ಮಂಗಳವಾರ, ಜುಲೈ 20, 2021 | ₹ 6.00

www.prajavani.net

/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಪರೀಕ್ಷೆ
ಬೆಂಗಳೂರಿನ ಗಿರಿನಗರದ ಆಡೆನ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ



ಆಸ್ಪತ್ರೆಗಳಿಗೆ ತರಾಟೆ: ನಿಯಮ ಉಲ್ಲಂಘಿಸಿದ ಆಸ್ಪತ್ರೆ ಮುಚ್ಚಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

'ರಿಯಲ್ ಎಸ್ಟೇಟ್ ಕಂಪನಿಯಂತಾಗಿವೆ ಆಸ್ಪತ್ರೆಗಳು'

ಮುಖ್ಯಾಂಶಗಳು

- ನ್ಯಾಯಾಲಯದ ನಿರ್ದೇಶನ ಮೀರಿದ್ದಕ್ಕೆ ತರಾಟೆ
- ವಿವರಣೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ



ನವದೆಹಲಿ (ಪಿಟಿಐ): ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ, ಆಸ್ಪತ್ರೆಗಳು ಸಾರ್ವಜನಿಕರ ಸೇವೆಗೆ ಆದ್ಯತೆ ನೀಡುವ ಬದಲು ಬೃಹತ್ ರಿಯಲ್ ಎಸ್ಟೇಟ್ ಕಂಪನಿಗಳಾಗಿ ಬದಲಾಗಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ.

ಕಟ್ಟಡಗಳ ಬೈಲಾ ಉಲ್ಲಂಘಿಸಿ 2–3 ಕೊಠಡಿಗಳ ಫ್ಲ್ಯಾಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ನರ್ಸಿಂಗ್ ಹೋಂ, ಆಸ್ಪತ್ರೆಗಳನ್ನು ಮುಚ್ಚಿಸುವಂತೆ ನಿರ್ದೇಶಿಸಿದೆ.

ಬೈಲಾ ಉಲ್ಲಂಘಿಸಿರುವ ಆಸ್ಪತ್ರೆಗಳಿಗೆ, ಅಗ್ನಿಶಾಮಕ ವ್ಯವಸ್ಥೆ ಮಾಡಿಕೊಳ್ಳಲು 2022ರ ಜುಲೈವರೆಗೆ ಅವಕಾಶ ನೀಡಿದ್ದಕ್ಕಾಗಿ ಗುಜರಾತ್ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. 'ನಿಯಮ ಉಲ್ಲಂಘಿಸುವವರಿಗೆ ನೀವು (ಗುಜರಾತ್ ಸರ್ಕಾರ) ಅವಕಾಶ ಕೊಡುತ್ತ ಹೋದರೆ, ಆ ಆಸ್ಪತ್ರೆಗಳು ಕ್ರಮಕೈಗೊಳ್ಳುವ ತನಕ, ರೋಗಿಗಳು ಸಾಯುತ್ತಲೇ ಇರುತ್ತಾರೆ' ಎಂದು ನ್ಯಾಯಾಲಯ ಹೇಳಿದೆ.

'ಸುಪ್ರೀಂ ಕೋರ್ಟ್ ಈ ಬಗ್ಗೆ ಡಿಸೆಂಬರ್‌ನಲ್ಲಿ ನಿರ್ದೇಶನ ನೀಡಿತ್ತು. ಆದಾಗ್ಯೂ, ನೀವು ಅದನ್ನು ಪಾಲಿಸದೇ ಆಸ್ಪತ್ರೆಗಳಿಗೆ ಅವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿದ್ದೇಕೆ' ಎಂದು ನ್ಯಾಯಪೀಠ ಪ್ರಶ್ನಿಸಿದೆ. ಈ ಬಗ್ಗೆ ವಾರದ ಒಳಗಾಗಿ ವಿವರಣೆ ನೀಡುವಂತೆ ಸೂಚಿಸಿತು. ಅಧಿಸೂಚನೆಯನ್ನು ಕೂಡಲೇ ಹಿಂದೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿತು.

'ವಸತಿ ಪ್ರದೇಶಗಳಲ್ಲಿ ಇಕ್ಕಟ್ಟಾದ ಸ್ಥಳದಲ್ಲಿ, ಅಗ್ನಿಶಾಮಕ ವ್ಯವಸ್ಥೆ ಇಲ್ಲದೇ ನಡೆಯುತ್ತಿರುವ ಇಂಥ ಆಸ್ಪತ್ರೆಗಳು ಮುಂದುವರಿಯಲು ನಾವು ಖಂಡಿತ ಅವಕಾಶ ಕೊಡುವುದಿಲ್ಲ. ಅವುಗಳನ್ನು ಕೂಡಲೇ ಮುಚ್ಚಿಸಬೇಕು' ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಹಾಗೂ ಎಂ.ಆರ್. ಶಾ ಅವರನ್ನು ಒಳಗೊಂಡ ನ್ಯಾಯಪೀಠ ಸೂಚಿಸಿತು. ಆಪತ್ಕಾಲದಲ್ಲಿ ರೋಗಿಗಳ ನೆರವಿಗೆ ನಿಲ್ಲಬೇಕಾದ ಆಸ್ಪತ್ರೆಗಳು ಹಣ ಮಾಡುವ ಕೇಂದ್ರಗಳಾಗಿವೆ ಎಂದೂ ಅಸಮಾಧಾನ ವ್ಯಕ್ತಪಡಿಸಿತು.

ಹಲವು ರೋಗಿಗಳು ಹಾಗೂ ಶುಶ್ರೂಷಕರ ಸಾವಿಗೆ ಕಾರಣವಾದ, ಮಹಾರಾಷ್ಟ್ರದ ನಾಸಿಕ್‌ನಲ್ಲಿ ಕಳೆದ ವರ್ಷ ಸಂಭವಿಸಿದ ಅಗ್ನಿ ಅವಘಡ ಪ್ರಕರಣವನ್ನು ಉಲ್ಲೇಖಿಸಿದ ನ್ಯಾಯಪೀಠ, 'ಅವ್ಯವಸ್ಥೆಯ ಆಗರವಾಗಿರುವ ಇಂಥ ಆಸ್ಪತ್ರೆ– ನರ್ಸಿಂಗ್ ಹೋಂಗಳನ್ನು ಮುಚ್ಚಿಸಿ, ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಅಗತ್ಯ ಸೌಕರ್ಯವನ್ನು ಒದಗಿಸಬೇಕು' ಎಂದು ಹೇಳಿತು.

ಅಧಿಸೂಚನೆಗೆ ಸಂಬಂಧಿಸಿ ವಿವರಣೆ ನೀಡುವುದರ ಜೊತೆಗೆ 2020ರ ಡಿಸೆಂಬರ್‌ನಲ್ಲಿ ನೀಡಿದ ನಿರ್ದೇಶನದ ಅನ್ವಯ, ರಾಜ್ಯ ಸರ್ಕಾರವು ಅಗ್ನಿಶಾಮಕ ಸುರಕ್ಷತೆಗೆ ಸಂಬಂಧಿಸಿದ ಪರಿಶೋಧನಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತು.

ಸುದ್ದಿ 2 ನಿಮಿಷ

ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಎಂ.ಕೃಷ್ಣಪ್ಪ ಅಧ್ಯಕ್ಷ

ಬೆಂಗಳೂರು: ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸದಸ್ಯರನ್ನಾಗಿ ಸುರಭಿ ರಘು ಮತ್ತು ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.



ಮದ್ಯಪಾನ ಸಂಯಮ ಮಂಡಳಿ: ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನಟಿ ಶ್ರುತಿ ಅವರನ್ನು ನೇಮಕ ಮಾಡಲಾಗಿದೆ. ಶ್ರುತಿ ಈ ಹಿಂದೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿದ್ದರು. ಭಾನುವಾರ ಅವರ ನೇಮಕ ರದ್ದು ಮಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಕಾ.ಪು. ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಇಂದು

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಮಂಗಳವಾರ (ಜುಲೈ 20) ಪ್ರಕಟವಾಗಲಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ ನಿರ್ಣಯ ಆಗಲಿದೆ.


ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರ ಫಲಿತಾಂಶವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಸಂಜೆ 4ಗಂಟೆ ಬಳಿಕ https://karresults.nic.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಫಲಿತಾಂಶ ವೀಕ್ಷಿಸಲು ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದೆ. ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ ನಲ್ಲಿ know my registration number ಲಿಂಕ್ ಮೂಲಕ ಕಲಿಯುತ್ತಿರುವ ಜಿಲ್ಲೆ, ಕಾಲೇಜು ಆಯ್ಕೆ ಮಾಡಿಕೊಂಡು ಪಡೆಯಬಹುದು. ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

ಕಾವೇರಿ ಕಣಿವೆಯ 91 ಟಿಎಂಸಿ ಅಡಿ ನೀರು ಬಳಕೆಗೆ ಅವಕಾಶ: 'ಸುಪ್ರೀಂ'ಗೆ ಕರ್ನಾಟಕದ ಕೋರಿಕೆ

ನದಿ ಜೋಡಣೆ ವಿರೋಧಿಸಿ ರಾಜ್ಯದ ಮೇಲ್ಮನವಿ

ಪ್ರಜಾವಾಣಿ ವಾರ್ತೆ



ಮೇಕೆದಾಟು ಪ್ರದೇಶ

ನವದೆಹಲಿ: ಕಾವೇರಿಯಲ್ಲಿ ಹೆಚ್ಚುವರಿಯಾಗಿ ಲಭ್ಯವಿರುವ 45 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ಆರಂಭಿಸಿರುವ ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಅಲ್ಲದೆ, ಕಾವೇರಿ ಕಣಿವೆಯಲ್ಲಿ ಹೆಚ್ಚುವರಿಯಾಗಿ ಲಭ್ಯವಿರುವ 91 ಟಿಎಂಸಿ ಅಡಿ ನೀರಿನ ಬಳಕೆಗೆ ಸಂವಿಧಾನದ 131ನೇ ವಿಧಿಯ ಅನ್ವಯ ಅವಕಾಶ ನೀಡುವಂತೆಯೂ ಕರ್ನಾಟಕ ಸರ್ಕಾರ ಕೋರಿದೆ.

ಕಾವೇರಿ ನದಿಯನ್ನು ವೈಗೈ, ವೆಲ್ಲಾರು ಮತ್ತು ಗುಂಡಾರು ನದಿಗಳೊಂದಿಗೆ ಜೋಡಿಸಲು ಅನುಮತಿ ಕೋರಿ ಕಳೆದ ಫೆಬ್ರುವರಿಯಲ್ಲಿ ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ನೀಡದಂತೆ ಸೂಚಿಸಬೇಕು ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ.

2018ರ ಫೆಬ್ರುವರಿ 16ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅನ್ವಯ ಸಾಮಾನ್ಯವಾಗಿ ಮಳೆ ಸುರಿದ ವರ್ಷ 177.25 ಟಿಎಂಸಿ ಅಡಿ ನೀರನ್ನು ಅಂತರರಾಜ್ಯ ಗಡಿಯಲ್ಲಿರುವ ಬಿಳಿಗುಂಡ್ಲು ಮಾಪನ ಕೇಂದ್ರದಿಂದ ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಲಾಗಿದೆ. ಆ ಪ್ರಕಾರವೇ ಆ ರಾಜ್ಯದ ಪಾಲನ್ನು ನೀಡಿದ ನಂತರ ಉಳಿಯುವ ಹೆಚ್ಚುವರಿ ನೀರಿನ ಬಳಕೆಗೆ ಅವಕಾಶ ನೀಡುವಂತೆಯೂ ಕೋರಲಾಗಿದೆ.

ಕಬಿನಿಯಲ್ಲಿ ಲಭ್ಯವಿರುವ 21 ಟಿಎಂಸಿ ಅಡಿ ನೀರನ್ನು ಅಗತ್ಯ ಇರುವ ಕಡೆ ತಿರುವಿಕೊಳ್ಳಲು ಕೇರಳಕ್ಕೆ ಅವಕಾಶ ನೀಡಿದ ಬಳಿಕ ಕರ್ನಾಟಕವು 284.75 ಟಿಎಂಸಿ ಅಡಿ ನೀರು ಬಳಕೆಯ ಅವಕಾಶ ಹೊಂದಿದೆ. ಕಣಿವೆಯಲ್ಲಿ ಲಭ್ಯವಿರುವ 91 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಬಳಸಬಹುದಾಗಿದೆ ಎಂದು ಕರ್ನಾಟಕ ಅರ್ಜಿಯಲ್ಲಿ ಪ್ರತಿಪಾದಿಸಿದೆ.

1934ರಿಂದ 1972ರವರೆಗಿನ ಲಭ್ಯ ದಾಖಲೆಗಳ ಅನ್ವಯ ಬಿಳಿಗುಂಡ್ಲು ಮಾಪನ ಕೇಂದ್ರದವರೆಗಿನ ಕಾವೇರಿ ಕಣಿವೆ ಪ್ರದೇಶ ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 91 ಟಿಎಂಸಿ ಅಡಿ ಹೆಚ್ಚುವರಿ ನೀರಿನ ಲಭ್ಯತೆಯನ್ನು ಕರ್ನಾಟಕ ಅಂದಾಜಿಸಿದೆ.

ಒಂದೊಮ್ಮೆ ನದಿ ಜೋಡಣೆ ಯೋಜನೆಗೆ ಅವಕಾಶ ನೀಡಿದಲ್ಲಿ ತಮಿಳುನಾಡಿಗೆ ಕಾವೇರಿ ಹೆಚ್ಚುವರಿ ನೀರಿನ ಬಳಕೆಯ ಮುಂಗಡ ಸ್ವಾಧೀನಕ್ಕೂ ಅನುಮತಿ ನೀಡಿದಂತಾಗಲಿದೆ. ಅಲ್ಲದೆ, ಕರ್ನಾಟಕವು ತನ್ನ ವ್ಯಾಪ್ತಿಯ ಜಲಾನಯನ ಪ್ರದೇಶದಲ್ಲಿ ಲಭ್ಯವಿರುವ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಕಾನೂನು ಅಡೆತಡೆಗಳನ್ನು ಎದುರಿಸುವ ಸಾಧ್ಯತೆ ಇದೆ ಎಂದು ಮೇಲ್ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಕಾವೇರಿ ಕಣಿವೆಯ ನೀರಿನ ಬಳಕೆಗಾಗಿ ಕರ್ನಾಟಕ ಆರಂಭಿಸಲಿರುವ ಮೇಕೆದಾಟು ಮತ್ತು ಮಾರ್ಕಂಡೇಯ ಯೋಜನೆಗಳನ್ನು ವಿರೋಧಿಸಿ ಈಗಾಗಲೇ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ನೀಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ.

ಮೇಕೆದಾಟು: ಮಾತುಕತೆ ಅನಗತ್ಯ ಎಂದ ಸ್ಟಾಲಿನ್

ನವದೆಹಲಿ/ಚೆನ್ನೈ (ಪಿಟಿಐ): ಮೇಕೆದಾಟು ಅಣೆಕಟ್ಟೆ ಯೋಜನೆ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದೊಂದಿಗೆ ಮಾತುಕತೆಯ ಸಾಧ್ಯತೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಳ್ಳಿಹಾಕಿದ್ದಾರೆ.

ಮೇಕೆದಾಟು ಯೋಜನೆ ಕಾರ್ಯಾರಂಭವಾಗುವುದಿಲ್ಲ ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮಗೆ ಭರವಸೆ ಕೊಟ್ಟಿದ್ದಾರೆ. ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ತಮಿಳುನಾಡು ಸರ್ಕಾರದ ನಿಯೋಗವು ಇತ್ತೀಚೆಗೆ ಭೇಟಿ ಮಾಡಿದಾಗಲೂ ಇದೇ ಭರವಸೆ ಸಿಕ್ಕಿದೆ. ಅದರೊಂದಿಗೆ, ಅಣೆಕಟ್ಟು ನೀರಿಗೆ ಸಂಬಂಧಿಸಿದ ಕಾನೂನು ತೊಡಕುಗಳನ್ನೂ ಪರಿಹರಿಸಬೇಕಾಗಿರುವುದರಿಂದ ತನ್ನ ಯೋಜನೆಯನ್ನು ಕರ್ನಾಟಕ ಮುಂದುವರಿಸುವುದಿಲ್ಲ ಎಂಬ ವಿಶ್ವಾಸ ತಮಗಿದೆ ಎಂದರು.

'ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದ್ದು, ನಾವು ಕಾನೂನಾತ್ಮಕವಾಗಿಯೇ ಹೋರಾಟ ನಡೆಸುತ್ತೇವೆ. ಮಾತುಕತೆಯ ಅವಶ್ಯಕತೆಯೇ ಬೀಳದು. ಈ ವಿಚಾರವನ್ನು ನಮ್ಮ ರಾಜ್ಯದ ಜಲಸಂಪನ್ಮೂಲ ಸಚಿವರೂ ಸ್ಪಷ್ಟಪಡಿಸಿದ್ದಾರೆ' ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸ್ಟಾಲಿನ್ ಉತ್ತರಿಸಿದರು.

ವಿಧಾನಸಭೆ ಶತಮಾನೋತ್ಸವ: ಮದ್ರಾಸ್ ಪ್ರಾಂತ್ಯದಲ್ಲಿ, 1921ರಲ್ಲಿ ಅಸ್ತಿತ್ವಕ್ಕೆ ಬಂದ ವಿಧಾನಸಭೆಯ (ಮದ್ರಾಸ್ ಶಾಸನ ಸಭೆ) ಶತಮಾನೋತ್ಸವ ಆಚರಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದ್ದಾಗಿ ಸ್ಟಾಲಿನ್ ತಿಳಿಸಿದರು.

ಚುನಾಯಿತ ಪ್ರಜಾ ಪ್ರತಿನಿಧಿಗಳ ಮೊದಲ ಸಭೆಯ ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಆಹ್ವಾನ ನೀಡಿದ್ದು, ಅವರು ಸಮ್ಮತಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ದಿನಾಂಕ ತಿಳಿಸುವುದಾಗಿ ಹೇಳಿದ್ದಾರೆ. ಅದೇ ಸಂದರ್ಭದಲ್ಲಿ, ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಭಾವಚಿತ್ರವನ್ನು ವಿಧಾನಸಭೆಯಲ್ಲಿ ಅನಾವರಣ ಮಾಡಲಾಗುವುದು ಎಂದು ಸ್ಟಾಲಿನ್ ತಿಳಿಸಿದರು.

'ಪ್ರತೀ ರಾಜ್ಯಕ್ಕೂ ಪಾಲು ಸಲ್ಲಬೇಕು'

ಪುದುಚೇರಿ (ಪಿಟಿಐ): ಕಾವೇರಿ ನದಿಯನ್ನು ಅವಲಂಬಿಸಿರುವ, ಅಚ್ಚುಕಟ್ಟು ಪ್ರದೇಶದ ಪ್ರತಿಯೊಂದು ರಾಜ್ಯಕ್ಕೂ ನದಿ ನೀರಿನ ಸಮರ್ಪಕ ಹಂಚಿಕೆಯಾಗಬೇಕು ಎಂದು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ತಮಿಳ್‌ಇಸೈ ಸೌಂದರರಾಜನ್ ಹೇಳಿದರು.

ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ತಮಿಳುನಾಡು ಸರ್ಕಾರ ವಿರೋಧಿಸಿರುವ ಸಂದರ್ಭದಲ್ಲಿ, ಅವರು ಈ ಹೇಳಿಕೆ ನೀಡಿದ್ದಾರೆ.

ಇಲ್ಲಿನ ಪುದುಕುಪ್ಪಂನಲ್ಲಿ, ಈರಂ ಫೌಂಡೇಶನ್ ಆಯೋಜಿಸಿದ್ದ ಕೆರೆಗಳ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪುದುಚೇರಿಯ ಕಾರೈಕಲ್, ನೀರಾವರಿಗಾಗಿ ಕಾವೇರಿಯನ್ನೇ ಅವಲಂಬಿಸಿದೆ. ಹೀಗಾಗಿ ಆಯಾ ರಾಜ್ಯಗಳ (ಕರ್ನಾಟಕ, ತಮಿಳುನಾಡು) ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಪಾಲು ಅವುಗಳಿಗೆ ಸಮರ್ಪಕವಾಗಿ ಸಿಗಬೇಕು ಎಂದಿದ್ದಾರೆ.

ರಾಜ್ಯಕ್ಕೆ ಜಿಎಸ್‌ಟಿ ಪರಿಹಾರ ಬಾಕಿ ₹ 12,702 ಕೋಟಿ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳಿಗೆ ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಪರಿಹಾರ ಮೊತ್ತದಲ್ಲಿ ಕರ್ನಾಟಕಕ್ಕೆ ₹ 12,702 ಕೋಟಿ ಬರಬೇಕಿದೆ. ಅತಿ ಹೆಚ್ಚಿನ ಬಾಕಿ ಮಹಾರಾಷ್ಟ್ರಕ್ಕೆ ಬರಬೇಕಿದೆ.

2020–21ನೇ ಹಣಕಾಸು ವರ್ಷಕ್ಕೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಬೇಕಿರುವ ಜಿಎಸ್‌ಟಿ ಪರಿಹಾರದ ಬಾಕಿ ಮೊತ್ತವು ಒಟ್ಟು ₹ 81,179 ಕೋಟಿಗಳಷ್ಟಿದೆ. ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಮೇ ಅವಧಿಯಲ್ಲಿ ನೀಡಬೇಕಿರುವ ಬಾಕಿಯು ₹ 55,345 ಕೋಟಿ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಹಿಂದಿನ ಹಣಕಾಸು ವರ್ಷಕ್ಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟಾರೆ ₹ 91 ಸಾವಿರ ಕೋಟಿ ಜಿಎಸ್‌ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಲಾಗಿದೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕಡಿಮೆ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ಜಿಎಸ್‌ಟಿ ಪರಿಹಾರ ಮೊತ್ತದ ಅಗತ್ಯ ಎದುರಾಗಿದೆ. ಇದೇ ವೇಳೆ ಜಿಎಸ್‌ಟಿ ಪರಿಹಾರ ಸೆಸ್ ಸಂಗ್ರಹವೂ ಕಡಿಮೆ ಆಗಿದೆ ಎಂದು ಅವರು ಹೇಳಿದ್ದಾರೆ.

2020–21ಕ್ಕೆ ಯಾವ ರಾಜ್ಯಗಳಿಗೆ ಎಷ್ಟು ಬಾಕಿ? (ಕೋಟಿ ₹ ಗಳಲ್ಲಿ)	
ಮಹಾರಾಷ್ಟ್ರ	15,138
ಕರ್ನಾಟಕ	7,202
ಉತ್ತರಪ್ರದೇಶ	7,109
ಗುಜರಾತ್	6,583
ತಮಿಳುನಾಡು	6,155
ದೆಹಲಿ	5,190
ಪಶ್ಚಿಮ ಬಂಗಾಳ	3,911
ಪಂಜಾಬ್	3,752

2021ರ ಏಪ್ರಿಲ್–ಮೇ ಅವಧಿಗೆ ಬಾಕಿ? (ಕೋಟಿ ₹ ಗಳಲ್ಲಿ)	
ಮಹಾರಾಷ್ಟ್ರ	7,995
ಕರ್ನಾಟಕ	5,500
ಗುಜರಾತ್	3,603

'ಕನ್ನಡದಲ್ಲಿ ಸುತ್ತೋಲೆ ಹೊರಡಿಸುವುದು ಕಡ್ಡಾಯ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಇನ್ನು ಮುಂದೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಏಕಕಾಲಕ್ಕೆ ಎಲ್ಲಾ ಆದೇಶ, ಸುತ್ತೋಲೆ, ಮಾರ್ಗಸೂಚಿ ಹಾಗೂ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು' ಎಂದು ಆರೋಗ್ಯ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕ ಚಂದ್ರ ಆದೇಶಿಸಿದ್ದಾರೆ.

'ಇಲಾಖೆಯಲ್ಲಿರುವ ಅನ್ಯ ಭಾಷಿಕ ಸಿಬ್ಬಂದಿಗೆ ಕನ್ನಡ ಕಲಿಸಲು ಹಾಗೂ ಅವರು ಕನ್ನಡ ಭಾಷೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತಾಗಲು ಅನುಕೂಲಕರ ವಾತಾವರಣ ಸೃಷ್ಟಿಸಬೇಕು. ಆಡಳಿತದ ಎಲ್ಲಾ ಹಂತಗಳಲ್ಲಿಯೂ ಕನ್ನಡದಲ್ಲಿಯೇ ವ್ಯವಹರಿಸಬೇಕು' ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.



ಕೆ.ವಿ ತ್ರಿಲೋಕ ಚಂದ್ರ

'ಟೆಲಿ ವೈದ್ಯಕೀಯ ಸೇವೆಯಲ್ಲಿ ರೋಗಿಗಳ ಔಷಧೋಪಚಾರದ ಬಗ್ಗೆ ಕನ್ನಡದಲ್ಲೇ ಮಾಹಿತಿ ಒದಗಿಸಬೇಕು. ರೋಗಿಗಳೊಂದಿಗೆ ಕನ್ನಡದಲ್ಲೇ ವ್ಯವಹರಿಸಲು ಅನುಕೂಲ ಮಾಡಿಕೊಡಲು ಹೊರ ರಾಜ್ಯದ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಥಳೀಯ ಅಧಿಕಾರಿಗಳಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪರಿಚಯ ಮಾಡಿಸಲು ಮುಂದಾಗಬೇಕು' ಎಂದು ತಿಳಿಸಿದ್ದಾರೆ.

'ಇಲಾಖೆಯ ಜಾಲತಾಣಗಳಲ್ಲಿನ ಎಲ್ಲಾ ಮಾಹಿತಿಯೂ ಕನ್ನಡದಲ್ಲೇ ಲಭ್ಯವಾಗುವಂತೆ ಕ್ರಮ ವಹಿಸಬೇಕು. ವೈದ್ಯಕೀಯ ಕ್ಷೇತ್ರದ ಮಾಹಿತಿಗಳನ್ನೊಳಗೊಂಡ ಕನ್ನಡ ಮಾಸ ಪತ್ರಿಕೆ ಪ್ರಕಟಿಸಬೇಕು' ಎಂದೂ ಅವರು ತಾಕೀತು ಮಾಡಿದ್ದಾರೆ.

'ರಾಜ್ಯದ ಎಲ್ಲಾ ಕ್ಷೇತ್ರ, ಇಲಾಖೆ ಹಾಗೂ ಹಂತಗಳಲ್ಲಿಯೂ ಕನ್ನಡ ಭಾಷೆ ಬಳಸಿ, ಭಾಷಾ ಬಳಕೆಯ ವ್ಯಾಪ್ತಿ ವಿಸ್ತರಿಸಬೇಕು. ಆ ಮೂಲಕ ಕನ್ನಡವನ್ನು ಸಾರ್ವಭೌಮಗೊಳಿಸಲು ಸಹಕರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರದ ಮೂಲಕ ಕೋರಿದ್ದಾರೆ. ಎಲ್ಲಾ ವೈದ್ಯರು, ರೋಗಿಗಳಿಗೆ ಅರ್ಥವಾಗುವ ಭಾಷೆಯಲ್ಲೇ ಅವರಿಗಿರುವ ಕಾಯಿಲೆ, ತೆಗೆದುಕೊಳ್ಳಬೇಕಾದ ಔಷಧ ಹಾಗೂ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಲಹೆ ನೀಡಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎಂದೂ ಮನವಿ ಮಾಡಿದ್ದಾರೆ. ಹೀಗಾಗಿ ಇಲಾಖೆಯಲ್ಲಿ ಕನ್ನಡ ಬಳಕೆ ಉತ್ತೇಜಿಸಲು ಸಂಸ್ಥೆಗಳ ಮುಖ್ಯಸ್ಥರು, ಮೇಲ್ವಿಚಾರಣಾ ಅಧಿಕಾರಿಗಳು ಕ್ರಮ ವಹಿಸಬೇಕು' ಎಂದು ಸೂಚಿಸಿದ್ದಾರೆ.

ವಿಟಿಯು: 26ರಿಂದ ಆಫ್‌ಲೈನ್ ಪರೀಕ್ಷೆ

ಪ್ರಜಾವಾಣಿ ವಾರ್ತೆ

ಬೆಳಗಾವಿ: 'ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 26ರಿಂದ ಆಫ್‌ಲೈನ್‌ನಲ್ಲಿ ನಡೆಯಲಿವೆ' ಎಂದು ಕುಲಪತಿ ಪ್ರೊ.ಕರಿಸಿದ್ದಪ್ಪ ತಿಳಿಸಿದರು.

'ಬಿ.ಇ, ಬಿ.ಟೆಕ್., ಬಿ.ಪ್ಲಾನ್ 8ನೇ ಹಾಗೂ ಆರ್ಕಿಟೆಕ್ಚರ್‌ನ 10ನೇ ಸೆಮಿಸ್ಟರ್ ಮತ್ತು ಎಂ.ಟೆಕ್., ಎಂ.ಆರ್ಕ್, ಎಂ.ಬಿ.ಎ. ಹಾಗೂ ಎಂ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗುವುದು. ಪ್ರಶ್ನೆಪತ್ರಿಕೆಯು ಓಪನ್ ಚಾಯ್ಸ್ ಮಾದರಿಯಲ್ಲಿರಲಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.

'ಕೋವಿಡ್ 2ನೇ ಅಲೆಯ ಕಾರಣದಿಂದಾಗಿ, ಬಿ.ಇ., ಬಿ.ಟೆಕ್., ಬಿ.ಪ್ಲಾನ್ ಪದವಿಗಳ ಪ್ರಥಮ ಸೆಮಿಸ್ಟರ್ ಹಾಗೂ ಎಂಬಿಎ, ಎಂಸಿಎ, ಎಂ.ಟೆಕ್., ಎಂ.ಆರ್ಕ್ ಸ್ನಾತಕೋತ್ತರ ಪದವಿಗಳಲ್ಲಿ ಬಾಕಿ ಇರುವ ವಿಷಯಗಳಿಗೆ ಜುಲೈ 27ರಿಂದ ಪರೀಕ್ಷೆ ಇರುತ್ತದೆ. ಪ್ರಶ್ನೆಪತ್ರಿಕೆಯ ರಚನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ' ಎಂದು ಹೇಳಿದರು.

'ಪರೀಕ್ಷೆಗಳನ್ನೂ ಕೋವಿಡ್ ಮಾರ್ಗಸೂಚಿ ಪ್ರಕಾರ ಮುನ್ನೆಚ್ಚರಿಕೆ ವಹಿಸಿ ನಡೆಸಲು ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.

'ಬಿ.ಇ., ಬಿ.ಟೆಕ್. ಬಿ.ಪ್ಲಾನ್ 2, 4 ಹಾಗೂ 6ನೇ ಸೆಮಿಸ್ಟರ್‌ಗಳ ಮತ್ತು ಎಂಬಿಎ, ಎಂ.ಆರ್ಕ್ ಹಾಗೂ ಎಂ.ಟೆಕ್. 2ನೇ ಸೆಮಿಸ್ಟರ್, ಎಂಸಿಎ ಮತ್ತು ಪಾರ್ಟ್ ಟೈಮ್ ಎಂ.ಟೆಕ್ 2ನೇ ಹಾಗೂ 4ನೇ ಸೆಮಿಸ್ಟರ್‌ಗಳ ಫಲಿತಾಂಶವನ್ನು ಸರ್ಕಾರದ ಮಾರ್ಗಸೂಚಿಯಂತೆ ಹಿಂದಿನ ಸೆಮಿಸ್ಟರ್‌ಗಳ ಸಾಧನೆ, ಆಂತರಿಕ ಅಂಕ ಆಧರಿಸಿ ಫಲಿತಾಂಶ ನೀಡಲಾಗುವುದು' ಎಂದರು.

'ಇದು ಆಯಾ ಸೆಮಿಸ್ಟರ್‌ಗಳಲ್ಲಿ ಓದುತ್ತಿರುವ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ. ಬ್ಯಾಕ್‌ಲಾಗ್ ವಿಷಯಗಳಿಗೆ ಅನ್ವಯಿಸುವುದಿಲ್ಲ. ಬ್ಯಾಕ್‌ಲಾಗ್ ವಿಷಯಗಳಿದ್ದರೆ ಅವುಗಳನ್ನು ಆಫ್‌ಲೈನ್ ಮೋಡ್‌ನಲ್ಲೇ ಬರೆಯಬೇಕು. ಆದರೆ, ಪ್ರಶ್ನೆಪತ್ರಿಕೆಯು ಓಪನ್ ಚಾಯ್ಸ್ ಮಾದರಿಯದಾಗಿರುತ್ತದೆ' ಎಂದು ವಿವರಿಸಿದರು.

'ಕಾಂಗ್ರೆಸ್ ಕೈವಾಡ'

ಬೆಂಗಳೂರು: 'ಕಾಂಗ್ರೆಸ್‌ನ ಮಹಾನಾಯಕನನ್ನು ಮಟ್ಟಹಾಕಲು ಅದೇ ಪಕ್ಷದ ಮೀರ್ ಸಾದಿಕ್ ದೆಹಲಿ ಪ್ರವಾಸದ ಮುನ್ನಾ ದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರಿನಲ್ಲಿ ನಕಲಿ ಆಡಿಯೊ ಹರಿ ಬಿಟ್ಟಿದ್ದಾರೆ' ಎಂದು ಬಿಜೆಪಿ ಆರೋಪಿಸಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದು, 'ಕಾಂಗ್ರೆಸ್ ಮಹಾನಾಯಕಿ ಮೆಚ್ಚುಗೆ ಪಡೆಯಲು ಈ ಕುತಂತ್ರದ ಮೊರೆ ಹೋಗಿದ್ದಾರೆ' ಎಂದು ಹೇಳಿದೆ.

ಇಂದ್ರಜಿತ್ ಲಂಕೇಶ್ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು: 'ನಟ ದರ್ಶನ್ ಅವರಿಂದ ಹೋಟೆಲ್‌ನಲ್ಲಿ ಹಲ್ಲೆಗೆ ಒಳಗಾದ ವ್ಯಕ್ತಿ ಪರಿಶಿಷ್ಟ ಜಾತಿಗೆ ಸೇರಿದವನು' ಎಂದು ಸುಳ್ಳು ಹೇಳುವ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪರಿಶಿಷ್ಟ ಪದವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ' ಎಂದು ಆದಿ ಜಾಂಬವ ಜನಸಂಘ ಹಾಗೂ ಮೂಲ ನಿವಾಸಿ ಅಂಬೇಡ್ಕರ್ ಸೇನೆ ಆರೋಪಿಸಿವೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಿ ಜಾಂಬವ ಜನಸಂಘದ ನಗರ ಜಿಲ್ಲಾ ಯುವ ಘಟಕದ ಅಧ್ಯಕ್ಷ ವೇಣು, 'ಪರಿಶಿಷ್ಟ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಎಂದು ಇಂದ್ರಜಿತ್ ಆರೋಪಿಸಿದ್ದರು. ಆದರೆ, ಆ ವ್ಯಕ್ತಿಯೇ ಮಾಧ್ಯಮಗಳ ಎದುರು 'ತಾನು ಪರಿಶಿಷ್ಟನಲ್ಲ, ಅಂತಹ ಜಾತಿಗೆ ಸೇರಿದವನಲ್ಲ' ಎಂದು ಸಮುದಾಯಕ್ಕೆ ಅವಮಾನವಾಗುವಂತೆ ಸ್ಪಷ್ಟನೆ ನೀಡಿದ್ದಾರೆ' ಎಂದು ಬೇಸರ ವ್ಯಕ್ತಪಡಿಸಿದರು.

'ಇಂದ್ರಜಿತ್, ಪರಿಶಿಷ್ಟ ಹೆಸರನ್ನು ಬಿಂಬಿಸಿ, ಇಡೀ ಸಮುದಾಯವನ್ನು ದರ್ಶನ್ ವಿರುದ್ಧ ತಿರುಗಿ ಬೀಳುವಂತೆ ಮಾಡುವ ಷಡ್ಯಂತ್ರ ನಡೆಸಿದ್ದಾರೆ. ಸಮುದಾಯವನ್ನು ಅವಮಾನಗೊಳಿಸಿರುವ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಆಗ್ರಹಿಸಿದರು.

'ದರ್ಶನ್ ಪ್ರಚೋದನೆ; ರೌಡಿಗಳಿಂದ ಬೆದರಿಕೆ'

'ನಟ ದರ್ಶನ್ ಹೆಸರು ಹೇಳಿಕೊಂಡು ಕರೆ ಮಾಡುತ್ತಿದ್ದ ಕೆಲ ರೌಡಿಗಳು, ಅಶ್ಲೀಲ ಚಿತ್ರ ಹಾಗೂ ಪದ ಬಳಸಿ ಜೀವ ಬೆದರಿಕೆಯೊಡ್ಡುತ್ತಿದ್ದಾರೆ' ಎಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕೋರಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು, ಎಫ್‌ಐಆರ್ ದಾಖಲಿಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. 'ನಟ ದರ್ಶನ್ ಅವರ ಪ್ರಚೋದನೆಯಿಂದಾಗಿ ಹಿಂಬಾಲಕರು ಹಾಗೂ ಕೆಲ ರೌಡಿಗಳು, ವಾಟ್ಸ್‌ಆ್ಯಪ್ ಕರೆ ಮಾಡಿ ಬೆದರಿಸುತ್ತಿದ್ದಾರೆ' ಎಂದು ಇಂದ್ರಜಿತ್ ದೂರಿನಲ್ಲಿ ತಿಳಿಸಿದ್ದಾರೆ.

ಒಂಬತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧದ ಪ್ರಕರಣ

ಮತ್ತಷ್ಟು ದಾಖಲೆ ಪತ್ತೆಮಾಡಿದ ಎಸಿಬಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ಒಂಬತ್ತು ಅಧಿಕಾರಿಗಳ ಮೇಲೆ ಗುರುವಾರ ದಾಳಿ ನಡೆಸಿದ್ದ ವೇಳೆ ವಶಪಡಿಸಿಕೊಂಡಿದ್ದ ದಾಖಲೆಗಳ ಪರಿಶೀಲನೆಯನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಆರಂಭಿಸಿದ್ದಾರೆ. ಮತ್ತಷ್ಟು ದಾಖಲೆಗಳನ್ನು ತನಿಖಾ ತಂಡ ಪತ್ತೆಮಾಡಿದೆ.

ರಾಜ್ಯದ ವಿವಿಧ ಜಿಲ್ಲೆಗಳ 43 ಸ್ಥಳಗಳಲ್ಲಿ ಶೋಧ ನಡೆಸಲಾಗಿತ್ತು. ದಾಳಿಗೊಳಗಾದವರ ಪೈಕಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮುಖ್ಯ ಯೋಜನಾಧಿಕಾರಿ ಹುದ್ದೆಯಲ್ಲಿದ್ದ ಆರ್.ಪಿ. ಕುಲಕರ್ಣಿ ಅವರು ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ರಾಜಧಾನಿಯ ವ್ಯಾಪ್ತಿಯಲ್ಲಿ ಎರಡು ಎಕರೆ ಜಮೀನು ಖರೀದಿಸಿರುವ ದಾಖಲೆಯನ್ನು ತನಿಖಾ ತಂಡ ಪತ್ತೆಮಾಡಿದೆ. ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಎ. ಕೃಷ್ಣಮೂರ್ತಿ ಅವರು 'ಪೇಯಿಂಗ್ ಗೆಸ್ಟ್' ನಡೆಸುತ್ತಿರುವ ದಾಖಲೆಗಳೂ ಸಿಕ್ಕಿವೆ.

ಬೀದರ್‌ನ ಬಸವಕಲ್ಯಾಣ ಗ್ರಾಮೀಣ ಕುಡಿಯುವ ನೀರು ಸರಬರಾಜು ಉಪ ವಿಭಾಗದ ಕಿರಿಯ ಎಂಜಿನಿಯರ್ ಸುರೇಶ್ ಒಡೆತನದ ಪೆಟ್ರೋಲ್ ಬಂಕ್‌ನಲ್ಲಿ ₹ 25 ಲಕ್ಷ ನಗದು ಮತ್ತು 90 ಗ್ರಾಂ. ಚಿನ್ನ ಪತ್ತೆಯಾಗಿದೆ. ಈ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಶೇ 395ರಷ್ಟು ವ್ಯತ್ಯಾಸ: ಕಿರಿಯ ಎಂಜಿನಿಯರ್ ಸುರೇಶ್ ಅವರ ಆದಾಯ, ವೆಚ್ಚಗಳಿಗೆ ಹೋಲಿಸಿದರೆ ಶೇಕಡ 395.76ರಷ್ಟು ಹೆಚ್ಚಿನ ಆಸ್ತಿ ಅವರ ಬಳಿ ಪತ್ತೆಯಾಗಿದೆ. ಮಂಡ್ಯ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ. ವೆಂಕಟೇಶ್ ಬಳಿ ಶೇ 354.33ರಷ್ಟು, ಹಿರಿಯ ಮೋಟಾರು ವಾಹನ ನಿರೀಕ್ಷಕ ಎ. ಕೃಷ್ಣಮೂರ್ತಿ ಬಳಿ ಶೇ 307ರಷ್ಟು, ಮಾಲೂರು ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಎಚ್.ಆರ್. ಕೃಷ್ಣಮೂರ್ತಿ ಬಳಿ ಶೇ 271.07ರಷ್ಟು ಅಕ್ರಮ ಆಸ್ತಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಡುಪಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣ ಎಸ್. ಹೆಬ್ಸೂರು ಬಳಿ ಶೇ 146.70ರಷ್ಟು, ವಿಜಯಪುರದ ಕೆಪಿಟಿಸಿಎಲ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಬಳಿ ಶೇ 129.74ರಷ್ಟು, ಬಳ್ಳಾರಿಯ ಎಲೆಕ್ಟ್ರಿಕ್ ಇನ್‌ಸ್ಪೆಕ್ಟರ್ ಎ.ಎನ್. ವಿಜಯಕುಮಾರ್ ಬಳಿ ಶೇ 127.55ರಷ್ಟು ಮತ್ತು ದಕ್ಷಿಣ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀಧರ್ ಬಳಿ ಶೇ 98.76ರಷ್ಟು ಅಕ್ರಮ ಆಸ್ತಿ ಕಂಡುಬಂದಿದೆ ಎಂದು ಮೂಲಗಳು ಹೇಳಿವೆ.

ಸಿಪಿಒ ಆರ್.ಪಿ. ಕುಲಕರ್ಣಿ ವರ್ಗಾವಣೆ

ಎಸಿಬಿ ದಾಳಿಗೊಳಗಾಗಿದ್ದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್‌ಎಚ್‌ಡಿಪಿ) ಮುಖ್ಯ ಯೋಜನಾಧಿಕಾರಿ (ಸಿಪಿಒ) ಆರ್.ಪಿ. ಕುಲಕರ್ಣಿ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿದೆ.

ಎಸ್‌ಎಚ್‌ಡಿಪಿ ಸಿಪಿಒ ಹುದ್ದೆಗೆ ಕರ್ನಾಟಕ ರಾಜ್ಯ ಹೆದ್ದಾರಿ ಯೋಜನೆ (ಕೆಶಿಪ್) ಮುಖ್ಯ ಯೋಜನಾಧಿಕಾರಿ ಬಿ. ಗುರುಪ್ರಸಾದ್ ಅವರನ್ನು ನೇಮಿಸಲಾಗಿದೆ. ಗುರುಪ್ರಸಾದ್ ಅವರಿಗೆ ಕೆಶಿಪ್ ಮುಖ್ಯ ಯೋಜನಾಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ನೀಡಲಾಗಿದೆ. ಕುಲಕರ್ಣಿ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ.

ಆರ್.ಪಿ. ಕುಲಕರ್ಣಿ ಅವರ ಆದಾಯ, ವೆಚ್ಚದ ಮಾಹಿತಿಗೆ ಹೋಲಿಸಿದರೆ ಶೇ 67.90ರಷ್ಟು ಅಕ್ರಮ ಆಸ್ತಿ ಕಂಡುಬಂದಿದೆ. ಆದರೆ, ಆರೋಪಿತ ಅಧಿಕಾರಿಯ ಮಗ ಮತ್ತು ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರ ಪಾಲುದಾರಿಕೆಯಲ್ಲಿ ಆರಂಭಿಸಿರುವ 13 ನವೋದ್ಯಮಗಳ ಹೆಸರಿನಲ್ಲಿ ₹ 16 ಕೋಟಿ ಲಾಭದ ಲೆಕ್ಕ ತೋರಿಸಲಾಗಿದೆ. ಈ ವಹಿವಾಟು ಸಂಶಯಾಸ್ಪದವಾಗಿದ್ದು, ನಂತರವೇ ಖಚಿತ ಅಂಕಿಅಂಶ ಲಭ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.

'ಹಣ ಒಯ್ದಿದ್ದಾರೆಂದು ನಾನೆಲ್ಲಿ ಹೇಳಿದ್ದೆ'

ಬೆಂಗಳೂರು: 'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಜೆಡಿಎಸ್ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು ಬಿಜೆಪಿ ನಾಯಕರ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದರು.

'ನಾನು ತಪ್ಪು ಅರ್ಥದಲ್ಲಿ ಹೇಳಿಕೆ ನೀಡಿರಲಿಲ್ಲ. ನಾನೂ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಧಾನಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಲು ಹೋಗುವಾಗ ಶಾಲು, ಮೈಸೂರು ಪೇಟ ಕೊಂಡೊಯ್ಯುತ್ತಿದ್ದೆವು. ಲಘುವಾದ ಅರ್ಥದಲ್ಲಿ ಮಾತಾಡಿಲ್ಲ' ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೊ ತುಣುಕು ಹರಿದಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, 'ಇತ್ತೀಚೆಗೆ ಆಡಿಯೊ, ವಿಡಿಯೊ ಹರಿದಾಡುವುದು ಹೆಚ್ಚಾಗಿದೆ. ಮಾತನಾಡುವಾಗ ಎಚ್ಚರ ಇರಬೇಕು. ತನಿಖೆ ನಡೆದರೆ ಏನೂ ಆಗುವುದಿಲ್ಲ' ಎಂದು ಹೇಳಿದರು.

ಜಲಾಶಯಕ್ಕೆ ತೊಂದರೆ ಇಲ್ಲ: ಕಾವೇರಿ ನೀರಾವರಿ ನಿಗಮ ಸ್ಪಷ್ಟನೆ

ಕೆಆರ್‌ಎಸ್: ಮೆಟ್ಟಿಲಿನ 30 ಕಲ್ಲು ಕುಸಿತ

ಪ್ರಜಾವಾಣಿ ವಾರ್ತೆ



ಜಲಾಶಯದ ಕಾವೇರಿ ಪ್ರತಿಮೆಗೆ ತೆರಳುವ ಮಾರ್ಗದ ಮೆಟ್ಟಿಲಿನ ಕಲ್ಲುಗಳು ಕುಸಿದಿರುವುದು

ಮಂಡ್ಯ: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ಮೇಲ್ಭಾಗದಿಂದ ಕಾವೇರಿ ಪ್ರತಿಮೆ ಬಳಿಗೆ ಇಳಿಯುವ ಮಾರ್ಗದ ಮೆಟ್ಟಿಲಿನ 30 ಕಲ್ಲುಗಳು ಭಾನುವಾರ ಕುಸಿದು ಬಿದ್ದಿದ್ದು, ಆತಂಕ ಸೃಷ್ಟಿಸಿದೆ.

'ಜಲಾಶಯ ಬಿರುಕು ಬಿಟ್ಟಿದೆ' ಎಂದು ಸಂಸದೆ ಸುಮಲತಾ ಅವರು ಹೇಳಿದ್ದ ಕೆಲವೇ ದಿನಗಳಲ್ಲಿ ಕುಸಿತವಾಗಿದೆ. 'ಸತತ ಮಳೆ ಸುರಿಯುತ್ತಿರುವುದರಿಂದ ಕಲ್ಲುಗಳು ಉರುಳಿದ್ದು, ಜಲಾಶಯಕ್ಕೆ ಧಕ್ಕೆ ಇಲ್ಲ' ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹೇಳಿದ್ದಾರೆ.

ಜಲಾಶಯಕ್ಕೆ ಹೊಂದಿಕೊಂಡಂತೆ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ. ಅಲ್ಲಿಯೇ ಕಾವೇರಿ ಪ್ರತಿಮೆ ಇದೆ. ಆ ಮಾರ್ಗದ 30 ಅಡಿ ಎತ್ತರದಲ್ಲಿ ಮೆಟ್ಟಿಲುಗಳ ಕೆಳಭಾಗದಲ್ಲಿ ಕಲ್ಲು ಕಟ್ಟಡ ನಿರ್ಮಿಸಲಾಗಿದೆ. ಜಲಾಶಯದ ಆವರಣದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು, ವಾಹನ ಸಂಚಾರ ಹೆಚ್ಚಾಗಿದೆ.

'ಜಲಾಶಯದ ಕಲ್ಲುಗಳು ಕುಸಿದಿಲ್ಲ. ತೇವಾಂಶವಿರುವುದರಿಂದ ಕಾವೇರಿ ಪ್ರತಿಮೆ ಬಳಿಗೆ ತೆರಳುವ ಮಾರ್ಗದ ಮೆಟ್ಟಿಲಿನ ಕಲ್ಲುಗಳಷ್ಟೇ ಬಿದ್ದಿವೆ. ಜಲಾಶಯ ಸುರಕ್ಷಿತವಾಗಿದೆ. ಅನುಮಾನ ಬೇಡ' ಎಂದು ನಿಗಮದ ಅಧೀಕ್ಷಕ ಎಂಜಿನಿಯರ್ ವಿಜಯ್‌ಕುಮಾರ್ ತಿಳಿಸಿದ್ದಾರೆ.

ಶಾಸಕ ಭೇಟಿ: ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

'ಭಾನುವಾರ ರಾತ್ರಿ 10 ಗಂಟೆ ವೇಳೆಗೆ ಕಲ್ಲು ಕುಸಿದಿರುವ ಮಾಹಿತಿ ಸಿಕ್ಕಿತು. ಆಗಲೇ ಅಧಿಕಾರಿಗಳೊಂದಿಗೆ ಮಾತನಾಡಿದ್ದೆ. ಜಲಾಶಯಕ್ಕೂ ಅದಕ್ಕೂ ಸಂಬಂಧ ಇಲ್ಲ. ಅಣೆಕಟ್ಟೆಗೆ 15 ಮೀಟರ್ ಅಂತರವಿದೆ' ಎಂದು ಹೇಳಿದ್ದಾರೆ.

ಕಳಪೆ ಕಾಮಗಾರಿ ಕಾರಣ?

ಇದೇ ಮೊದಲ ಬಾರಿಗೆ ಕಲ್ಲುಗಳು ಕುಸಿದಿವೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಅದೇ ಜಾಗದಲ್ಲಿ ಹಲವು ಬಾರಿ ಕಲ್ಲುಗಳು ಕುಸಿದಿದ್ದು ಹಿಂದೆ ಮಣ್ಣಿನಿಂದ ತೇಪೆ ಹಾಕಲಾಗಿದೆ. ಕಳಪೆ ಕಾಮಗಾರಿ ಮಾಡಿದ್ದ ಕಾರಣ ಅದೇ ಜಾಗದಲ್ಲಿ ಮತ್ತೆ ಮತ್ತೆ ಕುಸಿತ ಉಂಟಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಂಸದೆ ಸುಮಲತಾ ಆಕ್ಷೇಪ

ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕುಸಿತವಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕ ರವೀಂದ್ರ ಶ್ರೀಕಂಠಯ್ಯ ಕೂಡ, ರಾತ್ರಿ ನಡೆದಿದೆ ಎಂದು ತಿಳಿಸಿದ್ದಾರೆ. ಆದರೆ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಬಹಿರಂಗಗೊಂಡಿದ್ದು ಭಾನುವಾರ ಸಂಜೆ ನಡೆದಿರುವುದು ಗೊತ್ತಾಗಿದೆ. ಅಧಿಕಾರಿಗಳ ಭಿನ್ನ ಹೇಳಿಕೆಗೆ ಸಂಸದೆ ಸುಮಲತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

'ಭಾನುವಾರ ರಾತ್ರಿ 10.45ರವರೆಗೂ ಅಧಿಕಾರಿಗಳು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕುಸಿತಕ್ಕೆ ಜಲಾಶಯದ ಆಸುಪಾಸಿನಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಕಾರಣವೇ ಎಂಬ ಬಗ್ಗೆ ಪತ್ತೆ ಮಾಡಬೇಕು' ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ
ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಕ್ಷೇಮ ಕುಶಲ
ವ್ಯಾಯಾಮ ಮಾಡುವುದರಿಂದ ಶರೀರಕ್ಕೆ ಬಲ ಬರುತ್ತದೆ. ಮಾಂಸಖಂಡಗಳು ದೃಢವಾಗಿ ಶರೀರದ ಕಾಂತಿ ಹೆಚ್ಚುತ್ತದೆ, ಆಲಸ್ಯ ಇರುವುದಿಲ್ಲ.



ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
52,553 ▼	15,752 ▼	₹49,560 (ಬೆಂಗಳೂರು)	₹69,400 (ಬೆಂಗಳೂರು)	74.88 ▼

ಮೌನಕ್ಕೆ ಶರಣಾದ ಯಡಿಯೂರಪ್ಪ ● ಮುಖ್ಯಮಂತ್ರಿ ಭೇಟಿಯಾದ ಶಾಮನೂರು

ಕಟೀಲ್ ಆಡಿಯೊ: ಬಿಜೆಪಿಗೆ ಸಂಕ್ಷೋಭೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮುಖ್ಯಮಂತ್ರಿ ಮತ್ತು ಹಿರಿಯ ಸಚಿವರ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ ಎನ್ನಲಾದ ಆಡಿಯೊ ಈಗ ಕಮಲ ಪಾಳೆಯದಲ್ಲಿ ಸಂಕ್ಷೋಭೆಗೆ ಕಾರಣವಾಗಿದೆ.

'ಆಡಿಯೊ ನನ್ನದಲ್ಲ, ನಕಲಿ' ಎಂದು ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಮಂಗಳೂರಿನಲ್ಲಿ ಸ್ಪಷ್ಟನೆ ನೀಡಿದರು. ಈ ಸೋರಿಕೆ ಹಿಂದೆ ಯಡಿಯೂರಪ್ಪ ಮಗ ಬಿ.ವೈ.ವಿಜಯೇಂದ್ರ ಇದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡಪಾಟೀಲ ಯತ್ನಾಳ ಆರೋಪಿಸಿದ್ದಾರೆ.

ಆದರೆ, ಈ ಎಲ್ಲ ವಿದ್ಯಮಾನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೌನಕ್ಕೆ ಶರಣಾಗಿದ್ದಾರೆ. ಅವರ ಆಪ್ತ ಶಾಸಕರೂ ಬಹುತೇಕ ಮೌನವಾಗಿದ್ದಾರೆ.

ಆಡಿಯೊ ಬಗ್ಗೆ ಹೇಳಿಕೆಗಳನ್ನು ನೀಡಿದ ಹಲವು ಸಚಿವರು, ಯಡಿಯೂರಪ್ಪ ನಾಯಕತ್ವದ ಮೇಲೆ 'ವಿಶ್ವಾಸ' ವ್ಯಕ್ತಪಡಿಸಿದ್ದರೆ, ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಅವರು 'ಸಚಿವ ಸ್ಥಾನ ಬಿಡಿ ಎಂದರೆ ಅದಕ್ಕೆ ಸಿದ್ಧನಿದ್ದು, ಪಕ್ಷದ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ' ಎಂದು ಹೇಳಿದ್ದಾರೆ.

ನಳಿನ್ ಕುಮಾರ್ ಅವರ ದೂರವಾಣಿ ಕದ್ದಾಲಿಕೆ ಆಗಿರಲೂ ಬಹುದು ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಹರಿದಾಡುತ್ತಿವೆ.

6ನೇ ಪುಟ ನೋಡಿ

ಆಪ್ತರೊಂದಿಗೆ ಬಿಎಸ್‌ವೈ ಭೋಜನ ಕೂಟ

ಆಡಿಯೊ ಗಲಾಟೆಯ ಮಧ್ಯೆಯೂ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಕೆಲವು ಆಪ್ತ ಸಚಿವರಿಗಾಗಿ ತಾಜ್‌ವೆಸ್ಟ್ ಎಂಡ್ ಹೊಟೇಲ್‌ನಲ್ಲಿ ಭೋಜನ ಕೂಟ ಏರ್ಪಡಿಸಿದ್ದರು.


ಯಡಿಯೂರಪ್ಪ

ಭೋಜನಕೂಟದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ, ವಿ. ಸೋಮಣ್ಣ, ಡಾ.ಸುಧಾಕರ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ ಭಾಗವಹಿಸಿದ್ದರು.

ಈ ವೇಳೆ ಯಡಿಯೂರಪ್ಪ ಲೋಕಾಭಿರಾಮವಾಗಿ ಚರ್ಚೆ ನಡೆಸಿದ್ದು ಬಿಟ್ಟರೆ, ರಾಜ್ಯ ರಾಜಕೀಯದ ಬಗ್ಗೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಪ್ರಸ್ತಾಪವನ್ನೇ ಮಾಡಲಿಲ್ಲ. ಕೋಲಾಹಲಕ್ಕೆ ಕಾರಣವಾಗಿರುವ ಕಟೀಲ್ ಅವರದ್ದು ಎನ್ನಲಾದ ಆಡಿಯೊ ಬಗ್ಗೆಯೂ ಚಕಾರ ಎತ್ತಲಿಲ್ಲ ಎಂದು ಗೊತ್ತಾಗಿದೆ.

ಪಂಜಾಬ್‌ನಲ್ಲಿ ನವಜೋತ್ ಸಿಂಗ್ ಸಿಧು ಅಲ್ಲಿನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಆಗಿರುವುದು, ಉತ್ತರ ಪ್ರದೇಶದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಯಿತು. ಮಹಾರಾಷ್ಟ್ರದಲ್ಲಿ ಸದ್ಯವೇ ಮಹತ್ತರ ರಾಜಕೀಯ ಬೆಳವಣಿಗೆಯಾಗಲಿದ್ದು, ಅಲ್ಲಿ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರ ಹೋಗಲಿದ್ದು, ಶಿವಸೇನಾ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂಬ ಚರ್ಚೆಯೂ ನಡೆಯಿತು ಎಂದು ಮೂಲಗಳು ಹೇಳಿವೆ.

ಗೂಟದ ಕಾರು ಹೋಗುತ್ತೆ ಅಷ್ಟೇ: ಈಶ್ವರಪ್ಪ



'ಮಂತ್ರಿ ಸ್ಥಾನ ಹೋದರೆ ಗೂಟದ ಕಾರು ಹೋಗುತ್ತದೆ ಅಷ್ಟೆ. ರಾಜಕಾರಣದಲ್ಲಿ ಯಾರೂ ನಿರಂತರವಾಗಿ ಗೂಟ ಹೊಡೆದುಕೊಂಡು ಕೂರಲು ಸಾಧ್ಯವಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದರು.'ನಾನೊಬ್ಬ ಬಿಜೆಪಿ ಸಾಮಾನ್ಯ ಕಾರ್ಯಕರ್ತ. ಹಿಂದೂ ಸಮಾಜ, ದೇಶದ ಅಭಿವೃದ್ಧಿಯ ಚಿಂತಕ. ಮೊದಲ ಬಾರಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಚಿವ ಸ್ಥಾನ ಸಿಕ್ಕಿತ್ತು. ರಾಜೀನಾಮೆ ಕೇಳಿದ್ದರು. ಮರು ಮಾತನಾಡದೇ ರಾಜೀನಾಮೆ ಕೊಟ್ಟು ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದೆ. ಕನಕಪುರದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸಲು ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದೆ. ಶಾಸಕ, ಮಂತ್ರಿ, ಮುಖ್ಯಮಂತ್ರಿ ಸ್ಥಾನ ಯಾವುದೇ ಇರಲಿ ಗೂಟ ಹೊಡೆದುಕೊಂಡಿರಲು ಆಗದು' ಎಂದರು.

'ಪಕ್ಷಕ್ಕೆ ಬಿಎಸ್‌ವೈ ಆತ್ಮ ಇದ್ದಂತೆ'



'ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಕ್ಷಕ್ಕೆ ಯಡಿಯೂರಪ್ಪ ಆತ್ಮವಿದ್ದಂತೆ. ಯಡಿಯೂರಪ್ಪ ನಮ್ಮ ಸರ್ವಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ' ಎಂದು ನಳಿನ್ ಕುಮಾರ್ ಮಂಗಳೂರಿನಲ್ಲಿ ಹೇಳಿದ್ದಾರೆ.
'ವೈರಲ್ ಆಗಿರುವ ಆಡಿಯೊಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ. ತನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸುವುದಿಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿದ್ದೇನೆ' ಎಂದರು.

ಬಿಎಸ್‌ವೈ ಬೆಂಬಲಕ್ಕೆ ಕಾಂಗ್ರೆಸ್‌ನ ಲಿಂಗಾಯತ ನಾಯಕರು

ಬೆಂಗಳೂರು: 'ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡಿದರೆ ಬಿಜೆಪಿ ವೀರಶೈವ–ಲಿಂಗಾಯತರ ಅವಕೃಪೆಗೆ ಒಳಗಾಗಬೇಕಾಗುತ್ತದೆ' ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೂ ಲಿಂಗಾಯತ ಸಮುದಾಯದ ಪ್ರಮುಖರೂ ಆಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ. 6

ಎಸ್ಸೆಸ್ಸೆಲ್ಸಿ ಪರೀಕ್ಷೆ: 8,986 ವಿದ್ಯಾರ್ಥಿಗಳು ಗೈರು

ಬೆಂಗಳೂರು: ಎಸ್ಸೆಸ್ಸೆಲ್ಸಿ ಕೋರ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ವಿಷಯಗಳ ಪರೀಕ್ಷೆಗೆ ನೋಂದಣಿಯಾಗಿದ್ದ ಒಟ್ಟು ವಿದ್ಯಾರ್ಥಿಗಳ ಪೈಕಿ ಸೋಮವಾರ ನಡೆದ ಪರೀಕ್ಷೆಗೆ 8,986 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆಗೆ ಒಟ್ಟು 8,76,508 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 6

ಸಂಸತ್ ಕಲಾಪ; ಸರ್ಕಾರದ ಸ್ಪಷ್ಟನೆ ಕೇಳಿದ ಪ್ರತಿಪಕ್ಷಗಳು

ಸಚಿವ ನಿಶಿತ್ ಬಾಂಗ್ಲಾದವರೇ?

ನವದೆಹಲಿ (ಪಿಟಿಐ): ಕೇಂದ್ರ ಗೃಹಖಾತೆ ರಾಜ್ಯ ಸಚಿವರಾಗಿ ನೂತನವಾಗಿ ನೇಮಕವಾಗಿರುವ ನಿಶಿತ್ ಪ್ರಮಾಣಿಕ್ ಅವರ ರಾಷ್ಟ್ರೀಯತೆ ಬಗ್ಗೆ ಸೋಮವಾರ ಆರಂಭವಾದ ಸಂಸತ್ ಅಧಿವೇಶನದಲ್ಲಿ ಭಾರಿ ಚರ್ಚೆ ನಡೆಯಿತು. ನಿಶಿತ್ ಅವರು ಬಾಂಗ್ಲಾದೇಶದವರು ಎಂಬ ಆರೋಪಗಳಿದ್ದು, ಇದಕ್ಕೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಪ್ರತಿಪಕ್ಷಗಳ ಆರೋಪವನ್ನು ಅಲ್ಲಗಳೆದ ಸರ್ಕಾರ, ದಲಿತ ಮುಖಂಡನೊಬ್ಬನ ಚಾರಿತ್ರ್ಯವಧೆ ಮಾಡುವ ಯತ್ನವಿದು ಎಂದು ಕರೆದಿದೆ.

ಸಚಿವರ ರಾಷ್ಟ್ರೀಯತೆ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ರಾಜ್ಯಸಭೆಯ ವಿರೋಧ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಟಿಎಂಸಿ ಸಂಸದ ಸುಖೇಂದು ಶೇಖರ್ ಆಗ್ರಹಿಸಿದರು.

ಸಚಿವರ ಹೆಸರು ಉಲ್ಲೇಖಿಸದೇ ಮಾತನಾಡಿದ ಶೇಖರ್, ವಿಕಿಪೀಡಿಯಾದಲ್ಲಿ ಪರಿಶೀಲಿಸಿದರೆ, ಗೃಹಖಾತೆ ರಾಜ್ಯ ಸಚಿವರು ಬಾಂಗ್ಲಾದೇಶಿಗರು ಎಂಬುದು ಉಲ್ಲೇಖವಾಗಿದೆ ಎಂದರು. ಶೇಖರ್ ಮಾತಿಗೆ ಖರ್ಗೆ ದನಿಗೂಡಿಸಿದರು. 'ಸಂಸದರು ಪ್ರಸ್ತಾಪಿಸಿರುವ ವಿಷಯ ಸರಿಯಾಗಿದ್ದು, ಸಚಿವರು ಬಾಂಗ್ಲಾದೇಶಿಗರೇ, ಅಲ್ಲವೇ ಎಂದು ತಿಳಿಯಲು ಹಕ್ಕಿದೆ' ಎಂದು ಹೇಳಿದರು.

ರಾಷ್ಟ್ರೀಯತೆ ಕುರಿತು ತನಿಖೆ ನಡೆಸುವಂತೆ ಕೋರಿ ರಾಜ್ಯಸಭಾ ಸದಸ್ಯ ಮತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಿಪೂನ್ ಬೋರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳೆದ ವಾರ ಪತ್ರ ಬರೆದಿದ್ದರು.

11ನೇ ಪುಟ ನೋಡಿ



ಬಾಹುಗಳಿಗೆ (ತೋಳು) ಲಸಿಕೆ ನೀಡಲಾಗುತ್ತದೆ. ಹೀಗಾಗಿ ಲಸಿಕೆ ಪಡೆದವರು 'ಬಾಹುಬಲಿ'ಗಳು. ಈಗ ದೇಶದಲ್ಲಿ 40 ಕೋಟಿ ಬಾಹುಬಲಿಗಳು ಇದ್ದಾರೆ
ನರೇಂದ್ರ ಮೋದಿ, ಪ್ರಧಾನಿ

ಅಕ್ರಮ ಕಣ್ಗಾವಲು ಅಸಾಧ್ಯ: ವೈಷ್ಣವ್

ಪೆಗಾಸಸ್ ಗೂಢಚರ್ಯೆ ಪ್ರಕರಣವು ಸಂಸತ್ ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಗೂಢಚರ್ಯೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವಿರುವುದಾಗಿ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ತಿಳಿಸಿದರು.

ಸ್ವಯಂಪ್ರೇರಿತ ಹೇಳಿಕೆ ನೀಡಿದ ಅವರು, ಭಾರತದಲ್ಲಿ ಅನಧಿಕೃತ ವ್ಯಕ್ತಿಗಳಿಂದ ಯಾವುದೇ ರೀತಿಯ ಅಕ್ರಮ ಕಣ್ಗಾವಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯ ಕೋವಿಡ್ ಅಂಕಿ–ಅಂಶ

28,85,238 ▲	ಒಟ್ಟು ಸೋಂಕಿತರು (28,83,947 ನಿನ್ನೆಯ ವಿವರ)
27,527 ▼	ಸಕ್ರಿಯ ಪ್ರಕರಣಗಳು
28,21,491 ▲	ಗುಣಮುಖರಾದವರು
36,197 ▲	ಒಟ್ಟು ಸಾವು

ದಿನದ ಏರಿಕೆ

ಹೊಸ ಪ್ರಕರಣ	1,291 ▼
ಗುಣಮುಖ	3,015 ▲
ಸಾವು	40 ▲

ಆಧಾರ: ರಾಜ್ಯ ಆರೋಗ್ಯ ಇಲಾಖೆ
ಪ್ರಜಾವಾಣಿ ಗ್ರಾಫಿಕ್ಸ್

ಇಂದಿನ ಪಾಡ್‌ಕಾಸ್ಟ್ ವಿಶೇಷ
ಪ್ರಜಾವಾಣಿ ಕನ್ನಡ ಧ್ವನಿ
ಸುದ್ದಿ ಸ್ವಾರಸ್ಯ
ಪ್ರತೀ ದಿನ: ದಿನದ ಸೂಕ್ತಿ, ವಚನವಾಣಿ ಸಂಪಾದಕೀಯ, ಪ್ರಚಲಿತ
Prajavani.net/podcast

ಚಿನಕುರಳಿ
ಪ್ರಕಾಶ್ ಶೆಟ್ಟಿ







ಹೆಣ್ಣೂರು–ಬಾಗಲೂರು ರಸ್ತೆ ಬಳಿ ವಿಶಾಲವಾಗಿರುವ ರಾಜಕಾಲುವೆ (ಎಡಚಿತ್ರ), ರೈಲ್ವೆ ಮಾರ್ಗದ ಬಳಿ ಕಿರಿದಾಗಿರುವ ಸೇತುವೆ

–ಪ್ರಜಾವಾಣಿ ಚಿತ್ರಗಳು/ ಅನೂಪ್ ರಾಘ್ ಟಿ.

ರಾಜಕಾಲುವೆಗೆ ಅಡ್ಡಲಾಗಿರುವ ಕಿರಿದಾದ ರೈಲ್ವೆ ಸೇತುವೆ: ಮನೆಗಳಿಗೆ ನುಗ್ಗುವ ನೀರು

ವಡ್ಡರಪಾಳ್ಯದಲ್ಲಿ ಪ್ರವಾಹದ ಕನವರಿಕೆ

• ವಿಜಯಕುಮಾರ್ ಎಸ್.ಕೆ.

ಬೆಂಗಳೂರು: ರಾಜಕಾಲುವೆಗೆ ಅಡ್ಡಲಾಗಿರುವ ರೈಲ್ವೆ ಸೇತುವೆ, ಜೋರು ಮಳೆ ಬಂದರೆ ಪಕ್ಕದ ಬಡಾವಣೆಗಳಿಗೆ ನುಗ್ಗುವ ನೀರು, ಕಳೆದ ವರ್ಷ ಆಗಿದ್ದ ಹಾನಿಯ ಕನವರಿಕೆಯಲ್ಲೇ ಇರುವ ಬಡಾವಣೆಗಳ ಜನ...

ಇದು ಹೆಣ್ಣೂರು-ಬಾಗಲೂರು ರಸ್ತೆಯ ಪಕ್ಕದಲ್ಲಿರುವ ಹೊರಮಾವು ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿನಗರದ ಶ್ರೀಸಾಯಿ ಬಡಾವಣೆ ಸ್ಥಿತಿ. ಹೆಬ್ಬಾಳ, ನಾಗವಾರ, ಯಲಹಂಕ, ಅಲ್ಲಾಳಸಂದ್ರ, ಜಕ್ಕೂರು, ರಾಚೇನಹಳ್ಳಿ ಕೆರೆಗಳನ್ನು ದಾಟಿ, ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಹಾದು, ಎಲಿಮೆಂಟ್ಸ್ ಮಾಲ್ ಪಕ್ಕದಲ್ಲಿ ಹೋಗುವ ರಾಜ ಕಾಲುವೆಗೆ ಮುಂದೆ ಸಾಗಿದಂತೆ ಕೆ.ಜಿ. ಹಳ್ಳಿ ಕಡೆಯಿಂದ ಬರುವ ಮತ್ತೊಂದು ರಾಜಕಾಲುವೆಯೂ ಸೇರಿಕೊಳ್ಳುತ್ತದೆ. ಅಲ್ಲಿಂದ ಮುಂದಕ್ಕೆ ಹೆಣ್ಣೂರು–ಬಾಗಲೂರು ರಸ್ತೆ ತನಕ ರಾಜಕಾಲುವೆ ವಿಸ್ತಾರವಾಗಿ ಹರಿಯುತ್ತಿದೆ.

ಈ ರಸ್ತೆ ದಾಟಿದ ನಂತರವೂ ಲಿಂಗರಾಜಪುರದ ಕಡೆಯಿಂದ ಬರುವ ಮತ್ತೊಂದು ರಾಜಕಾಲುವೆಯೂ ಇದರೊಳಗೆ ವಿಲೀನಗೊಳ್ಳುತ್ತದೆ. ಅಲ್ಲಿಂದ ನೂರು ಮೀಟರ್ ದೂರದಲ್ಲೇ ರೈಲ್ವೆ ಮಾರ್ಗ ಎದುರಾಗುತ್ತದೆ. ರಾಜ ಕಾಲುವೆಯು ರೈಲ್ವೆ ಮಾರ್ಗವನ್ನು ದಾಟಲು ಸಣ್ಣ ಸಣ್ಣ ಕಿಂಡಿಯಂತಹ ಎರಡು ಸೇತುವೆಗಳಿವೆ. ರೈಲು ಮಾರ್ಗಕ್ಕೂ ಹಿಂದಿನ ರಾಜಕಾಲುವೆ 45 ಮೀಟರ್ ಅಗಲ ಇದ್ದರೆ, ರೈಲ್ವೆ ಸೇತುವೆ ದಾಟಿದ ಬಳಿಕ ಕಿರಿದಾಗಿ ಹರಿಯು ತ್ತದೆ. ಎರಡೂ ಕಡೆ ಎತ್ತರವಾಗಿ ಕಟ್ಟಲಾಗಿರುವ ತಡೆಗೋಡೆಗಳು ಇಲ್ಲಿಗೇ ಮುಕ್ತಾಯವಾಗುತ್ತವೆ. ಬೇಸಿಗೆಯಲ್ಲಿ ನೀರು ಸಣ್ಣದಾಗಿ ಹರಿಯುವ ಕಾರಣ ಇದು ಸಮಸ್ಯೆಯಾಗಿ ಕಾಣಿಸುವುದಿಲ್ಲ. ಮಳೆಗಾಲದಲ್ಲಿ ಜೋರು ಮಳೆ ಬಂದಾಗ ಸಮಸ್ಯೆ ಎದುರಾಗುತ್ತದೆ.

ಕಳೆದ ವರ್ಷ ಜೋರು ಮಳೆಯ ಸಂದರ್ಭದಲ್ಲಿ ನೀರು ರೈಲ್ವೆ ಮಾರ್ಗದ ಬಳಿ ಅಣೆಕಟ್ಟೆಗಳ ಹಿನ್ನೀರಿನಂತೆ ನಿಂತಿತ್ತು. ನೀರು ಹೆಚ್ಚಾದಂತೆ ಅಕ್ಕಪಕ್ಕದ ಬಡಾವಣೆಗಳಿಗೆ ನುಗ್ಗಿತ್ತು. ವಡ್ಡರಪಾಳ್ಯ, ಕಾವೇರಿನಗರದ ಶ್ರೀಸಾಯಿ ಬಡಾವಣೆಗಳು ಜಲಾವೃತಗೊಂಡಿದ್ದವು. ಮನೆಗಳಿಗೇ ಮಳೆ ನೀರು ನುಗ್ಗಿದ್ದರಿಂದ ದಿನಸಿ ಪದಾರ್ಥ, ಪೀಠೋಪಕರಣ, ಎಲೆಕ್ಟ್ರಾನಿಕ್ ವಸ್ತುಗಳು ನೀರುಪಾಲಾಗಿದ್ದವು. ಮನೆಯ ಮುಂದೆ ನಿಂತಿದ್ದ ವಾಹನಗಳೂ ತೇಲಿ ಹೋಗಿದ್ದವು.

ಈಗ ಮತ್ತೆ ಮಳೆಗಾಲ ಆರಂಭವಾದರೂ ಸಮಸ್ಯೆ ಸರಿಯಾಗಿಲ್ಲ. ಮತ್ತೊಮ್ಮೆ ಜೋರು ಮಳೆಯಾದರೆ ನೀರು ನುಗ್ಗುವ ಆತಂಕದಲ್ಲಿ ಜನ ಇದ್ದಾರೆ. ರೈಲ್ವೆ ಸೇತುವೆ ವಿಸ್ತರಣೆ ಮಾಡಲು ₹18 ಕೋಟಿ ಅಂದಾಜು ಮೊತ್ತದ ಯೋಜನೆಯನ್ನು ರೈಲ್ವೆ ಇಲಾಖೆ ಸಿದ್ಧಪಡಿಸಿತ್ತು. ಆದರೆ, ಕಾಮ ಗಾರಿ ಆರಂಭವಾಗದೆ ಯೋಜನೆ ನನೆ ಗುದಿಗೆ ಬಿದ್ದಿದೆ.

ಕೊಚ್ಚಿ ಹೋಗದಿರಲಿ ಬದುಕು 2



ರೈಲ್ವೆ ಸೇತುವೆ ಕಿರಿದಾಗಿರುವುದೇ ಬಡಾವಣೆಗಳಿಗೆ ನೀರು ನುಗ್ಗಲು ಕಾರಣ. ಮಳೆಗಾಲದಲ್ಲೂ ನೀರು ನುಗ್ಗುವ ಆತಂಕ ಇದೆ. ಸೇತುವೆ ವಿಸ್ತರಣೆಯೇ ಇದಕ್ಕೆ ಪರಿಹಾರ

ಮುನಿರಾಜು, ಹೆಣ್ಣೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ

ವಿಡಿಯೋ ನೋಡಲು
ಈ ಕೋಡ್ ಸ್ಕ್ಯಾನ್ ಮಾಡಿ
ಪ್ರಜಾವಾಣಿ ನೋಡಿಯೊ

‘ಸಮಸ್ಯೆಯಾಗುವ ಸಾಧ್ಯತೆ ಇಲ್ಲ’

‘ರಾಜಕಾಲುವೆಯಲ್ಲಿ ದೊಡ್ಡದಾಗಿ ಇದ್ದ ಒಳಚರಂಡಿ ಚೇಂಬರ್ ಒಡೆದು ಹಾಕಲಾಗಿದ್ದು, ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗಿದೆ. ಈ ವರ್ಷ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ’ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ (ರಾಜಕಾಲುವೆ) ಬಿ.ಎಸ್. ಪ್ರಹ್ಲಾದ್ ತಿಳಿಸಿದರು.

‘ಈಗ ಮಾಡಿರುವ ಕೆಲಸದಿಂದಲೇ ಸಮಸ್ಯೆ ಪರಿಹಾರವಾದರೆ ರೈಲ್ವೆ ಸೇತುವೆ ವಿಸ್ತರಿಸುವ ದೊಡ್ಡ ಮೊತ್ತದ ಯೋಜನೆ ಕಾರ್ಯಗತಗೊಳಿಸುವ ಅಗತ್ಯ ಇಲ್ಲ. ಸಮಸ್ಯೆ ಎದುರಾದರೆ ಆ ಯೋಜನೆ ಆರಂಭಿಸುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.



ರಾಜಕಾಲುವೆ ನೀರು ಸರಾಗವಾಗಿ ಹರಿದು ಹೋಗದ ಕಾರಣ ಕಳೆದ ವರ್ಷ ಮನೆಗಳಿಗೆ ನೀರು ನುಗ್ಗಿ ಸಮಸ್ಯೆ ಅನುಭವಿಸಿದ್ದೇವೆ. ಮತ್ತೆ ಮಳೆ ಬಂದರೆ ತೊಂದರೆಗೆ ಸಿಲುಕುವ ಆತಂಕ ಇದೆ

ಜಾನ್, ವಡ್ಡರಪಾಳ್ಯ ನಿವಾಸಿ



ರಾಜಕಾಲುವೆ ನೀರು ಮನೆಗಳಿಗೆ ನುಗ್ಗಿ ದಿನಸಿ ಪದಾರ್ಥ, ವಾಹನಗಳು ಎಲ್ಲವೂ ಹಾಳಾದವು. ಹಾನಿಯಿಂದ ಆದ ನಷ್ಟದಿಂದ ಮೇಲೆ ಬರಲು ಈಗಲೂ ಸಾಧ್ಯವಾಗಿಲ್ಲ.

ಮನು, ವಡ್ಡರಪಾಳ್ಯ ನಿವಾಸಿ

ಒಕ್ಕಲಿಗರ ಮೀಸಲಾತಿ ಹಕ್ಕೊತ್ತಾಯ ಕುರಿತು ಚಿಂತನ ಸಭೆ ನಾಳೆ

ನೆಲಮಂಗಲ: ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಶ್ರಯದಲ್ಲಿ ಮೀಸಲಾತಿ ಹೆಚ್ಚಳದ ಹಕ್ಕೊತ್ತಾಯದ ಬಗ್ಗೆ ಚಿಂತನ ಮಂಥನ ಸಭೆಯು ಪಟ್ಟಣದ ಕುಣಿಗಲ್ ವೃತ್ತದ ಬಳಿಯ ಒಕ್ಕಲಿಗರ ಮಹಾಸಭಾ ಅಧ್ಯಕ್ಷ ಎಂ. ನಾರಾಯಣಗೌಡ ಅವರ ಮಾರುತಿ ಕಾಂಪ್ಲೆಕ್ಸ್‌ನಲ್ಲಿ ಜುಲೈ21ರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಕುವೆಂಪು ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಜಿ.ರಾಜು ತಿಳಿಸಿದ್ದಾರೆ.

ಆದಿಚುಂಚನಗಿರಿ ಮಠದ ಅಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ನಂಜಾವಧೂತ ಶ್ರೀಗಳು, ಕುಣಿಗಲ್ ಅರೆಶಂಕರ ಮಠದ ಸಿದ್ದರಾಮ ಚೈತನ್ಯ ಸ್ವಾಮೀಜಿ, ಶಿವಾನಂದಾಶ್ರಮದ ರಮಣಾನಂದ ಶ್ರೀಗಳು, ಸಮಿತಿ ಸಂಚಾಲಕ ಆಡಿಟರ್ ನಾಗರಾಜು, ಸಾಹಿತಿ ಎಲ್.ಎನ್. ಮುಕುಂದರಾಜು ಭಾಗವಹಿಸುವರು

ಅರ್ಕಾವತಿ ಬಡಾವಣೆ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್ ಭರವಸೆ

ಶೀಘ್ರವೇ 400 ಮಂದಿಗೆ ನಿವೇಶನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅರ್ಕಾವತಿ ಬಡಾವಣೆಯಲ್ಲಿ ರೀಡು ಹಾಗೂ ಡಿನೋಟಿಫಿಕೇಷನ್ ಕಾರಣಗಳಿಂದಾಗಿ ನಿವೇಶನ ಹಂಚಿಕೆ ರದ್ದಾಗಿರುವ 400 ನಿವೇಶನದಾರರಿಗೆ ಶೀಘ್ರವೇ ಇದೇ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.

‘ಪ್ರಜಾವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ಸೋಮವಾರ ಅವರು ಪ್ರಾಧಿಕಾರಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಅರ್ಕಾವತಿ ಬಡಾವಣೆಯಲ್ಲಿ ಹಂಚಿಕೆಯಾಗಿರುವ ನಿವೇಶನ ಕಳೆದುಕೊಂಡ ಅನೇಕರು ಕರೆ ಮಾಡಿ ಅಳಲು ತೋಡಿಕೊಂಡರು. ಇನ್ನೂ ಮೂಲಸೌಕರ್ಯ ಕಲ್ಪಿಸದ ಕಾರಣ ನಿವೇಶನ ಲಭ್ಯವಿದ್ದರೂ ಮನೆ ನಿರ್ಮಿಸಲು ಸಾಧ್ಯವಾಗದೇ ಇರುವ ಬಗ್ಗೆಯೂ ಕೆಲವರು ಗಮನ ಸೆಳೆದರು.

‘ಈ ಬಡಾವಣೆಯಲ್ಲಿ ಹಂಚಿಕೆಗೆ ಲಭ್ಯವಿರುವ 400 ನಿವೇಶನಗಳನ್ನು ಗುರುತಿಸಿದ್ದೇವೆ. ನಿವೇಶನ ಕಳೆದುಕೊಂಡವರ ಪಟ್ಟಿ ತಯಾರಿಸಲಾಗಿದೆ. ಜ್ಯೇಷ್ಠತೆ ಆಧಾರದಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಶೀಘ್ರವೇ ಬದಲಿ ನಿವೇಶನದ ಹಂಚಿಕೆ ಪತ್ರವನ್ನು ಕೊಡಿಸಲಿದ್ದೇವೆ’ ಎಂದರು. ‘ಅರ್ಕಾವತಿ ಬಡಾವಣೆಯಲ್ಲಿ ನಿವೇಶನ ಕಳೆದುಕೊಂಡವರು ಒಪ್ಪಿದರೆ ಅವರಿಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬದಲಿ ನಿವೇಶನ ನೀಡಲಿದ್ದೇವೆ. ಆಸಕ್ತರು ಅರ್ಜಿ ಹಾಕಬಹುದು’ ಎಂದು ತಿಳಿಸಿದರು.

‘ಶಿವರಾಮ ಕಾರಂತ ಬಡಾವಣೆಗೆ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶಗಳಲ್ಲಿ ಬಿಡಿಎಯಿಂದ ಮಂಜೂರಾತಿ ಪಡೆದು ಕೆಲವರು ಬಡಾವಣೆ ನಿರ್ಮಿಸಿದ್ದಾರೆ. ಇಂತಹ ಕಡೆ ಕಂದಾಯ ನಿವೇಶನ ಹೊಂದಿದ್ದವರಿಗೆ ಪ್ರಾಧಿಕಾರದ ವತಿಯಿಂದಲೇ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಸುಪ್ರೀಂ ಕೋರ್ಟ್ ಕೂಡಾ ಈ ಬಗ್ಗೆ ನಿರ್ದೇಶನ ನೀಡಿದೆ’ ಎಂದು ಬಿಡಿಎ ಅಧ್ಯಕ್ಷರು ಮೋಹನ ಬಾಬು ಅವರ ಪ್ರಶ್ನೆಗೆ ಉತ್ತರಿಸಿದರು.

‘ಪಿಆರ್‌ಆರ್: ಶೀಘ್ರವೇ ಜಾಗತಿಕ ಟೆಂಡರ್’

‘15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್) ಕಾಮಗಾರಿಗೆ ಜಾಗತಿಕ ಟೆಂಡರ್ ಕರೆಯುವ ಪ್ರಸ್ತಾವನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ. ಈ ಕಾಮಗಾರಿಗೆ ಶೀಘ್ರವೇ ಟೆಂಡರ್ ಕರೆಯಲಾಗುತ್ತದೆ. ಇಸ್ರೇಲ್, ಟರ್ಕಿ ಹಾಗೂ ಸ್ವಿಟ್ಜರ್‌ಲೆಂಡ್‌ನ ಕಂಪನಿಗಳು ಈ ಯೋಜನೆಗೆ ಬಂಡವಾಳ ಹೂಡಲು ಮುಂದೆ ಬಂದಿವೆ’ ಎಂದು ಬಿಡಿಎ ಅಧ್ಯಕ್ಷರು ತಿಳಿಸಿದರು.

ಪಿಆರ್‌ಆರ್ ಯೋಜನೆಗಾಗಿ ಜಾಗ ಕಳೆದುಕೊಳ್ಳಲಿರುವ ಅನೇಕರು ಕರೆ ಮಾಡಿ ಅಳಲು ತೋಡಿಕೊಂಡರು. ‘15 ವರ್ಷಗಳಿಂದ ನಮ್ಮ ಜಾಗವನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ. ಈ ಜಾಗವನ್ನು ಮಾರಾಟ ಮಾಡಲು ಅಥವಾ ಅಡ ಇಟ್ಟು ಸಾಲ ಪಡೆಯುವುದಕ್ಕೂ ಆಗುತ್ತಿಲ್ಲ. ಈ ಯೋಜನೆ ಬಗ್ಗೆ ಬಿಡಿಎ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಈ ಬಡಾವಣೆಗಾಗಿ ಬಿಟ್ಟುಕೊಡುವ ಜಾಗಕ್ಕೆ ಪ್ರಾಧಿಕಾರವು ಮಾರ್ಗಸೂಚಿ ಮೌಲ್ಯದ ದುಪ್ಪಟ್ಟು ಪರಿಹಾರ ಧನ ಹಾಗೂ ಸೊಲೇಷಿಯಂ ನೀಡಲಿದೆ. ಈ ಜಾಗಕ್ಕೆ ಉತ್ತಮ ದರ ಸಿಗುವ ಬಗ್ಗೆ ಆತಂಕ ಬೇಡ. ಭೂಮಿಗೆ ಪರಿಹಾರ ನೀಡಿದ ಬಳಿಕವೇ ಕಾಮಗಾರಿ ಆರಂಭಿಸಲಿದ್ದೇವೆ’ ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು.

‘ಕೆಂಪೇಗೌಡ ಬಡಾವಣೆ: 2022 ಅಂತ್ಯದೊಳಗೆ ಮೂಲಸೌಕರ್ಯ’

‘ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು 2022ರ ಡಿಸೆಂಬರ್‌ಗೆ ಮುನ್ನ ಪೂರ್ಣಗೊಳಿಸಲಾಗುವುದು’ ಎಂದು ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.

ನಾಡಪ್ರಭು ಕೆಂಪೇಗೌಡ ಬಡಾವಣೆಯ ಭೂಸ್ವಾಧೀನ ಪೂರ್ಣಗೊಳ್ಳದ ಕಾರಣ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಸೂರ್ಯಕಿರಣ್ ಗಮನ ಸೆಳೆದರು.

‘ಈ ಬಡಾವಣೆಯಲ್ಲಿ ತ್ಯಾಜ್ಯ ನೀರನ್ನು ತೃತೀಯ ಹಂತದಲ್ಲಿ ಶುದ್ಧೀಕರಿಸಿ ಮರುಬಳಕೆ ಮಾಡುವ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಹಾಗೂ ಶುದ್ಧೀಕರಿಸಿದ ತ್ಯಾಜ್ಯ ನೀರು ಪೂರೈಕೆಗೆ ಜೋಡಿಕೊಳವೆ ಮಾರ್ಗ ಅಳವಡಿಕೆ ಮಾಡಲಾಗುತ್ತದೆ. ಈ ಬಡಾವಣೆಯು ವಿಶಾಲ ರಸ್ತೆಗಳನ್ನು ಹೊಂದಿರಲಿದೆ’ ಎಂದರು.



ಸಾರ್ವಜನಿಕರ ಅಹವಾಲುಗಳನ್ನು ಎಸ್‌.ಆರ್‌.ವಿಶ್ವನಾಥ್ ಆಲಿಸಿದರು

ಪ್ರಜಾವಾಣಿ ಫೋನ್‌–ಇನ್

‘ಹತ್ತಾರು ಸಮಸ್ಯೆ – ತ್ವರಿತ ಪರಿಹಾರ’

ಕರೆ ಮಾಡಿದ ನಿವೇಶನದಾರರು ಬಿಡಿಎ ಬಡಾವಣೆಗಳಲ್ಲಿನ ಹತ್ತಾರು ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಇವುಗಳನ್ನು ತ್ವರಿತವಾಗಿ ಬಗೆಹರಿಸಲು ಕ್ರಮಕೈಗೊಳ್ಳುವುದಾಗಿ ಎಸ್.ಆರ್.ವಿಶ್ವನಾಥ್ ಭರವಸೆ ನೀಡಿದರು.

ಮರಿಗೌಡ: ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಕನ್ನಳ್ಳಿ ಕೆರೆ ಆಸುಪಾಸಿನ ನಿವೇಶನಗಳಲ್ಲಿ ನೀರು ನಿಲ್ಲುವುದರಿಂದ ಕಟ್ಟಡ ನಿರ್ಮಿಸಲು ಸಾಧ್ಯವಾಗದು.

ಎಸ್.ಆರ್.ವಿಶ್ವನಾಥ್: ಈ ಪರಿಸರದಲ್ಲಿ ನೀರು ನಿಲ್ಲದಂತೆ ತಡೆಯಲು ಕಾಲುವೆ ನಿರ್ಮಿಸಲಾಗುತ್ತದೆ. ಅದರಿಂದಲೂ ಸಮಸ್ಯೆ ಬಗೆಹರಿಯದಿದ್ದರೆ, ಇಲ್ಲಿ ನಿವೇಶನ ಹಂಚಿಕೆಯಾದವರಿಗೆ ಬದಲಿ ನಿವೇಶನ ನೀಡಲಾಗುವುದು.

ನವೀನ, ಪ್ರಭುಲಿಂಗ ಪಾಟೀಲ: ಹಲಗೆವಡೇರಹಳ್ಳಿಯಲ್ಲಿ ಬಿಡಿಎ ನಿರ್ಮಿಸಿರುವ ಅಪಾರ್ಟ್‌ಮೆಂಟ್ ಸಮುಚ್ಚಯದ ನಿರ್ವಹಣೆಯನ್ನು ಗುತ್ತಿಗೆದಾರರು ಸರಿಯಾಗಿ ನಡೆಸುತ್ತಿಲ್ಲ.

ವಿಶ್ವನಾಥ್: ಗುತ್ತಿಗೆದಾರರನ್ನು ಹಾಗೂ ಎಂಜಿನಿಯರ್ ಅವರನ್ನು ಕರೆಸಿ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡುತ್ತೇನೆ.

ಸಂಜೀವ ಶೆಟ್ಟಿ: ನಾಡಪ್ರಭು ಕೆಂಪೇಗೌಡ ಬಡಾವಣೆಗಾಗಿ 2 ಲಕ್ಷಕ್ಕೂ ಅಧಿಕ ಮರ, ಗಿಡಗಳನ್ನು ಕಡಿಯಲಾಗಿದೆ. ಇಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು.

ವಿಶ್ವನಾಥ್: ಬಡಾವಣೆಯಲ್ಲಿ ಉದ್ಯಾನಗಳಿಗೆ ಮೀಸಲಿಟ್ಟ ಪ್ರದೇಶಗಳಲ್ಲಿ ಮರಗಳ ಉದ್ಯಾನ ನಿರ್ಮಿಸುತ್ತೇವೆ. ಇಲ್ಲಿ ಕೆರೆ ಮತ್ತು ರಾಜಕಾಲುವೆಗಳ ಮೀಸಲು ಪ್ರದೇಶದಲ್ಲಿ ಸಸಿಗಳನ್ನು ನೆಡುವಂತೆ ಸೂಚನೆ ನೀಡುತ್ತೇನೆ.

ತಿಮ್ಮಪ್ಪ: ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಉದ್ಯಾನಗಳಿಗೆ ಮೀಸಲಿಟ್ಟ ಜಾಗದಲ್ಲಿ ಸ್ಮಶಾನ ನಿರ್ಮಿಸಲಾಗಿದೆ. ಅಕ್ಕ ಪಕ್ಕದಲ್ಲಿ ನಿರ್ಮಾಣವಾಗಿರುವ ಮನೆಗಳಿಗೆ ಸಮಸ್ಯೆ ಆಗುತ್ತಿದೆ.

ವಿಶ್ವನಾಥ್: ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮಕೈಗೊಳ್ಳುತ್ತೇವೆ.

ಸಿದ್ಧರಾಜು: ಬಿಡಿಎ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿರುವವರಿಗೆ ನಿವೇಶನದ ಪೂರ್ಣ ಮೌಲ್ಯವನ್ನೂ ಕಟ್ಟಿಸಿಕೊಳ್ಳದೇ ಜಾಗದ ಹಕ್ಕು ಬಿಟ್ಟುಕೊಡುವುದು ಅನ್ಯಾಯವಲ್ಲವೇ?

ವಿಶ್ವನಾಥ್: 12 ವರ್ಷಗಳ ಹಿಂದೆ ಮನೆ ನಿರ್ಮಿಸಿದವರಿಗೆ ಮಾತ್ರ ನಿರ್ದಿಷ್ಟ ಮೊತ್ತದ ದಂಡವನ್ನು ಕಟ್ಟಿಸಿಕೊಂಡು ಹಂಚಿಕೆ ಪತ್ರ ನೀಡಲಾಗುತ್ತದೆ. ಒಂದು ಬಾರಿಗೆ ಸೀಮಿತವಾಗಿ ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ.

ವೇದಮೂರ್ತಿ: ಅಂಜನಾಪುರ ಬಡಾವಣೆಯಲ್ಲಿ ನಮಗೆ 2003ರಲ್ಲಿ ನಿವೇಶನ ಹಂಚಿಕೆಯಾಗಿದೆ. ಇನ್ನೂ ಇಲ್ಲಿಗೆ ಒಳಚರಂಡಿ, ಕುಡಿಯುವ ನೀರು ಹಾಗೂ ವಿದ್ಯುತ್ ದೀಪಗಳ ವ್ಯವಸ್ಥೆ ಕಲ್ಪಿಸಿಲ್ಲ.

ವಿಶ್ವನಾಥ್: ಈ ಬಗ್ಗೆ ಪರಿಶೀಲಿಸಿ, ಮೂಲಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ.

ಎನ್‌ಎಸ್‌ಯುಐ ಅಧ್ಯಕ್ಷರನ್ನು ಬದಲಿಸಲು ಆಗ್ರಹ

ಬೆಂಗಳೂರು: ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐಗೆ ಹೊಸತಾಗಿ ನೇಮಕಗೊಂಡಿರುವ ಅಧ್ಯಕ್ಷ ಕೀರ್ತಿ ಗಣೇಶ್ ಅವರನ್ನು ಬದಲಿಸುವಂತೆ ಆಗ್ರಹಿಸಿ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಎದುರು ಎನ್‌ಎಸ್‌ಯುಐ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮನೆಯಲ್ಲಿದ್ದ ಶಿವಕುಮಾರ್, ಘೋಷಣೆ ಕೂಗದಂತೆ ಸೂಚಿಸಿದರು. ಬಳಿಕ ಸುಮ್ಮನಾದ ಕಾರ್ಯಕರ್ತರು, ತಮ್ಮ ಬೇಡಿಕೆಯನ್ನು ಅವರ ಮುಂದಿಟ್ಟರು. ಕಾರ್ಯಕರ್ತರ ಅಹವಾಲು ಆಲಿಸಿದ ಶಿವಕುಮಾರ್, ‘ನಾನು ದೆಹಲಿಗೆ ಹೋಗಿ ಬರುತ್ತೇನೆ. ನಂತರ ಸಮಸ್ಯೆ ಬಗೆಹರಿಸುತ್ತೇನೆ’ ಎಂದು ಭರವಸೆ ನೀಡಿದರು.

ಎನ್‌ಎಸ್‌ಯುಐ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಲವರ ಮಧ್ಯೆ ಪೈಪೋಟಿ ನಡೆಯುತ್ತಿದ್ದ ಮಧ್ಯೆ ಕೀರ್ತಿ ಗಣೇಶ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದರು. ತಿಂಗಳ ಹಿಂದೆಯಷ್ಟೇ ಡಿ.ಕೆ ಶಿವಕುಮಾರ್ ಅವರು ಎನ್‌ಎಸ್‌ಯುಐ ಅಧ್ಯಕ್ಷ ಸ್ಥಾನಕ್ಕೆ ಕೀರ್ತಿ ಗಣೇಶ್ ಮತ್ತು ಮೂವರು ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಜಯೇಂದರ್ ಶಾಹಿ, ಪ್ರಜ್ವಲ್ ಮತ್ತು ಪ್ರಖ್ಯಾತ್ ಎನ್. ಪಿ ಹೆಸರನ್ನು ಶಿಫಾರಸು ಮಾಡಿದ್ದರು. ಅವರ ಶಿಫಾರಸಿನ ಮೇಲೆ ನೇಮಕಾತಿ ನಡೆದಿತ್ತು.

ವಿಧಾನ ಪರಿಷತ್ ಸದಸ್ಯ ಪಿ.ಆರ್‌.ರಮೇಶ್ ಆರೋಪ

ಯಡಿಯೂರು ವಾರ್ಡ್‌: ನೂರಾರು ಕೋಟಿ ಅಕ್ರಮ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರದ ಯಡಿಯೂರು ವಾರ್ಡ್ ವ್ಯಾಪ್ತಿಯಲ್ಲಿ ನಡೆಸಿರುವ ಕಾಮಗಾರಿಗಳಲ್ಲಿ ನೂರಾರು ಕೋಟಿ ರೂಪಾಯಿ ಮೊತ್ತದ ಅಕ್ರಮ ನಡೆದಿದೆ’ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್‌ನ ಪಿ.ಆರ್.ರಮೇಶ್ ಆರೋಪಿಸಿದರು.

‘ಈ ಬಗ್ಗೆ ತನಿಖೆ ನಡೆಸುವಂತೆ ಈಗಾಗಲೇ ಎಸಿಬಿ, ಲೋಕಾಯುಕ್ತ ಸೇರಿದಂತೆ ಹಲವು ತನಿಖಾ ಸಂಸ್ಥೆಗಳಿಗೆ ದೂರು ನೀಡಲಾಗಿದೆ’ ಎಂದು ತಿಳಿಸಿದರು.

ಪಕ್ಷದ ಮುಖಂಡರ ಜೊತೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್. ರಮೇಶ್ ತಮ್ಮ ಆಪ್ತರನ್ನು ಮುಂದಿಟ್ಟುಕೊಂಡು ಈ ಅಕ್ರಮಗಳನ್ನು ನಡೆಸಿದ್ದಾರೆ. ಇದರ ಹಿಂದೆ ಪದ್ಮನಾಭನಗರ ಶಾಸಕ ಹಾಗೂ ಸಚಿವ ಆರ್. ಅಶೋಕ ಅವರ ಕೈವಾಡವಿದೆ. ಅಶೋಕ ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮಟ್ಟದ ಅಕ್ರಮ ನಡೆಯಲು ಸಾಧ್ಯವಿಲ್ಲ’ ಎಂದು ದೂರಿದರು.

₹ 636 ಕೋಟಿ ಅಕ್ರಮ: ಪದ್ಮನಾಭನಗರ ಕ್ಷೇತ್ರದ ವ್ಯಾಪ್ತಿಯಲ್ಲಿ 7 ವಾರ್ಡ್‌ಗಳಿವೆ. ಕಳೆದ 4–5 ವರ್ಷಗಳಲ್ಲಿ ಈ ಕ್ಷೇತ್ರಗಳಿಗೆ ₹ 636 ಕೋಟಿ ಅನುದಾನ ನೀಡಲಾಗಿದೆ. ಆದರೆ, ಇಲ್ಲಿನ ಕಾಮಗಾರಿಗಳನ್ನು ಬೇನಾಮಿ ಹೆಸರಿನಲ್ಲಿ ಗುತ್ತಿಗೆ ನೀಡಲಾಗಿದೆ. ಎನ್. ಆರ್. ರಮೇಶ್ ಆಪ್ತರಾದ ಸತೀಶ್ ಮತ್ತು ಮಂಜುನಾಥ್ ಎಂಬುವವರು ಕಾನೂನುಬಾಹಿರವಾಗಿ ಗುತ್ತಿಗೆ ಪಡೆದುಕೊಂಡಿದ್ದಾರೆ. ಎಲ್ಲರೂ ಸೇರಿಕೊಂಡು ನೂರಾರು ಕೋಟಿ ಅಕ್ರಮ ನಡೆಸಿದ್ದಾರೆ’ ಎಂದು ರಮೇಶ್ ಗಂಭೀರ ಆರೋಪ ಮಾಡಿದರು.

‘ಯಡಿಯೂರಿನಲ್ಲಿ ಸಮುದಾಯ ಭವನ ನಿರ್ಮಿಸಲು ₹ 5.50 ಕೋಟಿಯ ಟೆಂಡರ್ ನೀಡಲಾಗಿದ್ದು, ಎನ್.ಆರ್. ರಮೇಶ್ ಬೇನಾಮಿ ಹೆಸರಿನಲ್ಲಿ ಗುತ್ತಿಗೆ ನೀಡಿದ್ದಾರೆ. ಒಂದೇ ಕಾಮಗಾರಿಯನ್ನು ಮೂರು ಕಾಮಗಾರಿಗಳಾಗಿ ವಿಭಜಿಸಿ ಕಾನೂನು ವಿರುದ್ಧವಾಗಿ ಟೆಂಡರ್ ನೀಡಲಾಗಿದ್ದು, ಸತೀಶ್ ಈ ಟೆಂಡರ್ ಪಡೆದಿದ್ದಾರೆ. ಒಂದು ಕಾಮಗಾರಿಗೆ ಹಲವು ರೀತಿಯ ಲೆಕ್ಕ ಪರಿಶೋಧನೆಗಳಾಗಬೇಕು. ಆದರೆ, ಈ ಕಾಮಗಾರಿಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ’ ಎಂದೂ ಅವರು ಆರೋಪಿಸಿದರು.

‘ಬೇನಾಮಿ ಹೆಸರಿನಲ್ಲಿ ಎನ್. ಆರ್. ರಮೇಶ್ 100 ಕಾಮಗಾರಿಗಳನ್ನು ಮಾಡಿದ್ದರೆ, ಸತೀಶ್ 64 ಕಾಮಗಾರಿಗಳನ್ನು ಪಡೆದುಕೊಂಡಿದ್ದಾರೆ. ಈ ರೀತಿ ಕಾಮಗಾರಿಗಳ ಗುತ್ತಿಗೆಯನ್ನು ಈ ನಿರ್ದಿಷ್ಟ ವ್ಯಕ್ತಿಗಳೇ ಪಡೆಯಲು ಹೇಗೆ ಸಾಧ್ಯ’ ಎಂದು ರಮೇಶ್ ಪ್ರಶ್ನಿಸಿದರು.

‘ಇವರು ಅಧಿಕಾರಿಗಳನ್ನು ಹೆದರಿಸಿ ಗುತ್ತಿಗೆ ಪಡೆದಿದ್ದಾರೆ. ಇವರು ಆರ್‌ಟಿಐ ಕಾರ್ಯಕರ್ತರನ್ನೂ ಬೆದರಿಸುತ್ತಾರೆ’ ಎಂದೂ ಆರೋಪಿಸಿದರು.

‘ಆರೋಪ ಸುಳ್ಳು: ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ’

’ಯಡಿಯೂರು ವಾರ್ಡಿನ ಕಾಮಗಾರಿಗಳು ಮತ್ತು ವೈಯಕ್ತಿಕವಾಗಿ ನನ್ನ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿರುವ ಪಿ.ಆರ್. ರಮೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ’ ಎಂದು ಎನ್.ಆರ್.ರಮೇಶ್ ಪ್ರತಿಕ್ರಿಯಿಸಿದರು.

‘ಯಡಿಯೂರು ವಾರ್ಡ್‌ನಲ್ಲಿ 2010-11ರಿಂದ 2020-21ರವರೆಗಿನ 10 ವರ್ಷಗಳಲ್ಲಿ ಕೆಲಸ ಮಾಡಿರುವ ಗುತ್ತಿಗೆದಾರರು ಕೇವಲ ಇಬ್ಬರಲ್ಲ. ಅಲ್ಲಿ ಕಾರ್ಯನಿರ್ವಹಿಸಿರುವವರ ಸಂಖ್ಯೆ 145. ಎಲ್ಲ ಕಾಮಗಾರಿಗಳನ್ನು ನಿಯಮಾನುಸಾರ ಟೆಂಡರ್‌ಗಳನ್ನು ಆಹ್ವಾನಿಸಿ ನೀಡಲಾಗಿದೆ. ಇಂಥ ಕಾಮಗಾರಿಗಳು ಪೂರ್ಣಗೊಂಡ ಎರಡೂವರೆ ವರ್ಷಗಳ ನಂತರ ಹಣ ನೀಡುವ ಪದ್ಧತಿ ಇರುವುದರಿಂದ, 5 ವರ್ಷಗಳಲ್ಲಿ ಬಿಬಿಎಂಪಿ ಅನುದಾನಗಳಿಗೆ ಹಲವು ಬಾರಿ ಟೆಂಡರ್ ಕರೆದರೂ ಯಾರೂ ಭಾಗವಹಿಸಿಲ್ಲ’ ಎಂದರು.

ಬೆಂಗಳೂರು ನಗರದ ಕೋವಿಡ್ ಅಂಕಿ–ಅಂಶ

12,22,189 ▲ ಒಟ್ಟು ಸೋಂಕಿತರು (12,22,189 ನಿನ್ನೆಯ ವಿವರ)

ಸಕ್ರಿಯ ಪ್ರಕರಣ	ಗುಣಮುಖ ಆದವರು	ಒಟ್ಟು ಸಾವು
10,809 ▼	11,95,843 ▲	15,802 ▲

ದಿನದ ಏರಿಕೆ

ಹೊಸ ಪ್ರಕರಣ	266 ▼
ಗುಣಮುಖ	1,202 ▲
ಸಾವು	6 ▼

ಆಧಾರ: ಆರೋಗ್ಯ ಇಲಾಖೆ
ಪ್ರಜಾವಾಣಿ ಗ್ರಾಫಿಕ್ಸ್

ಡಿಕೆಶಿ, ಸಿದ್ದರಾಮಯ್ಯ ದೆಹಲಿಗೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೆಪಿಸಿಸಿಗೆ ಪದಾಧಿಕಾರಿಗಳ ನೇಮಕ, ವಿವಿಧ ಸಮಿತಿಗಳ ರಚನೆ, ಪಕ್ಷ ಸಂಘಟನೆಗೆ ಒತ್ತು ಹಾಗೂ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳ ಕುರಿತು ಪಕ್ಷದ ವರಿಷ್ಠರ ಜತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಸಂಜೆ ದೆಹಲಿಗೆ ತೆರಳಿದರು.

ಇಬ್ಬರು ನಾಯಕರು ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ್ ಜತೆ ಮಂಗಳವಾರ (ಜುಲೈ 20) ಚರ್ಚೆ ನಡೆಸಲಿದ್ದಾರೆ.

ಇತ್ತೀಚೆಗೆ ದೆಹಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ವರಿಷ್ಠರೊಂದಿಗೆ ಸಮಾಲೋಚಿಸಿ ವಾಪಸಾಗಿದ್ದರು. ಬಳಿಕ ಕೆಪಿಸಿಸಿ ವಿವಿಧ ಸಮಿತಿಗಳ ರಚನೆ ಸಂಬಂಧ ಪ್ರಕ್ರಿಯೆ ಆರಂಭಿಸಿದ್ದರು. ಪದಾಧಿಕಾರಿಗಳ ನೇಮಕ ವಿಚಾರದಲ್ಲಿ ಸಿದ್ದರಾಮಯ್ಯ ಅವರನ್ನೂ ವಿಶ್ವಾಸಕ್ಕೆ ಪಡೆಯಲು ಅವರು ಮುಂದಾಗಿದ್ದು, ಇಬ್ಬರ ಮಧ್ಯೆ ಒಮ್ಮತ ಮೂಡಿಸಿ, ಆಯ್ಕೆ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ.

‘ವರಿಷ್ಠರ ಜೊತೆಗಿನ ಚರ್ಚೆಯ ಸಂದರ್ಭದಲ್ಲಿ ಪಕ್ಷದ ಬಲವರ್ಧನೆ, ಒಳ ಬೇಗುದಿ ಶಮನ, ಕೆಪಿಸಿಸಿ ಸಮಿತಿ ಪದಾಧಿಕಾರಿಗಳ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಇದೇ ತಿಂಗಳ ಅಂತ್ಯದೊಳಗೆ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲು ಹೈಕಮಾಂಡ್ ನಿರ್ಧರಿಸಿದೆ’ ಎಂದೂ ಪಕ್ಷದ ಮೂಲಗಳು ಹೇಳಿವೆ.

‘12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧ್ಯಕ್ಷರನ್ನು ಬದಲಿಸುವ, ಮುಂಚೂಣಿ ಘಟಕಗಳಿಗೆ ಅಧ್ಯಕ್ಷರ ನೇಮಕ ಸಂಬಂಧವೂ ಸಮಾಲೋಚನೆ ನಡೆಯಲಿದೆ. ಅಲ್ಲದೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಘಟಕ, ಮಹಿಳಾ ಘಟಕ, ಸೇವಾದಳ ಅಧ್ಯಕ್ಷರನ್ನು ಬದಲಿಸಿ ಹೊಸಬರನ್ನು ನೇಮಿಸುವ ಬಗ್ಗೆ ಸಮಾಲೋಚನೆ ನಡೆಯಲಿದೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ಚರ್ಚಿಸಿ, ಇಬ್ಬರ ಒಮ್ಮತ ಬಳಿಕ ವಿವಿಧ ಘಟಕಗಳು ಮತ್ತು ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಿ ಹೈಕಮಾಂಡ್ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ’ ಎಂದೂ ಮೂಲಗಳು ತಿಳಿಸಿವೆ.

ನಗರದಲ್ಲಿ ಇಂದು

ಮಕ್ಕಳ ಹಕ್ಕುಗಳ ಮಂಥನ: ‘ಮಕ್ಕಳಲ್ಲಿ ಓದುವ ಹವ್ಯಾಸ ಹಾಗೂ ಮಕ್ಕಳ ಸಾಹಿತ್ಯ’ ಕುರಿತು ಸಂವಾದ–ಪ್ರಥಮ್ ಬುಕ್ಸ್ ಕನ್ನಡದ ಹೇಮಾ ಧಖುರ್ಸಾಪೂರ, ಆಯೋಜನೆ–ಚೈಲ್ಡ್ ರೈಟ್ಸ್ ಟ್ರಸ್ಟ್, ಬೆಳಿಗ್ಗೆ 11 (ಆನ್‌ಲೈನ್ ಕಾರ್ಯಕ್ರಮ)

ಏಂಗೆಲ್ಸ್–200 ಮಾಲಿಕೆ ಅನಾವರಣ: ಜಿ.ರಾಮಕೃಷ್ಣ ಅವರ ‘ಫ್ರೆಡೆರಿಕ್ ಏಂಗೆಲ್ಸ್’ ಪುಸ್ತಕ ಬಿಡುಗಡೆ ಮತ್ತು ‘ವೈಜ್ಞಾನಿಕ ಸಮಾಜವಾದಕ್ಕೆ ಏಂಗೆಲ್ಸ್ ಕೊಡುಗೆ’ ಉಪನ್ಯಾಸ–ಪ್ರೊ.ಕೆ.ಕೆ.ತೆಕ್ಕೆಡೆತ್, ಕೂಪನ್ ಬಿಡುಗಡೆ–ಡಿ.ಎ.ವಿಜಯಭಾಸ್ಕರ್, ಪುಸ್ತಕ ಪರಿಚಯ–ಎಚ್. ಜಿ.ಜಯಲಕ್ಷ್ಮಿ, ಆಯೋಜನೆ–ಏಂಗೆಲ್ಸ್ ದ್ವಿಶತಮಾನೋತ್ಸವ ಆಚರಣಾ ಸಮಿತಿ, ಸಂಜೆ 5.30 (ಆನ್‌ಲೈನ್ ಕಾರ್ಯಕ್ರಮ)

ಕೋವಿಡ್ ಅಂಕಿ–ಅಂಶ

ಆಧಾರ: ಕೋವಿಡ್19 ಇಂಡಿಯಾ, ಒಆರ್‌ಜಿ

	ವಿಶ್ವ	ಭಾರತ
ಒಟ್ಟು ಪ್ರಕರಣ	19.14 ಕೋಟಿ ▲	3.11 ಕೋಟಿ
ಸಕ್ರಿಯ ಪ್ರಕರಣ	1.30 ಕೋಟಿ	3.99 ಲಕ್ಷ ▼
ಗುಣಮುಖ	17.43 ಕೋಟಿ ▲	3.03 ಕೋಟಿ
ಸಾವು	41.09 ಲಕ್ಷ ▲	4.14 ಲಕ್ಷ

ದಿನದ ಮಾಹಿತಿ

	ವಿಶ್ವ	ಭಾರತ
ಹೊಸ ಪ್ರಕರಣ	4.45 ಲಕ್ಷ ▼	29,349 ▼
ಗುಣಮುಖ	3.37 ಲಕ್ಷ ▲	45,292 ▼
ಸಾವು	6,879 ▼	370 ▼

ಎಲ್ಲಿ ಹೆಚ್ಚು ಪ್ರಕರಣ (ಹಿಂದಿನ 24 ಗಂಟೆಗಳಲ್ಲಿ)

ಬ್ರೆಜಿಲ್	ಬ್ರಿಟನ್	ರಷ್ಯಾ
34,126 ▼	48,023 ▼	25,018 ▼

ಎಲ್ಲಿ ಹೆಚ್ಚು ಸಕ್ರಿಯ ಪ್ರಕರಣಗಳು (ಲಕ್ಷಗಳಲ್ಲಿ)

ಅಮೆರಿಕ	ಬ್ರೆಜಿಲ್	ಬ್ರಿಟನ್
49.62 ▲	8.10 ▼	9.07 ▲

(*ರಾತ್ರಿ 12 ಗಂಟೆಯ ವರೆಗಿನ ಮಾಹಿತಿ)

ಎಲ್ಲಿ ಹೆಚ್ಚು ಸಾವು (ಒಟ್ಟು)

ಮಹಾರಾಷ್ಟ್ರ	1.27 ಲಕ್ಷ
ತಮಿಳುನಾಡು	33,752 ▲
ದೆಹಲಿ	25,030 ▲

ಎಲ್ಲಿ ಹೆಚ್ಚು ಪ್ರಕರಣ (ಲಕ್ಷಗಳಲ್ಲಿ)

ಮಹಾರಾಷ್ಟ್ರ	62.20 ▲
ಕೇರಳ	31.70
ತಮಿಳುನಾಡು	25.37 ▲

ಪ್ರಜಾವಾಣಿ ಗ್ರಾಫಿಕ್ಸ್

‘ಬಿಜೆಪಿ ಇಳಿಸಲು ಜನ ತೀರ್ಮಾನಿಸಿದ್ದಾರೆ’

ಬೆಂಗಳೂರು: ‘ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಕಾಂಗ್ರೆಸ್ ಕೂರಿಸಲು ಜನ ತೀರ್ಮಾನಿಸಿದ್ದಾರೆ. ಹೀಗಾಗಿ, ಬಿಜೆಪಿಯವರು ಏನೇ ಕಸರತ್ತು ಮಾಡಿದರೂ ಪ್ರಯೋಜನವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

‘ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ಆಡಿಯೊ ತಮ್ಮದಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿರುವ ಬಗ್ಗೆ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಶಿವಕುಮಾರ್, ‘ಯಾರ ಧ್ವನಿ ಯಾವುದು ಎಂಬುದು ಎಲ್ಲರಿಗೂ ಗೊತ್ತಿದೆ. ಅದನ್ನು ನಕಲು ಮಾಡಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ಇದು ಬಿಜೆಪಿಯ ಆಂತರಿಕ ವಿಚಾರ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು. ಸತ್ಯ ಎಲ್ಲರಿಗೂ ಗೊತ್ತಿದೆ. ನಮಗೂ ಇದಕ್ಕೂ ಸಂಬಂಧ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.

‘ಯಾವುದೋ ಅಧಿಕಾರಿಯಿಂದ ಈ ಆಡಿಯೊ ಕೂಡಾ ನಕಲಿ ಎಂದು ಬಿಜೆಪಿಯವರು ಹೇಳಿಸುತ್ತಾರೆ. ಹಿಂದೆ ಯಡಿಯೂರಪ್ಪ ಅವರ ಆಡಿಯೊದಿಂದ ಇತ್ತೀಚೆಗೆ ನಡೆದ ವಿಡಿಯೊ ಪ್ರಕರಣದವರೆಗೂ ಆಗಿದ್ದು ಇದೇ. ಆಮೇಲೆ ಏನಾಯಿತು? ನನ್ನದಲ್ಲ ಎಂದವರೆಲ್ಲ ಆಮೇಲೆ ಏನು ಹೇಳಿದರು?’ ಎಂದು ಅವರು ಪ್ರಶ್ನಿಸಿದರು.

ರೈಲ್ವೆ ಮಂಡಳಿ ಸದಸ್ಯರಾಗಿ ಪುನರಾಯ್ಕೆ

ಪ್ರಜಾವಾಣಿ ವಾರ್ತೆ

ಕೆ.ಆರ್.ಪುರ: ಕೇಂದ್ರ ರೈಲ್ವೆ ಮಂಡಳಿ ಸದಸ್ಯರಾಗಿ ಎರಡನೇ ಅವಧಿಗೆ ಮಧುಸೂದನ್ ಪಿ.ಕಲ್ಕೆರೆ ಆಯ್ಕೆಯಾಗಿದ್ದಾರೆ. ರೈಲ್ವೆ ಸಚಿವಾಲಯವು ಆಯಾ ವ್ಯಾಪ್ತಿಯಲ್ಲಿ ಬರುವ ರೈಲ್ವೆ ಪ್ರಯಾಣಿಕರ ಕುಂದು ಕೊರತೆ ಹಾಗೂ ಸೌಲಭ್ಯ ಸವಲತ್ತುಗಳನ್ನು ಒದಗಿಸುವ ಕುರಿತು ಮೌಲ್ಯಮಾಪನ ಮಾಡಲು ಪಿ.ಕೆ. ಕೃಷ್ಣದಾಸ್ ಅಧ್ಯಕ್ಷತೆಯಲ್ಲಿ 25 ಸದಸ್ಯರು ನೇಮಕಗೊಂಡಿದ್ದಾರೆ.



ಮಧುಸೂದನ್ ಪಿ ಕಲ್ಕೆರೆ

ಪೊಲೀಸರಿಂದ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನ

ಬೆಂಗಳೂರು: 'ಪೊಲೀಸರು ನನಗೆ ಕಿರುಕುಳ ನೀಡಿದ್ದಾರೆ' ಎಂದು ಆರೋಪಿಸಿ ಶಿವರಾಜ್ ಎಂಬುವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಯಶವಂತಪುರ ನಿವಾಸಿ ಶಿವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಯಿಂದ ವಿಡಿಯೊ ಹರಿಬಿಟ್ಟಿರುವ ಅವರು, 'ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪೊಲೀಸರು ಪ್ರಯತ್ನಿಸಿದ್ದಾರೆ' ಎಂದು ದೂರಿದ್ದಾರೆ.

'ನಾನು ಮನೆ ಬಳಿ ಕುಳಿತಿದ್ದೆ. ಸ್ಥಳಕ್ಕೆ ಬಂದಿದ್ದ ಆರ್.ಎಂ.ಸಿ ಯಾರ್ಡ್ ಪೊಲೀಸರು, ನನ್ನನ್ನು ಠಾಣೆಗೆ ಕರೆದೊಯ್ದರು. ಗಾಂಜಾ ಬೆರೆಸಿದ್ದ ಸಿಗರೇಟ್ ಸೇದುವಂತೆ ಮಾಡಿದರು. ಅಸ್ವಸ್ಥಗೊಂಡಿದ್ದ ನನ್ನನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದರು. ತಾವು ಕರೆದಾಗ ಠಾಣೆಗೆ ಬರುವಂತೆ ಹೇಳಿ ಮನೆಗೆ ಕಳುಹಿಸಿದರು' ಎಂದೂ ಶಿವರಾಜ್ ವಿಡಿಯೊದಲ್ಲಿ ಆರೋಪಿಸಿದ್ದಾರೆ.

ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು, 'ವಿಡಿಯೊ ಗಮನಕ್ಕೆ ಬಂದಿಲ್ಲ. ಪರಿಶೀಲಿಸಲಾಗುವುದು' ಎಂದರು.

ಡ್ರಗ್ಸ್ ಮಾರಾಟ; ನೈಜೀರಿಯಾ ಪ್ರಜೆ ಬಂಧನ

ಬೆಂಗಳೂರು: ವೀಸಾ ಅವಧಿ ಮುಗಿದರೂ ನಗರದಲ್ಲಿ ಅಕ್ರಮವಾಗಿ ನೆಲೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆ ಮೋಸಾ (32) ಎಂಬಾತನನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.

'ಆರೋಪಿ, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಕಂಪನಿಗಳ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಆತನಿಂದ ₹ 1.20 ಲಕ್ಷ ಮೌಲ್ಯದ 10 ಎಕ್ಸ್‌ಟೆಸಿ ಮಾತ್ರೆಗಳು, 9 ಗ್ರಾಂ ಕೊಕೇನ್ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ. ಆರೋಪಿಗೆ ಮನೆ ಬಾಡಿಗೆ ಕೊಟ್ಟಿದ್ದ ಮಾಲೀಕನ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಪೊಲೀಸರು ಹೇಳಿದರು.

ಬಡ್ಡಿ ಹಣ ನೀಡದ್ದಕ್ಕೆ ಆರ್‌ಟಿಐ ಕಾರ್ಯಕರ್ತನ ಹತ್ಯೆ!

ರಾಮನಗರ: ತಾವರೆಕೆರೆಯ ತೋಟದ ಮನೆಯಲ್ಲಿ ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ಎಂಬುವರನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಣದ ವಿಚಾರವಾಗಿ ಕೊಲೆ ನಡೆದಿರುವುದು ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ.

ತಾವರೆಕೆರೆಯ ವರಕೆರೆ ಬೀದಿ ನಿವಾಸಿ ಟಿ.ಎನ್. ಪ್ರದೀಪ್ ಕುಮಾರ್ (33), ಮಂಜುನಾಥ ನಗರ ನಿವಾಸಿ ಟಿ.ಸಿ. ಸತೀಶ್ (20) ಹಾಗೂ ಎಎಸ್‌ಬಿ ಲೇಔಟ್ ನಿವಾಸಿ ತೇಜಸ್‌ಕುಮಾರ್ (22) ಬಂಧಿತರು. ಇತರ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಸಾಲವೇ ಕಾರಣ: ಆರೋಪಿಗಳು ಹತ್ಯೆಗೀಡಾದ ವ್ಯಕ್ತಿ ಜೊತೆ ವ್ಯಾವಹಾರಿಕ ನಂಟು ಹೊಂದಿದ್ದು, ಅದೇ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲಸಕ್ಕಿದ್ದ ಮನೆಯಲ್ಲಿ ಕಳ್ಳತನ ಎಸಗಿದ್ದ ಮಹಿಳೆ • ಉತ್ತರ ವಿಭಾಗ ಪೊಲೀಸರ ಕಾರ್ಯಾಚರಣೆ

₹ 50 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಪ್ರಜಾವಾಣಿ ವಾರ್ತೆ



ಜಪ್ತಿ ಮಾಡಲಾದ ಚಿನ್ನಾಭರಣ, ದ್ವಿಚಕ್ರ ವಾಹನಗಳ ಜೊತೆ ಆರೋಪಿಗಳು ಹಾಗೂ ಅವರನ್ನು ಬಂಧಿಸಿದ ಬಾಗಲಗುಂಟೆ ಪೊಲೀಸರ ತಂಡ

ಬೆಂಗಳೂರು: ಉತ್ತರ ವಿಭಾಗದ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿ ₹ 50 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

'ಭಾರತೀಯ ವಾಯುಸೇನೆ ಕಚೇರಿ ಆವರಣದಲ್ಲಿ ಸೇರಿದಂತೆ ಹಲವೆಡೆ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಆಯಾ ಠಾಣೆ ಪೊಲೀಸರು ಪ್ರತ್ಯೇಕವಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. 956 ಗ್ರಾಂ ಚಿನ್ನಾಭರಣ, 1 ಕೆ.ಜಿ 970 ಗ್ರಾಂ ಬೆಳ್ಳಿ ಸಾಮಗ್ರಿ, ದ್ವಿಚಕ್ರ ವಾಹನಗಳು, ಕ್ಯಾಮೆರಾ, ಲ್ಯಾಪ್‌ಟಾಪ್ ಹಾಗೂ ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ' ಎಂದು ಡಿಸಿಪಿ ಧರ್ಮೇಂದ್ರಕುಮಾರ್ ಮೀನಾ ಹೇಳಿದರು.

ಗೋಡೆ ಜಿಗಿದು ಗಾಯಗೊಂಡಿದ್ದ ಆರೋಪಿ: 'ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿರುವ ಭಾರತೀಯ ವಾಯುಸೇನೆ ಇ.ಟಿ.ಐ ಆವರಣಕ್ಕೆ ಗೋಡೆ ಜಿಗಿದು ನುಗ್ಗಿದ್ದ ಆರೋಪಿ ಕಳ್ಳತನಕ್ಕೆ ಯತ್ನಿಸಿದ್ದ. ತಪ್ಪಿಸಿಕೊಳ್ಳಲು ಪುನಃ ಗೋಡೆ ಜಿಗಿದು ಕೈ–ಕಾಲು ಹಾಗೂ ಬೆನ್ನಿಗೆ ಗಾಯ ಮಾಡಿಕೊಂಡಿದ್ದ. ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಹಲವು ಪ್ರಕರಣಗಳು ಬಯಲಾದವು' ಎಂದೂ ಡಿಸಿಪಿ ತಿಳಿಸಿದರು.

'ಬೆಂಗಳೂರು, ಕಲಬುರ್ಗಿ, ಚಿತ್ರದುರ್ಗ, ಮೈಸೂರಿನ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿ ಕಳ್ಳತನ ಮಾಡಿದ್ದ. 2016ರಲ್ಲಿ ಆತನನ್ನು ಬಂಧಿಸಿದ್ದ ತಿಲಕ್‌ನಗರ ಠಾಣೆ ಪೊಲೀಸರು, ಜೈಲಿಗೆ ಕಳುಹಿಸಿದ್ದರು. ಶಿಕ್ಷೆ ಅನುಭವಿಸಿ ಹೊರಬಂದಿದ್ದ ಆತ, ಪುನಃ ಕೃತ್ಯ ಎಸಗಲಾರಂಭಿಸಿದ್ದ. ಸದ್ಯ ಆತನಿಂದ ₹ 12 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ' ಎಂದೂ ಹೇಳಿದರು.

ಬೀಗ ಹಾಕಿದ್ದ ಮನೆಗಳಲ್ಲಿ ಕಳ್ಳತನ: 'ಅಂಗಳದಲ್ಲಿ ರಂಗೋಲಿ ಇರದ ಹಾಗೂ ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆತನಿಂದ ₹ 14 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ' ಎಂದೂ ಡಿಸಿಪಿ ತಿಳಿಸಿದರು.

'ಅಪರಾಧ ಹಿನ್ನೆಲೆಯುಳ್ಳ ಆರೋಪಿ, 2009ರಿಂದಲೇ ಕೃತ್ಯ ಎಸಗುತ್ತಿದ್ದ. ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದ ಆತ ಜೈಲಿಗೂ ಹೋಗಿ ಬಂದಿದ್ದ. ಆರ್‌.ಟಿ. ನಗರ ಠಾಣೆ ವ್ಯಾಪ್ತಿಯ ಮನೆಯೊಂದರ ಬೀಗ ಮುರಿದು ಇತ್ತೀಚೆಗೆ ಕಳ್ಳತನ ಮಾಡಿದ್ದ' ಎಂದೂ ಹೇಳಿದರು.

₹ 11 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ: 'ದ್ವಿಚಕ್ರ ವಾಹನ ಕಳವು ಹಾಗೂ ಮನೆಗಳಲ್ಲಿ ಕಳ್ಳತನ ಎಸಗುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹ 11 ಲಕ್ಷ ಮೌಲ್ಯದ 178 ಗ್ರಾಂ ಚಿನ್ನಾಭರಣ, 770 ಗ್ರಾಂ ಬೆಳ್ಳಿ ಸಾಮಗ್ರಿ, 4 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ' ಎಂದೂ ಡಿಸಿಪಿ ಧರ್ಮೇಂದ್ರಕುಮಾರ್ ತಿಳಿಸಿದರು. 'ಅಪರಾಧ ಹಿನ್ನೆಲೆಯುಳ್ಳ ಆರೋಪಿಗಳು, ಹುಳಿಮಾವು, ಮೈಕೊಲೇಔಟ್, ಕುಮಾರಸ್ವಾಮಿ ಲೇಔಟ್, ಮಾರತ್ತಹಳ್ಳಿ, ಜಾಲಹಳ್ಳಿ ಹಾಗೂ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿರುವುದು ಗೊತ್ತಾಗಿದೆ' ಎಂದೂ ಹೇಳಿದರು.

ಕೆಲಸಕ್ಕಿದ್ದ ಮನೆಯಲ್ಲಿ ಕಳವು: 'ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೆಲಸಕ್ಕಿದ್ದ ಮನೆಯಲ್ಲಿ ಕಳವು ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಅವರಿಂದ ₹ 8 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ' ಎಂದೂ ಡಿಸಿಪಿ ತಿಳಿಸಿದರು.

'ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ 13 ವರ್ಷಗಳಿಂದ ಮಹಿಳೆ ಕೆಲಸ ಮಾಡುತ್ತಿದ್ದರು. ಅದರಿಂದ ಬಂದ ಹಣದಲ್ಲಿ ಸಂಸಾರ ನಡೆಸುವುದು ಕಷ್ಟವಾಗಿತ್ತು. ಆರ್ಥಿಕ ತೊಂದರೆಗೆ ಸಿಲುಕಿದ್ದ ಮಹಿಳೆ, ಕೆಲಸಕ್ಕಿದ್ದ ಮನೆಯ ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿ ಕದ್ದಿದ್ದರು' ಎಂದರು.

ಜಪ್ತಿ ಮಾಡಿದ್ದ ವಸ್ತುಗಳ ಕಳ್ಳತನ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಸುದ್ದಿಯಾಗಿದ್ದ 'ಐ–ಮಾನಿಟರಿ ಅಡ್ವೈಸರಿ (ಐಎಂಎ)' ಕಂಪನಿಯ ಆಸ್ಪತ್ರೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿದ್ದು, ಈ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳ್ಳತನದ ಬಗ್ಗೆ ಐಎಂಎ ಸಕ್ಷಮ ಪ್ರಾಧಿಕಾರದ ಅಧಿಕಾರಿ ನಾಗರಾಜ್ ದೂರು ನೀಡಿದ್ದಾರೆ.

'ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದನ್ವಯ ಐಎಂಎ ಕಂಪನಿಗೆ ಸೇರಿದ ಶಿವಾಜಿನಗರದಲ್ಲಿರುವ 'ಫ್ರಂಟ್‌ಲೈನ್ ಮಲ್ಟಿ ಸ್ಪೆಷಾಲಿಟಿ' ಆಸ್ಪತ್ರೆಯನ್ನು ಜಪ್ತಿ ಮಾಡಲಾಗಿತ್ತು. ಕಟ್ಟಡದಲ್ಲಿರುವ ಎಲ್ಲ ವಸ್ತುಗಳನ್ನೂ ಜಪ್ತಿ ಮಾಡಿ ದಾಖಲಿಸಿಕೊಳ್ಳಲಾಗಿತ್ತು. ಅವುಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಬೇಕಿತ್ತು' ಎಂದು ಪೊಲೀಸ್ ಮೂಲಗಳು ಹೇಳಿವೆ.

ಉದ್ಯಮಿ ಮನೆಯಲ್ಲಿ ಕಳವು

ಬೆಂಗಳೂರು: ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಮಿ ವರುಣ್ ಶಾ ಮನೆಯಲ್ಲಿ ಕಳ್ಳತನ ಎಸಗಿದ್ದ ಆರೋಪದಡಿ ಕೆಲಸಗಾರ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

'ಬಿಹಾರದ ಚೋಟು ಕುಮಾರ್ (19), ರಂಜಿತ್ ಕುಮಾರ್ (19), ಗೌತಮ್ ಕುಮಾರ್ (20) ಹಾಗೂ ಪಂಕಜ್ ಕುಮಾರ್ (22) ಬಂಧಿತರು. ಅವರಿಂದ ₹ 20 ಲಕ್ಷ ಮೌಲ್ಯದ ಬೆಳ್ಳಿ ಸಾಮಗ್ರಿ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಲಾಗಿದೆ' ಎಂದು ಪೊಲೀಸ್ ಮೂಲಗಳು ಹೇಳಿವೆ.

ಬ್ಯಾಂಕ್‌ನೊಳಗೆ ನುಗ್ಗಿ ರೌಡಿ ಹತ್ಯೆ

ಬೆಂಗಳೂರು: ಕೋರಮಂಗಲ ಠಾಣೆ ವ್ಯಾಪ್ತಿಯ ಬ್ಯಾಂಕೊಂದರಲ್ಲಿ ರೌಡಿ ಬಬ್ಲಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸೋಮವಾರ ಕೊಲೆ ಮಾಡಲಾಗಿದೆ.

'ಆಡುಗೋಡಿ ಠಾಣೆಯ ರೌಡಿ ಪಟ್ಟಿಯಲ್ಲಿ ಬಬ್ಲಿ ಹೆಸರಿತ್ತು. ಹಳೇ ದ್ವೇಷದಿಂದಾಗಿ ಕೊಲೆಯಾಗಿರುವ ಅನುಮಾನವಿದೆ' ಎಂದು ಪೊಲೀಸ್ ಮೂಲಗಳು ಹೇಳಿವೆ.

'ತನ್ನದೇ ಕಚೇರಿ ತೆರೆದಿದ್ದ ಆರೋಪಿ, ಸಣ್ಣಪುಟ್ಟ ಗುತ್ತಿಗೆ ಕೆಲಸ ಮಾಡಿಸುತ್ತಿದ್ದ. ಪತ್ನಿ ಜೊತೆಯಲ್ಲಿ ಬೈಕ್‌ನಲ್ಲಿ ಸೋಮವಾರ ಮಧ್ಯಾಹ್ನ ಬ್ಯಾಂಕ್ ಬಳಿ ಬಂದಿದ್ದ. ಬ್ಯಾಂಕ್ ಮುಂದೆ ಬೈಕ್ ನಿಲ್ಲಿಸಿದ್ದ. ಅದೇ ಸಂದರ್ಭದಲ್ಲೇ ದುಷ್ಕರ್ಮಿಗಳ ತಂಡ ದಾಳಿ ಮಾಡಿತ್ತು.'

'ತಪ್ಪಿಸಿಕೊಳ್ಳಲು ಮುಂದಾಗಿದ್ದ ಬಬ್ಲಿ, ಬ್ಯಾಂಕ್‌ನೊಳಗೆ ಹೋಗಿ ರಕ್ಷಣೆಗಾಗಿ ಕೂಗಾಡಿದ್ದ. ಆತನನ್ನು ಬೆನ್ನಟ್ಟಿದ್ದ ದುಷ್ಕರ್ಮಿಗಳು, ಬ್ಯಾಂಕ್‌ನೊಳಗೆ ಹೋಗಿ ಮಾರಕಾಸ್ತ್ರಗಳಿಂದ ಹೊಡೆದಿದ್ದರು' ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ಮತಾಂತರ ಅನುಮಾನ: 'ಕೊಳಚೆ ಪ್ರದೇಶದಲ್ಲಿರುವ ಜನರನ್ನು ಮತಾಂತರ ಮಾಡುವ ಕೆಲಸದಲ್ಲಿ ರೌಡಿ ಬಬ್ಲಿ ನಿರತನಾಗಿದ್ದನೆಂಬ ಮಾಹಿತಿ ಇದೆ. ಆ ಆಯಾಮದಲ್ಲೂ ತನಿಖೆ ನಡೆದಿದೆ' ಎಂದೂ ಪೊಲೀಸ್ ಮೂಲಗಳು ಹೇಳಿವೆ.

ಸುದ್ದಿ 2 ನಿಮಿಷ

ಜಿಂದಾಲ್‌ಗೆ ಜಮೀನು: ಯಥಾಸ್ಥಿತಿಯ ಭರವಸೆ

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಜಮೀನನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡುವ ಮಾಡಿಕೊಂಡಿರುವ ಕ್ರಯಪತ್ರದ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬರೆದಿರುವ ಮೆಮೊ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, 'ಆಕ್ಷೇಪಣಾ ಹೇಳಿಕೆಯನ್ನು ಸರ್ಕಾರ ಶೀಘ್ರವೇ ಸಲ್ಲಿಸಬೇಕು' ಎಂದು ತಿಳಿಸಿತು.

ಸಂಪುಟದ ಹಲವು ಸಚಿವರ ವಿರೋಧ ಇದ್ದರೂ ಕಡಿಮೆ ದರದಲ್ಲಿ ಸರ್ಕಾರದ ಜಾಗವನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಕೆ.ಎ. ಪಾಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

'ಕೋವಿಡ್‌ನಿಂದ ಮೃತರಾದವರ ಮಕ್ಕಳ ಶಿಕ್ಷಣಕ್ಕೆ ನೆರವು'



ಬೆಂಗಳೂರು: 'ಕೋವಿಡ್ ಸೇನಾನಿಯಾಗಿ ಕೆಲಸ ಮಾಡುತ್ತಿದ್ದವರ ಪೈಕಿ ಅನೇಕರು ಸೋಂಕಿಗೊಳಪಟ್ಟು ಮೃತರಾಗಿದ್ದಾರೆ. ಅಂತಹವರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ₹2 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲು ಚಿಂತಿಸಲಾಗಿದೆ. ಪದವಿ ಪೂರೈಸಿದವರಿಗೆ ಉದ್ಯೋಗ ಕಲ್ಪಿಸುವ ಆಲೋಚನೆಯೂ ಇದೆ. ಇದಕ್ಕಾಗಿ ಸಂಬಂಧಪಟ್ಟ ಕುಟುಂಬದವರು ಹೆಸರು ನೋಂದಾಯಿಸಿಕೊಳ್ಳಬೇಕು' ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್ ತಿಳಿಸಿದರು.

ಆಸ್ಪತ್ರೆ ವತಿಯಿಂದ ಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸಲು ನಿರ್ಧರಿಸಿದ್ದು ಈ ಕಾರ್ಯಕ್ರಮಕ್ಕೆ ನಟ ರಮೇಶ್ ಅರವಿಂದ್ ಸೋಮವಾರ ಚಾಲನೆ ನೀಡಿದರು.

'ಕೋವಿಡ್ ಸೇನಾನಿಗಳನ್ನು ಸನ್ಮಾನಿಸುವ ಉದ್ದೇಶದಿಂದ ಇದೇ 31ರವರೆಗೂ ಕೃತಜ್ಞತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ನಮ್ಮ ತಂಡದವರು ಒಟ್ಟು 5 ವಾಹನಗಳಲ್ಲಿ 300ಕ್ಕೂ ಅಧಿಕ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಿದ್ದಾರೆ' ಎಂದರು.

₹ 12.25 ಲಕ್ಷ ಕಿತ್ತ ಫೇಸ್‌ಬುಕ್ ಸ್ನೇಹಿತ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್ ಮೂಲಕ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ನಗರದ ಮಹಿಳೆಯೊಬ್ಬರಿಂದ ₹ 12.25 ಲಕ್ಷ ಪಡೆದು ವಂಚಿಸಿದ್ದಾನೆ.

ವಂಚನೆಗೀಡಾಗಿರುವ ಕೋಡಿಚಿಕ್ಕನಹಳ್ಳಿಯ 40 ವರ್ಷದ ಮಹಿಳೆ ಆಗ್ನೇಯ ವಿಭಾಗ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

'ದೂರುದಾರ ಮಹಿಳೆಗೆ ಮೇ 27ರಂದು ಫೇಸ್‌ಬುಕ್‌ನಲ್ಲಿ ಅಪರಿಚಿತ ವ್ಯಕ್ತಿ ಪರಿಚಯವಾಗಿತ್ತು. ವಿದೇಶದಲ್ಲಿ ಇರುವುದಾಗಿ ಹೇಳಿದ್ದ ವ್ಯಕ್ತಿ, ಮಹಿಳೆ ಜೊತೆ ಮಾತನಾಡಲಾರಂಭಿಸಿದ್ದ. ಭಾರತಕ್ಕೆ ಬಂದು ಭೇಟಿಯಾಗುವುದಾಗಿಯೂ ತಿಳಿಸಿದ್ದ. ಈ ಸಂಗತಿ ದೂರಿನಲ್ಲಿದೆ' ಎಂದು ಪೊಲೀಸ್ ಮೂಲಗಳು ಹೇಳಿವೆ.

'ಜುಲೈ 5ರಂದು ಮಹಿಳೆಗೆ ಕರೆ ಮಾಡಿದ್ದ ಆರೋಪಿ, ಹಣದ ಅವಶ್ಯಕತೆ ಇರುವುದಾಗಿ ಹೇಳಿ ಸಹಾಯ ಕೇಳಿದ್ದ. ಮಹಿಳೆ ಹಂತ ಹಂತವಾಗಿ ₹ 12.25 ಲಕ್ಷ ಹಾಕಿದ್ದರು. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದಾನೆ' ಎಂದೂ ಮೂಲಗಳು ಹೇಳಿವೆ.

₹ 6 ಲಕ್ಷ ವಂಚಿಸಿದ ಆನ್‌ಲೈನ್ ವರ

ಬೆಂಗಳೂರು: ವೈವಾಹಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ, ನಗರದ ಯುವತಿಯೊಬ್ಬರಿಂದ ₹ 6 ಲಕ್ಷ ಪಡೆದು ವಂಚಿಸಿದ್ದಾನೆ. ಈ ಬಗ್ಗೆ ಪೂರ್ವ ವಿಭಾಗ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೇಂಟ್ ಥಾಮಸ್ ನಗರ ನಿವಾಸಿಯಾದ ಯುವತಿ ವಂಚನೆ ಬಗ್ಗೆ ದೂರು ನೀಡಿದ್ದಾರೆ.

₹ 8.76 ಲಕ್ಷ ವಂಚನೆ

ಬೆಂಗಳೂರು: ಎಟಿಎಂ ಕಾರ್ಡ್ ನಿಷ್ಕ್ರಿಯವಾಗುವುದಾಗಿ ಹೇಳಿ ನಗರದ ವೃದ್ಧೆಯೊಬ್ಬರಿಂದ ಬ್ಯಾಂಕ್ ಖಾತೆ ವಿವರ ಪಡೆದಿದ್ದ ಸೈಬರ್ ಖದೀಮರು, ವೃದ್ಧೆ ಹೆಸರಿನಲ್ಲಿ ಆನ್‌ಲೈನ್ ಬ್ಯಾಂಕಿಂಗ್ ಖಾತೆ ತೆರೆದು ₹ 8.76 ಲಕ್ಷ ಡ್ರಾ ಮಾಡಿಕೊಂಡು ವಂಚಿಸಿದ್ದಾರೆ. 'ಅಂಜನಾನಗರ ನಿವಾಸಿಯಾಗಿರುವ 63 ವರ್ಷದ ವೃದ್ಧೆ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ' ಎಂದು ಪಶ್ಚಿಮ ವಿಭಾಗ ಸೈಬರ್ ಕ್ರೈಂ ಪೊಲೀಸ್ ಮೂಲಗಳು ಹೇಳಿವೆ.

ಕೆ.ಆರ್‌.ಮಾರುಕಟ್ಟೆ: ಸ್ಮಾರ್ಟ್ ಸಿಟಿ ಕಾಮಗಾರಿ ಪ್ರಗತಿ ಪರಿಶೀಲನೆ

ಗ್ರಾಹಕರು, ವರ್ತಕರಿಗೆ ತೊಂದರೆ ಆಗದಂತೆ ಕ್ರಮ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ಕೃಷ್ಣರಾಜ ಮಾರುಕಟ್ಟೆಯ (ಕೆ.ಆರ್‌.ಮಾರುಕಟ್ಟೆ) ನವೀಕರಣ ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ವರ್ತಕರು ಹಾಗೂ ಗ್ರಾಹಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರ ವಹಿಸಬೇಕು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕೆ.ಆರ್‌.ಮಾರುಕಟ್ಟೆಯ ನವೀಕರಣ ಕಾಮಗಾರಿಯಯನ್ನು ಸೋಮವಾರ ಪರಿಶೀಲನೆ ನಡೆಸಿದ ಅವರು ಬೀದಿ ಬದಿ ವ್ಯಾಪಾರಿಗಳ ಜೊತೆಗೂ ಮಾತನಾಡಿದರು.

'ನಿಮಗೆ ಯಾವುದೇ ರೀತಿಯಲ್ಲೂ ತೊಂದರೆಯಾಗುವುದಿಲ್ಲ. ವ್ಯವಸ್ಥಿತವಾದ ಸ್ಥಳದಲ್ಲಿ ವ್ಯಾಪಾರ ಮುಂದುವರಿಸಲು ಅವಕಾಶ ಮಾಡಿಕೊಡಲಾಗುವುದು. ಕಾಮಗಾರಿ ನಡೆಸಲು ಸಹಕರಿಸಬೇಕು. ಆಗ ಮಾತ್ರ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯ' ಎಂದು ವ್ಯಾಪಾರಿಗಳ ಮನವೊಲಿಸುವ ಪ್ರಯತ್ನ ನಡೆಸಿದರು.

ವ್ಯಾಪಾರಿಗಳು, 'ಕಾಮಗಾರಿ ನಡೆಸಲು ಸಹಕರಿಸುತ್ತೇವೆ' ಎಂದು ಭರವಸೆ ತಿಳಿಸಿದರು.



ಕಾಮಗಾರಿ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ರಾಕೇಶ್ ಸಿಂಗ್ ಅವರು ಗೌರವ್ ಗುಪ್ತ ಅವರ ಜೊತೆ ಚರ್ಚಿಸಿದರು

ಜಂಕ್ಷನ್ ಅಭಿವೃದ್ಧಿ: ಶೇ 60ರಷ್ಟು ಪೂರ್ಣ

ನಗರದ ಕೆ.ಆರ್‌.ಮಾರುಕಟ್ಟೆ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಶೇ 60ರಷ್ಟು ಪೂರ್ಣಗೊಂಡಿದೆ. ಜಾಮಿಯಾ ಮಸೀದಿ ಬಳಿಯ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಮುಗಿದಿದೆ. ಇಲ್ಲಿನ ಬಸ್ ಟರ್ಮಿನಲ್ ಬಳಿ ಎರಡು ಪಾದಚಾರಿ ಮಾರ್ಗಗಳು ಹಾಗೂ ಎರಡು ಕ್ಯಾರಿಯೇಜ್ ವೇ ಕಾಮಗಾರಿಗಳಲ್ಲಿ ಒಂದು ಪಾದಚಾರಿ ಮಾರ್ಗ ಹಾಗೂ ಒಂದು ಕ್ಯಾರಿಯೇಜ್ ವೇ ಕೆಲಸ ಪೂರ್ಣಗೊಂಡಿದೆ. ಇನ್ನೊಂದು ಕಡೆಯ ಪಾದಚಾರಿ ಮಾರ್ಗದ ಕೆಲಸ ಪ್ರಗತಿಯಲ್ಲಿದೆ.

'ಕ್ಯಾರಿಯೇಜ್ ವೇ ಬಳಿ ರಾಜಕಾಲುವೆಯ ಕಾಮಗಾರಿಯೂ ನಡೆಯುತ್ತಿದೆ. ಅದರ ಕೆಲಸ ಮುಗಿದ ಬಳಿಕ ಕ್ಯಾರಿಯೇಜ್ ವೇ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಪಾದಚಾರಿ ಸುರಂಗಮಾರ್ಗದಲ್ಲಿ ವಾಟರ್ ಪ್ರೂಫಿಂಗ್ ಕಾಮಗಾರಿ ನಡೆಯುತ್ತಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮಾರುಕಟ್ಟೆ ಆವರಣದಲ್ಲಿ ಮಳೆನೀರು ಚರಂಡಿಯ ಕಾಮಗಾರಿ, ಮಾರುಕಟ್ಟೆ ಕಟ್ಟಡದ ನೆಲಮಹಡಿ, ಮೊದಲ ಮಹಡಿ ಹಾಗೂ ಎರಡನೇ ಮಹಡಿಗಳಲ್ಲಿ ನೆಲಹಾಸು ಅಳವಡಿಸುವ ಕಾಮಗಾರಿಗಳು ಪ್ರಗತಿಯಲ್ಲಿದೆ. ಪಶ್ಚಿಮ ಪ್ರವೇಶದ್ವಾರದ ಬಳಿ ರ‍್ಯಾಂಪ್ ನಿರ್ಮಾಣ ಕೆಲಸ ನಡೆಯುತ್ತಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, 'ಅತಿ ಜನದಟ್ಟಣೆ ಇರುವ ಪ್ರದೇಶದಲ್ಲಿ ಕಾಮಗಾರಿ ಕೈಗೆತ್ತಿಕೊಂಡಾಗ ಸಮಸ್ಯೆಗಳು ಸಹಜ. ಎದುರಾಗುವ ತೊಡಕುಗಳನ್ನು ಇತ್ಯರ್ಥಪಡಿಸಿಕೊಂಡು ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದ್ದೇವೆ' ಎಂದರು.

ಅವೆನ್ಯೂ ರಸ್ತೆ: ಕಾಂಕ್ರೀಟೀಕರಣ ಬಾಕಿ

ಸ್ಮಾರ್ಟ್ ಸಿಟಿ ಯೋಜನೆ ಅಡಿ 1.80 ಕಿ.ಮೀ ಉದ್ದದ ಅವೆನ್ಯೂ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ರಸ್ತೆಯಲ್ಲಿ ಎರಡೂ ಕಡೆ ಒಳಚರಂಡಿ, ರಾಜಕಾಲುವೆ ಕಾಮಗಾರಿ, ವಿದ್ಯುತ್ ಕೇಬಲ್ ಹಾಗೂ ಒಎಫ್‌ಸಿ ಕೇಬಲ್‌ಗಳನ್ನು ಅಳವಡಿಸುವ ಡಕ್ಟ್ ಕಾಮಗಾರಿಗಳು ಪೂರ್ಣಗೊಂಡಿವೆ. ರಸ್ತೆಯ ಕಾಂಕ್ರೀಟೀಕರಣ ಮಾತ್ರ ಬಾಕಿಯಿದೆ.

ಸವಿತಾ ಮಹರ್ಷಿ ಉದ್ಯಾನ ಲೋಕಾರ್ಪಣೆ

ಯಲಹಂಕ: ಉಪನಗರದ ಬಸ್ ನಿಲ್ದಾಣದ ಸಮೀಪದಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಿರುವ ಸವಿತಾ ಮಹರ್ಷಿ ಉದ್ಯಾನವನ್ನು ಶಾಸಕ ಎಸ್‌.ಆರ್‌.ವಿಶ್ವನಾಥ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, 'ಉದ್ಯಾನ ಅಥವಾ ರಸ್ತೆಗೆ ಸವಿತಾ ಮಹರ್ಷಿಗಳ ಹೆಸರನ್ನು ಇಡಬೇಕೆಂಬ ಸವಿತಾಸಮಾಜದ ಮುಖಂಡರ ಬೇಡಿಕೆಯಂತೆ ಈ ಹಿಂದೆಯೇ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಈಗ ಅಧಿಕೃತವಾಗಿ ಉದ್ಯಾನವನ್ನು ಲೋಕಾರ್ಪಣೆ ಮಾಡಲಾಗಿದೆ. ಇದಕ್ಕೆ ಅಂದಾಜು ₹1 ಕೋಟಿ ವೆಚ್ಚ ತಗುಲಿದ್ದು, ಒಂದೂಕಾಲು ಎಕರೆ ಜಾಗದಲ್ಲಿ ತೆರೆದ ಜಿಮ್, ಗಜೀಬಾ, ಮಕ್ಕಳ ಆಟದ ಸಾಮಗ್ರಿಗಳು, ಶೌಚಾಲಯ, ಭದ್ರತಾ ಸಿಬ್ಬಂದಿ ಕೊಠಡಿ, ನಡಿಗೆಪಥ ಹಾಗೂ ಸುತ್ತಲೂ ತಂತಿಬೇಲಿ ಅಳವಡಿಸಲಾಗಿದೆ' ಎಂದು ತಿಳಿಸಿದರು.



ಉದ್ಯಾನ ಉದ್ಘಾಟಿಸಿದ ಶಾಸಕ ವಿಶ್ವನಾಥ್, ತೆರೆದ ಜಿಮ್‌ನಲ್ಲಿ ವ್ಯಾಯಾಮ ಮಾಡಿದರು. ಎಸ್‌.ನರೇಶ್ ಕುಮಾರ್, ಎಂ. ಸತೀಶ್ ಮತ್ತಿತರರು ಇದ್ದಾರೆ

ಇರಾಕ್‌ನಲ್ಲಿ ಬಾಂಬ್ ಸ್ಫೋಟ: 25 ಸಾವು

ಬಾಗ್ದಾದ್ (ಎಪಿ): ಇರಾಕ್ ರಾಜಧಾನಿ ಬಾಗ್ದಾದ್‌ನ ಉಪನಗರ ಸದರ್ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸೋಮವಾರ ಈದ್ ಹಬ್ಬಕ್ಕಾಗಿ ಜನರು ಖರೀದಿಯಲ್ಲಿ ತೊಡಗಿದ್ದ ವೇಳೆ ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬೊಂದು ಸ್ಫೋಟಿಸಿ 25 ಮಂದಿ ಮೃತಪಟ್ಟಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಹಕಾರಿ ಸಂಶೋಧನಾ ಕೇಂದ್ರ ಸ್ಥಾಪಿಸಲು ಮನವಿ

ಬೆಂಗಳೂರು: ಕರ್ನಾಟಕ ಸೇರಿ ಪ್ರಮುಖ ರಾಜ್ಯಗಳಲ್ಲಿ ಸಹಕಾರಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸುವಂತೆ ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಕೇಂದ್ರದ ನೂತನ ಸಹಕಾರ ಸಚಿವ ಅಮಿತ್ ಶಾ ಅವರನ್ನು ವೈದ್ಯ ಅವರ ನೇತೃತ್ವದ ನಿಯೋಗ ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಅಲ್ಲದೆ, ಕೃಷಿ ಪತ್ತಿನ ಸಹಕಾರ ಸಂಘಗಳು, ರೈತರಿಗೆ ಸಂಬಂಧಿಸಿದ ಇತರ ಸಹಕಾರ ಸಂಘಗಳನ್ನು ಬಲಪಡಿಸಬೇಕು' ಎಂದು ಅವರು ಮನವಿ ಮಾಡಿದರು.

ನಿಯೋಗದಲ್ಲಿ ಸಹಕಾರ ಭಾರತಿಯ ಪ್ರಧಾನ ಕಾರ್ಯದರ್ಶಿ ಉದಯ ಜೋಷಿ, ಸಂಘಟನಾ ಕಾರ್ಯದರ್ಶಿ ಸಂಜಯ್ ಪಾಚ್ಪುರ, ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ದೇಶಕ ಸತೀಶ್ ಮರಾಠೆ ಮತ್ತಿತರರು ಇದ್ದರು.



ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅವರ ನೇತೃತ್ವದ ನಿಯೋಗ ನೂತನ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಚಿತ್ರಮಂದಿರ ತೆರೆದರೂ ಚಿತ್ರಗಳಿಲ್ಲ!

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ಲಾಕ್‌ಡೌನ್ ಅನ್ನು ಇನ್ನಷ್ಟು ಸಡಿಲಿಸಿ, ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನ ಆರಂಭಿಸಲು ಒಪ್ಪಿಗೆ ನೀಡಿದೆ. ಆದರೆ, ಪ್ರೇಕ್ಷಕರ ಸಂಖ್ಯೆಯನ್ನು ನಿರ್ಬಂಧಿಸಿರುವ ಕಾರಣ ಸದ್ಯಕ್ಕೆ ಹೊಸ ಚಿತ್ರಗಳ ಬಿಡುಗಡೆಗೆ ನಿರ್ಮಾಪಕರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಹೊಸ ಚಿತ್ರಗಳಿಲ್ಲದೆ 'ಲಾಕ್‌ಡೌನ್' ಸ್ಥಿತಿಯಲ್ಲೇ ಚಿತ್ರಮಂದಿರಗಳಿವೆ.

ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಒಟ್ಟು ಸಾಮರ್ಥ್ಯದ ಶೇ 50ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶ ಕಲ್ಪಿಸಿರುವುದು ಬಿಗ್‌ಬಜೆಟ್ ಚಿತ್ರಗಳ ಬಿಡುಗಡೆಗೆ ಅಡ್ಡಿಯಾಗಿದೆ. ಶೇ 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದರಷ್ಟೇ ಚಿತ್ರ ಬಿಡುಗಡೆಗೆ ಬಿಗ್‌ಬಜೆಟ್ ಚಿತ್ರಗಳ ನಿರ್ಮಾಪಕರು ನಿರ್ಧರಿಸಿದ್ದಾರೆ.

ಪ್ರಸ್ತುತ 'ಸಲಗ', 'ಕೋಟಿಗೊಬ್ಬ-3', 'ಭಜರಂಗಿ-2', 'ಕೆಜಿಎಫ್-2', 'ವಿಕ್ರಾಂತ್ ರೋಣ'ದಂತಹ ಬಿಗ್ ಬಜೆಟ್ ಚಿತ್ರಗಳು ಸೇರಿದಂತೆ ಹತ್ತಾರು ಸಿನಿಮಾಗಳು ಬಿಡುಗಡೆಗೆ ಕಾಯುತ್ತಿವೆ. 'ಪ್ರೇಕ್ಷಕರ ಸಂಖ್ಯೆಯನ್ನು ಶೇ 50 ನಿರ್ಬಂಧಿಸಿರುವ ಕಾರಣ, ಜುಲೈ 30ರವರೆಗೂ ಕಾಯಲು ನಿರ್ಧರಿಸಿದ್ದೇವೆ. ಮುಂದಿನ ಅನ್‌ಲಾಕ್‌ನಲ್ಲಿ ಮತ್ತಷ್ಟು ವಿನಾಯಿತಿ ನೀಡಿ, ಶೇ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದರೆ ಆ.1 ಅಥವಾ 2ರಂದು ನಿರ್ಮಾಪಕರು ಸಭೆ ನಡೆಸಿ ಯಾವ ಚಿತ್ರ ಯಾವಾಗ ಬಿಡುಗಡೆ ಎಂಬುದರ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ' ಎಂದು ನಟ ದುನಿಯಾ ವಿಜಯ್ ನಟನೆಯ 'ಸಲಗ' ಚಿತ್ರದ ನಿರ್ಮಾಪಕ ಶ್ರೀಕಾಂತ್ ಕೆ.ಪಿ 'ಪ್ರಜಾವಾಣಿ'ಗೆ ತಿಳಿಸಿದರು.

'ಹೊಸ ಚಿತ್ರಗಳಿಲ್ಲ': 'ಕೆಲ ನೆರೆ ರಾಜ್ಯಗಳಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಇನ್ನೂ ಅವಕಾಶ ನೀಡಿಲ್ಲ. ಎಲ್ಲ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಿತ್ರಗಳೇ ಇರುವುದಿಲ್ಲ. ಇತರೆ ಭಾಷೆಯ ಚಿತ್ರಗಳೂ ಓಡುತ್ತಿರುತ್ತವೆ. ಪ್ರೇಕ್ಷಕರ ಸಂಖ್ಯೆಯನ್ನು ನಿರ್ಬಂಧಿಸಿರುವ ಕಾರಣ ಬಿಗ್‌ಬಜೆಟ್ ಚಿತ್ರಗಳ ಬಿಡುಗಡೆಗೆ ನಿರ್ಮಾಪಕರು ಹಿಂದೇಟು ಹಾಕುತ್ತಿದ್ದು, ಇತರೆ ಭಾಷೆ ಚಿತ್ರಗಳ ಸದ್ಯಕ್ಕೆ ಬಿಡುಗಡೆ ಕಾಣುತ್ತಿಲ್ಲ. ಹೀಗಾಗಿ ಈಗ ಚಿತ್ರಮಂದಿರ ತೆರೆದರೂ ಸಿನಿಮಾಗಳ ಕೊರತೆ ಎದುರಾಗಲಿದೆ. ರಾತ್ರಿ ಕರ್ಫ್ಯೂನಿಂದಾಗಿ ಒಂದು ಪ್ರದರ್ಶನವನ್ನು ಕಡಿತಗೊಳಿಸಬೇಕಾದ ಅನಿವಾರ್ಯತೆ ಇದೆ. ಸರ್ಕಾರದ ಮುಂದಿನ ನಿರ್ಧಾರವನ್ನು ಕಾದು ನೋಡುತ್ತಿದ್ದೇವೆ' ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ತಿಳಿಸಿದರು.

ಮರುಬಿಡುಗಡೆಗೆ ಸಜ್ಜಾದ 'ಕೃಷ್ಣ ಟಾಕೀಸ್': ಲಾಕ್‌ಡೌನ್ ಜಾರಿಗೂ ಮುನ್ನ ತೆರೆಕಂಡಿದ್ದ ನಟ ಅಜೇಯ್ ರಾವ್ ಅಭಿನಯದ 'ಕೃಷ್ಣ ಟಾಕೀಸ್' ಚಿತ್ರವನ್ನು ಮತ್ತೆ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. 'ಕಳೆದ ಏಪ್ರಿಲ್ 16ರಂದು ಬಿಡುಗಡೆಯಾಗಿದ್ದ 'ಕೃಷ್ಣ ಟಾಕೀಸ್' ಸಿನಿಮಾದ ಬಗ್ಗೆ ಮಾಧ್ಯಮ ಹಾಗೂ ಪ್ರೇಕ್ಷಕರಿಂದ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿತ್ತು. ನಮ್ಮ ಚಿತ್ರ ಮರುಬಿಡುಗಡೆಗೆ ಸಜ್ಜಾಗುತ್ತಿದೆ. ಸದ್ಯದಲ್ಲೇ ಬಿಡುಗಡೆಯ ದಿನಾಂಕ ತಿಳಿಸುತ್ತೇವೆ' ಎಂದು ಚಿತ್ರದ ನಿರ್ದೇಶಕ ವಿಜಯಾನಂದ್ ತಿಳಿಸಿದ್ದಾರೆ.



ಚಿತ್ರಮಂದಿರ ತೆರೆಯಲು ಅನುಮತಿ ನೀಡಿದರೂ, ಹೊಸ ಚಿತ್ರಗಳಿಲ್ಲದ ಕಾರಣ ಲಾಕ್‌ಡೌನ್‌ನಂತೆಯೇ ಇರುವಂತೆ ಕಂಡುಬಂದ ಬೆಂಗಳೂರಿನ ಸಂತೋಷ್ ಚಿತ್ರಮಂದಿರ –ಪ್ರಜಾವಾಣಿ ಚಿತ್ರ

2 ತಿಂಗಳಲ್ಲಿ ಸಿಎಸ್‌ಬಿ ರಚಿಸಲು ಸೂಚನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ವಿಷಯ ಮೇಲ್ವಿಚಾರಣೆ ನಡೆಸಲು ನಾಗರಿಕ ಸೇವಾ ಮಂಡಳಿಯನ್ನು (ಸಿಎಸ್‌ಬಿ) ಎರಡು ತಿಂಗಳಲ್ಲಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮತ್ತು ಐಎಎಸ್ ಅಧಿಕಾರಿ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

2014 ಜನವರಿ 31ರಂದು ರಾಜ್ಯ ಸರ್ಕಾರ ಸಿಎಸ್‌ಬಿ ರಚಿಸಿತ್ತು. ಒಂದು ತಿಂಗಳ ಅವಧಿಯಲ್ಲಿ ಅದನ್ನು ನಿರುಪಯುಕ್ತಗೊಳಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿತು. ಬಳಿಕ ಐಎಎಸ್ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಸಲಹೆ ನೀಡಲು ಸಂಪುಟ ಉಪಸಮಿತಿ ರಚಿಸಲಾಯಿತು.

'ಮಂಡಳಿಯನ್ನು ರದ್ದುಗೊಳಿಸಿರುವುದು ಸುಪ್ರೀಂ ಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ. ಮುಂದಿನ ಎರಡು ತಿಂಗಳಲ್ಲಿ ಮಂಡಳಿ ರಚನೆ ಮಾಡಲೇಬೇಕು' ಎಂದು ಪೀಠ ಅಭಿಪ್ರಾಯಪಟ್ಟಿತು. ಏತನ್ಮಧ್ಯೆ, ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಶರತ್ ಅವರ ವರ್ಗಾವಣೆ ಸಂಬಂಧ 2020ರ ಸೆ. 29 ರಂದು ಹೊರಡಿಸಿರುವ ಆದೇಶ ವನ್ನು ಪುನರ್ ಪರಿಶೀಲಿಸಬೇಕು ಎಂದು ಪೀಠ ತಿಳಿಸಿತು.

ಸ್ಥಳೀಯ ಸಂಸ್ಥೆ: ಮತದಾರರ ಪಟ್ಟಿ ಸಿದ್ಧ

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ–ಧಾರವಾಡ, ಕಲಬುರ್ಗಿ, ತರೀಕೆರೆ, ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮತದಾರರ ಪಟ್ಟಿ ಸಿದ್ಧತೆ ಕಾರ್ಯ ಪೂರ್ಣಗೊಂಡಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

'ಪರಿಸ್ಥಿತಿ ನೋಡಿಕೊಂಡು ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗುವುದು' ಎಂದು ಆಯೋಗದ ಪರ ವಕೀಲರು ತಿಳಿಸಿದರು.

ಈ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿತು.

ಅವಧಿ ಪೂರ್ಣಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಸಂವಿಧಾನದ ಪರಿಚ್ಛೇದ 243(ಯು) ಪ್ರಕಾರ ಕೂಡಲೇ ಚುನಾವಣೆ ನಡೆಸಬೇಕು. ಆದರೆ ಪಾಲನೆ ಆಗದಿರುವುದನ್ನು ಗಮನಿಸಿದ ಪೀಠ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದೆ.

ಪ್ರಾಣಿಗಳ ಅನಧಿಕೃತ ವಧೆ ನಿಷೇಧ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿಗಳನ್ನು ಅನಧಿಕೃತವಾಗಿ ವಧೆ ಮಾಡುವುದನ್ನು ಮತ್ತು ಬಲಿ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

'2020ರ ಬಿಬಿಎಂಪಿ ಕಾಯ್ದೆ ಪ್ರಕಾರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಅನಧಿಕೃತವಾಗಿ ವಧೆ ಮಾಡುವುದನ್ನು ನಿಷೇಧಿಸಲಾಗಿದೆ. ಈ ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರಿಗೆ 1959ರ ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆ ಕಾಯ್ದೆಯ ಸೆಕ್ಷನ್ 3ರ ಪ್ರಕಾರ 6 ತಿಂಗಳು ಸಜೆ ಅಥವಾ ದಂಡ ಎರಡನ್ನೂ ವಿಧಿಸಬಹುದು. ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 429ರ ಪ್ರಕಾರ ಐದು ವರ್ಷ ಜೈಲು ಶಿಕ್ಷೆ ವಿಧಿಸಬಹುದು' ಎಂದು ಬಿಬಿಎಂಪಿ ತಿಳಿಸಿದೆ.

'ಬಕ್ರೀದ್ ಹಬ್ಬದ ಆಚರಣೆ ಅಥವಾ ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ, ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಯನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ನಡೆಸಲು ಅವಕಾಶವಿದೆ. ಪ್ರಾಣಿವಧೆ ಕಾಯ್ದೆಯ ಪ್ರಕಾರ, ವಧೆಗೆ ಅರ್ಹವಾದ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಬಹುದು' ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

ಅನಧಿಕೃತವಾಗಿ ಪ್ರಾಣಿ ವಧೆ ನಡೆಸುವುದು ಕಂಡು ಬಂದರೆ, ದಿನದ 24 ತಾಸು ಕಾರ್ಯನಿರ್ವಹಿಸುವ ಬಿಬಿಎಂಪಿ ಸಹಾಯವಾಣಿಗೆ (8277 100200) ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಪಾಲಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ 24ರವರೆಗೆ ಹೆಚ್ಚು ಮಳೆ ಸಾಧ್ಯತೆ

ಬೆಂಗಳೂರು: ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 20ರಿಂದ 24ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

'ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.7 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸೂಚನೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು' ಎಂದು ಎಚ್ಚರಿಸಿದೆ.

'ಯೆಲ್ಲೊ ಅಲರ್ಟ್': ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕ ಮಗಳೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 20ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಿರುವುದಾಗಿ ಇಲಾಖೆ ತಿಳಿಸಿದೆ.

ಒಳನಾಡಿನಲ್ಲಿ ಜುಲೈ 21 ಮತ್ತು 22ರಂದು ಮಳೆ ತಗ್ಗಲಿದ್ದು, ಬಳಿಕ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಪಿವಿ ಬ್ರ್ಯಾಂಡ್ ಸ್ಪಾಟ್

ಪತ್ರಿಕೆಯಲ್ಲಿ ಪ್ರಕಟವಾಗುತ್ತಿರುವ ಪಿವಿ ಬ್ರ್ಯಾಂಡ್ ಸ್ಪಾಟ್ ಪ್ರಸ್ತುತಿಯ ಲೇಖನ ಸಿದ್ಧಪಡಿಸುವಲ್ಲಿ ನಮ್ಮ ಪತ್ರಕರ್ತರ ಯಾವುದೇ ಪಾತ್ರ ಇರುವುದಿಲ್ಲ. ಸಂಸ್ಥೆಯ ಜಾಹೀರಾತು ಮತ್ತು ಬ್ರ್ಯಾಂಡ್ ವಿಭಾಗಗಳ ಪ್ರಸ್ತುತಿಯಾಗಿರುವ **'ಪಿವಿ ಬ್ರ್ಯಾಂಡ್ ಸ್ಪಾಟ್'**ನ ಮಾಹಿತಿಯನ್ನು (ಕಂಟೆಂಟ್) ಓದುಗರು ಜಾಹೀರಾತು ಎಂದೇ ಭಾವಿಸಬಹುದು.

ಮೆಟ್ರೊ ರೈಲು: ರಾತ್ರಿ 9ರವರೆಗೆ ಸೇವೆ



ಪ್ರಜಾವಾಣಿ ವಾರ್ತೆ

ಬೆಂಗಳೂರು: 'ನಮ್ಮ ಮೆಟ್ರೊ' ರೈಲುಗಳ ಸಂಚಾರ ಸಮಯವನ್ನು ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‌ಸಿಎಲ್) ವಿಸ್ತರಿಸಿದೆ. ನಗರದಲ್ಲಿ ರಾತ್ರಿ 9ರವರೆಗೆ ಮೆಟ್ರೊ ರೈಲುಗಳು ಸಂಚರಿಸಲಿವೆ. ಈ ಮೊದಲು, ರಾತ್ರಿ 8ರವರೆಗೆ ಮಾತ್ರ ಸೇವೆ ಲಭ್ಯವಿತ್ತು.

ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ದಿನದಲ್ಲಿ 14 ತಾಸುಗಳು ಮೆಟ್ರೊ ರೈಲು ಸೇವೆ ಇರಲಿದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯ ಸರ್ಕಾರವು ರಾತ್ರಿ ಕರ್ಫ್ಯೂ ಅವಧಿಯನ್ನು ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಕಡಿತಗೊಳಿಸುತ್ತಿರುವಂತೆಯೇ, ಬಿಎಂಆರ್‌ಸಿಎಲ್ ಕೂಡ ಕಾರ್ಯಾಚರಣೆ ಅವಧಿಯನ್ನು ವಿಸ್ತರಿಸಿದೆ.

ನೇರಳೆ ಮತ್ತು ಹಸಿರು ಮಾರ್ಗದ ನಾಲ್ಕು ಕೊನೆಯ ನಿಲ್ದಾಣಗಳು ಹಾಗೂ ಮೆಜೆಸ್ಟಿಕ್‌ನಿಂದ ರಾತ್ರಿ 9ಕ್ಕೆ ಕೊನೆಯ ರೈಲು ಹೊರಡಲಿದೆ.

ಅಶ್ಲೀಲ ಚಿತ್ರ ನಿರ್ಮಾಣ: ರಾಜ್ ಕುಂದ್ರಾ ಬಂಧನ


ಮುಂಬೈ(ಪಿಟಿಐ): ಅಶ್ಲೀಲ ಚಿತ್ರಗಳನ್ನು ನಿರ್ಮಿಸಿರುವ ಮತ್ತು ಅದನ್ನು ಕೆಲವು ಆ್ಯಪ್‌ಗಳಲ್ಲಿ ಪ್ರಸಾರ ಮಾಡಿರುವ ಆರೋಪದಲ್ಲಿ ಉದ್ಯಮಿ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ಆರೋಪದಲ್ಲಿ ಕುಂದ್ರಾ ವಿರುದ್ಧ ಫೆಬ್ರುವರಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕನ್ನಡಿಗರು ನಪುಂಸಕರು: ಕೆ.ಎಸ್.ಭಗವಾನ್ ಟೀಕೆ

ಮೈಸೂರು: 'ತಮಿಳರು ಹೋರಾಡಿ ಸ್ಪರ್ಧಾತ್ಮಕ ಪರೀಕ್ಷೆಗಳು ತಮಿಳಿನಲ್ಲಿ ನಡೆಯುವಂತೆ ಮಾಡಿದರು. ಕರ್ನಾಟಕದಲ್ಲಿ ಇನ್ನೂ ಹೋರಾಟ ನಡೆದಿಲ್ಲ. ಒಂದು ರೀತಿಯಲ್ಲಿ ಕನ್ನಡಿಗರು ನಪುಂಸಕರು' ಎಂದು ಸಾಹಿತಿ ಕೆ.ಎಸ್. ಭಗವಾನ್ ಹೇಳಿದರು.

ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ನೇತೃತ್ವದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ಅವರು, 'ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಬೇಕು' ಎಂದು ಆಗ್ರಹಿಸಿದರು.



'ತಮಿಳುನಾಡಿನ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಮೇಕೆದಾಟು ಯೋಜನೆ ವಿರುದ್ಧ ಕೇಂದ್ರಕ್ಕೆ ಮನವಿ ಸಲ್ಲಿಸಿವೆ. ಆದರೆ, ರಾಜ್ಯದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ರಾಜಕೀಯ ಪಕ್ಷಗಳು ಒಂದಾಗಿ ಕೇಂದ್ರದ ಜತೆ ಚರ್ಚಿಸಿಲ್ಲ' ಎಂದು ವಿಷಾದಿಸಿದರು.

ಸೋಂಕು ದೃಢ ಪ್ರಮಾಣ ಶೇ0.94ಕ್ಕೆ ಇಳಿಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 1,291 ಮಂದಿಗೆ ಸೋಂಕು ತಗುಲಿದ್ದು, ಸೋಂಕು ದೃಢ ಪ್ರಮಾಣ ಶೇ 0.94ಕ್ಕೆ ತಗ್ಗಿದೆ. ಎರಡನೇ ಅಲೆ ಕಾಣಿಸಿಕೊಂಡ ನಂತರ ವರದಿಯಾದ ಕನಿಷ್ಠ ಪ್ರಕರಣ ಹಾಗೂ ಪ್ರಮಾಣ ಇವಾಗಿವೆ.

ಕೋವಿಡ್ ಪೀಡಿತರ ಪೈಕಿ ಸೋಮವಾರ 40 ಮಂದಿ ಅಸುನೀಗಿದ್ದು, ಮೃತರ ಒಟ್ಟು ಸಂಖ್ಯೆ 36,197ಕ್ಕೆ ಏರಿದೆ. ಕೋವಿಡ್ ಮರಣ ಪ್ರಮಾಣ ದರ ಶೇ 3.09ರಷ್ಟಿದೆ.

ಒಂದು ದಿನದಲ್ಲಿ 3,015 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ 28.21 ಲಕ್ಷ ಜನರಿಗೆ ಕಾಯಿಲೆ ವಾಸಿಯಾದಂತಾಗಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿದಿವೆ. ಸದ್ಯ 27,527 ಜನ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೋವಿಡ್ ಪರೀಕ್ಷೆ ಇಳಿಮುಖವಾಗಿದೆ. ಹಿಂದಿನ 24 ಗಂಟೆಗಳಲ್ಲಿ 1.35 ಲಕ್ಷ ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸೋಂಕಿತರ ಸಂಖ್ಯೆ ತಗ್ಗಿದೆ. ಬೆಂಗಳೂರಿನಲ್ಲಿ 266, ಚಿಕ್ಕಮಗಳೂರಿನಲ್ಲಿ 100, ದಕ್ಷಿಣ ಕನ್ನಡದಲ್ಲಿ 126, ಹಾಸನ ಹಾಗೂ ಮೈಸೂರಿನಲ್ಲಿ ತಲಾ 125 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ. 12 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿದಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಪಟ್ಟವರ ಸಂಖ್ಯೆ 28.85 ಲಕ್ಷಕ್ಕೆ ತಲುಪಿದೆ. ಸೋಂಕು ಪೀಡಿತರ ಪೈಕಿ ಬೆಂಗಳೂರಿನಲ್ಲಿ 6 ಮಂದಿ ಮೃತರಾಗಿದ್ದಾರೆ. ದಕ್ಷಿಣ ಕನ್ನಡ, ಹಾಸನ ಮತ್ತು ಮೈಸೂರಿನಲ್ಲಿ ತಲಾ 4, ಬೆಳಗಾವಿ ಹಾಗೂ ಕೊಡಗಿನಲ್ಲಿ ತಲಾ ಮೂವರು ಸಾವಿಗೀಡಾಗಿದ್ದಾರೆ. ಸೋಮವಾರ ಮೃತರಾದವರ ಪೈಕಿ 38 ಮಂದಿ 40 ವರ್ಷ ಮೇಲ್ಪಟ್ಟವರಾಗಿದ್ದಾರೆ.

ಕಪ್ಪು ಶಿಲೀಂಧ್ರ: 313 ಮಂದಿ ಮರಣ

ಬೆಂಗಳೂರು: ರಾಜ್ಯದಲ್ಲಿ ಕಪ್ಪು ಶಿಲೀಂಧ್ರದಿಂದ ಮೃತಪಟ್ಟವರ ಸಂಖ್ಯೆ 313ಕ್ಕೆ ಏರಿದೆ. ಬೆಂಗಳೂರಿನಲ್ಲೇ 108 ಜನ ಅಸುನೀಗಿದ್ದಾರೆ. ಈವರೆಗೆ ಈ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆಯು 3,588ಕ್ಕೆ ಹೆಚ್ಚಿದೆ.

ಸೋಂಕಿತರ ಸಂಖ್ಯೆ ಬೆಂಗಳೂರಿನಲ್ಲೇ ಅಧಿಕವಾಗಿದೆ. ರಾಜಧಾನಿಯಲ್ಲಿ ಈವರೆಗೆ 1,143 ಜನರಿಗೆ ಸೋಂಕು ತಗುಲಿದೆ. ಬಳ್ಳಾರಿ (144), ಬೆಳಗಾವಿ (159), ಚಿತ್ರದುರ್ಗ (153), ಧಾರವಾಡ (281), ಕಲಬುರ್ಗಿ (205) ಹಾಗೂ ವಿಜಯಪುರದಲ್ಲೂ (220) ಹೆಚ್ಚು ಪ್ರಕರಣಗಳು ವರದಿಯಾಗಿವೆ.

ಸೋಂಕಿತರ ಪೈಕಿ ಬಳ್ಳಾರಿ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 21, ದಾವಣಗೆರೆಯಲ್ಲಿ 20, ಕಲಬುರ್ಗಿಯಲ್ಲಿ 23, ಧಾರವಾಡ ಮತ್ತು ಮೈಸೂರಿನಲ್ಲಿ ತಲಾ 17 ಹಾಗೂ ಶಿವಮೊಗ್ಗದಲ್ಲಿ 15 ಜನ ಅಸುನೀಗಿದ್ದಾರೆ.

ಎರಡನೇ ಅವಧಿಗೆ ನಿರ್ದೇಶಕರಾಗಿ ಪ್ರೊ. ಶಿವಪ್ರಸಾದ

ಪ್ರಜಾವಾಣಿ ವಾರ್ತೆ

ಧಾರವಾಡ: ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕ ಪ್ರೊ. ಎಸ್.ಎಂ.ಶಿವಪ್ರಸಾದ ಅವರನ್ನು ಎರಡನೇ ಅವಧಿಗೆ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ. ನಾಲ್ಕು ವರ್ಷದ ಅಧಿಕಾರಾವಧಿ ಇದೇ 30ಕ್ಕೆ ಕೊನೆಗೊಳ್ಳುತ್ತಿತ್ತು.



ಪ್ರೊ. ಎಸ್ ಎಂ.ಶಿವಪ್ರಸಾದ

'ಅಕಾಡೆಮಿ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿಜ್ಞಾನಿಯಾಗಿರುವ ಪ್ರೊ.ಶಿವಪ್ರಸಾದ ಅವರನ್ನೇ ಮುಂದುವರಿಸಲು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಇಂಗಿತ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಮುಖ್ಯ ಇಂಜಿನೀಯರು, ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಬಾಗಲಕೋಟ

ನಂ:ಮುಇಂ/ಬಾ.ಪ.ಅ.ಪ್ರಾ/ಟೆಂಡರ್-7/2021-22/1062 ದಿನಾಂಕ: 17/07/2021

ಅಲ್ಪಾವಧಿ ಟೆಂಡರ್ ಪ್ರಕಟಣೆ. (ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ)

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ 2021-22ನೇ ಸಾಲಿಗಾಗಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಛೇರಿಗೆ ಸಿಸ್ಟಮ್ ಮ್ಯಾನೇಜರ್ ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಸೇವೆಯನ್ನು ಒದಗಿಸುವ ಕಾಮಗಾರಿಗೆ ಅರ್ಹ ನೊಂದಾಯಿತ ಕಾರ್ಮಿಕ ಲೈಸನ್ಸ್ ಹೊಂದಿರುವ ಗುತ್ತಿಗೆದಾರರಿಂದ ಟೆಂಡರಗಳನ್ನು ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ ಆಹ್ವಾನಿಸಲಾಗಿದೆ.

ಸದರಿ ಟೆಂಡರಿನಲ್ಲಿ ಭಾಗವಹಿಸಲು ಇಚ್ಛಿಸುವವರು ಟೆಂಡರ ವಿವರಗಳನ್ನು ಇ-ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ www.eproc.karnataka.gov.in ಮೂಲಕ ವೀಕ್ಷಿಸಬಹುದು. ದಿನಾಂಕ: 31.07.2021 ಸಂಜೆ 5.00 ಘಂಟೆವರೆಗೆ ಟೆಂಡರಗಳನ್ನು ಸಲ್ಲಿಸಬಹುದಾಗಿದೆ. ಆರ್ಥಿಕ ಬಿಡ್ಡನ್ನು ದಿನಾಂಕ: 02.08.2021 ರಂದು ಬೆಳಿಗ್ಗೆ 11.00 ಘಂಟೆ (ಸಾಧ್ಯವಾದಲ್ಲಿ) ತೆರೆಯಲಾಗುವುದು. ಹೆಚ್ಚಿನ ವಿವರಗಳಿಗಾಗಿ ಕಛೇರಿಯ ಅವಧಿಯಲ್ಲಿ ದೂರವಾಣಿ ಸಂಖ್ಯೆ: 08354-233353 ಸಂಪರ್ಕಿಸಬಹುದಾಗಿದೆ.

ಸಹಿ/- ಮುಖ್ಯ ಇಂಜನೀಯರು,
ಬಾ.ಪ.ಅ.ಪ್ರಾ ಬಾಗಲಕೋಟ

ವಾ.ಸಾ.ಇ/ಬಾ/162/2021-22/ದೇಶಪಾಂಡೆಪಬ್ಲಿಸಿಟಿ

ಕೋವಿಡ್-19 - ಗಾಳಿಸುದ್ದಿ ಹರಡಬೇಡಿ, ಜವಾಬ್ದಾರಿಯಿಂದ ವರ್ತಿಸಿ, ಸೋಂಕನ್ನು ದೂರವಿಡಿ-ಸೋಂಕಿತರನ್ನಲ್ಲ.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಬೆಳಗಾವಿ

ದೂರವಾಣಿ / ಫ್ಯಾಕ್ಸ್ : 0831-2470342, 2470257.
ಇ-ಮೇಲ್ : belagavibuda@gmail.com

ನಂ.: ಬೆ.ನ.ಪ್ರಾ./ಲೋ.ಇ./ಇ-ಟೆಂಡರ್/25/21-22/245 ದಿನಾಂಕ : 17-07-2021

ಟೆಂಡರ್ ಪ್ರಕಟಣೆ

(ಇ-ಪ್ರೋಕ್ಯೂರ್‌ಮೆಂಟ್ ಮುಖಾಂತರ)

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕ ಕಾಯ್ದೆ ಮತ್ತು ನಿಯಮಗಳನ್ವಯ ಸ್ಟ್ಯಾಂಡರ್ಡ್ ಬಿಡ್ ಡಾಕ್ಯೂಮೆಂಟ್ ಅನ್ವಯ PWD/CPWD/ZP ನೋಂದಾಯಿತರಾದ ಅರ್ಹ 1ನೇ ದರ್ಜೆ ಮತ್ತು ಮೇಲ್ಪಟ್ಟ ಗುತ್ತಿಗೆದಾರರು ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ ಈ ಕೆಳಕಂಡ ಕಾಮಗಾರಿಗಳ ಇ-ಟೆಂಡರ್‌ನಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿ ಬೇಕಾದಲ್ಲಿ ಗುತ್ತಿಗೆದಾರರು ಕಾರ್ಯನಿರ್ವಾಹಕ ಅಭಿಯಂತರರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಬೆಳಗಾವಿ ಇವರಿಂದ ಕಛೇರಿಯ ಕೆಲಸದ ವೇಳೆಯಲ್ಲಿ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ : 0831-2470342 ಮತ್ತು ಅಂತರ್ ಜಾಲದ ಮೂಲಕ ವೆಬ್‌ಸೈಟ್ : http://www.eproc.karnataka.gov.in ನಲ್ಲಿ ಪಡೆಯಬಹುದು.

ಕಾಮಗಾರಿಯ ಹೆಸರು : 1) Improvement to Roads from Gokak Road to Harsha Hotel (Right Side) in Sch No. 35, 43 & 43A, Ramteerth Nagar, Belagavi. ಇಂಡೆಂಟ್ ನಂ. : 313. ಅಂದಾಜು ಮೊತ್ತ ರೂ. ಲಕ್ಷಗಳಲ್ಲಿ : 65.92. ಅವಧಿ (ಮಳೆಗಾಲ ಹೊರತುಪಡಿಸಿ) : 06 ತಿಂಗಳು. 2) Providing Pavers for Shoulders from Gokak Road to Harsha Hotel (Right Side) in Sch No. 35, 43 & 43A, Ramteerth Nagar, Belagavi. ಇಂಡೆಂಟ್ ನಂ. : 316. ಅಂದಾಜು ಮೊತ್ತ ರೂ. ಲಕ್ಷಗಳಲ್ಲಿ : 81.00 ಅವಧಿ (ಮಳೆಗಾಲ ಹೊರತುಪಡಿಸಿ): 06 ತಿಂಗಳು. 3) Improvement to Roads from Gokak Road to Harsha Hotel (Left Side) in Sch No. 35, 43 & 43A, Ramteerth Nagar, Belagavi. ಇಂಡೆಂಟ್ ನಂ. : 319. ಅಂದಾಜು ಮೊತ್ತ ರೂ. ಲಕ್ಷಗಳಲ್ಲಿ : 65.90. ಅವಧಿ (ಮಳೆಗಾಲ ಹೊರತುಪಡಿಸಿ): 06 ತಿಂಗಳು. 4) Providing Pavers for Shoulders from Gokak Road to Harsha Hotel (Left Side) in Sch No. 35, 43 & 43A, Ramteerth Nagar, Belagavi. ಇಂಡೆಂಟ್ ನಂ. : 321. ಅಂದಾಜು ಮೊತ್ತ ರೂ. ಲಕ್ಷಗಳಲ್ಲಿ : 81.00 ಅವಧಿ (ಮಳೆಗಾಲ ಹೊರತುಪಡಿಸಿ): 06 ತಿಂಗಳು.

ಟೆಂಡರ್ ಫಾರ್ಮ್ ಬೆಲೆ ಇ-ಪ್ರೋಕ್ಯೂರ್‌ಮೆಂಟ್‌ದಲ್ಲಿದ್ದಂತೆ.

ಅ) ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ : 17-08-2021 ರಂದು ಸಾಯಂಕಾಲ 4.00 ಗಂಟೆವರೆಗೆ. ಬ) ತಾಂತ್ರಿಕ ಬಿಡ್‌ನ್ನು ತೆರೆಯುವ ದಿನಾಂಕ : 18-08-2021 ರಂದು ಸಾಯಂಕಾಲ 4.30 ಗಂಟೆಗೆ. ಕ) ಆರ್ಥಿಕ ಬಿಡ್‌ನ್ನು ತೆರೆಯುವ ದಿನಾಂಕ : 24-08-2021 ರಂದು ಸಾಯಂಕಾಲ 4.30 ಗಂಟೆಗೆ. 1) ಯಾವ ಕಾರಣವನ್ನು ಸಹ ನೀಡದೇ ಯಾವುದೇ ಅಥವಾ ಎಲ್ಲಾ ಟೆಂಡರ್‌ಗಳನ್ನು ಅಂಗೀಕರಿಸುವ ಅಥವಾ ನಿರಾಕರಿಸುವ ಅಧಿಕಾರವನ್ನು ಟೆಂಡರ್ ಸ್ವೀಕರಿಸುವುದನ್ನು ಈ ಕೆಳಗಿನ ಅಧಿಕಾರಿಯವರು ಕಾಯ್ದಿರಿಸಿಕೊಂಡಿದ್ದಾರೆ. 2) ಯಾವುದೇ ಕಾರಣಕ್ಕೂ ಅರ್ಜಿಯ ಮೊತ್ತವನ್ನು ಹಿಂತಿರುಗಿಸಲಾಗುವುದಿಲ್ಲ ಹಾಗೂ ಬೇರೆ ಕೆಲಸಕ್ಕೆ ವರ್ಗಾಯಿಸುವಂತಿಲ್ಲ. 3) ಅಪೂರ್ಣ ಟೆಂಡರ್‌ಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸಲಾಗುವುದು.

ಸಹಿ/- ಕಾರ್ಯನಿರ್ವಾಹಕ ಅಭಿಯಂತರರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಬೆಳಗಾವಿ.
ಸಹಿ/- ಆಯುಕ್ತರು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ, ಬೆಳಗಾವಿ.

ಡಿಐಪಿಆರ್/ಬೆಳಗಾವಿ/444/ಮಣಿಪಾಲ್/2021-22

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಕಾರ್ಯಪಾಲಕ ಅಭಿಯಂತರರ ಕಚೇರಿ, ರಾಜರಾಜೇಶ್ವರಿನಗರ ವಿಭಾಗ, ಬೃ.ಬೆಂ.ಮ.ಪಾಲಿಕೆ ಕಚೇರಿ, ಚೌಡೇಶ್ವರಿ ಬಸ್ ನಿಲ್ದಾಣದ ಹತ್ತಿರ, ಮತ್ತಿಕೆರೆ, ಬೆಂಗಳೂರು-54.

ಸಂಖ್ಯೆ: ರಾರಾನವಿ/ಕಾಪಾಅ/ಟೆಂಡರ್/05/2021-22 ದಿನಾಂಕ: 19.07.2021

ಅಲ್ಪಾವಧಿ ಟೆಂಡರ್‌ಗಳಿಗಾಗಿ ಆಹ್ವಾನ (ಐಎಫ್‌ಟಿ) ದ್ವಿಲಕೋಟೆ ಟೆಂಡರ್

(ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ ಮಾತ್ರ) (ಸ್ಟ್ಯಾ. ಟೆಂ. ದಾ-ಕೆಡಬ್ಲ್ಯು 3 & 4)

ಕಾರ್ಯಪಾಲಕ ಅಭಿಯಂತರರು, ರಾಜರಾಜೇಶ್ವರಿನಗರ ವಿಭಾಗ, ಬೃ.ಬೆಂ.ಮ.ಪಾಲಿಕೆ, ಬೆಂಗಳೂರು ಇವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಥವಾ ತತಮಾನವಾಗಿ ಸಿಪಿಡಬ್ಲ್ಯೂಡಿ/ಕೆಪಿಡಬ್ಲ್ಯೂಡಿ/ರೈಲ್ವೇಸ್/ಎಂಇಎಸ್/ರಾಷ್ಟ್ರೀಯ ಹೆದ್ದಾರಿ ಅಥವಾ ಯಾವುದೇ ರಾಜ್ಯ ಸರ್ಕಾರಿ ಸಂಸ್ಥೆಗಳಲ್ಲಿ ನೋಂದಾಯಿಸಿ-ಕೊಂಡಿರುವ ಅರ್ಹ ಗುತ್ತಿಗೆದಾರರಿಂದ ಈ ಕೆಳಕಂಡ ಕಾಮಗಾರಿಗಳಿಗಾಗಿ ಟೆಂಡರನ್ನು ಆಹ್ವಾನಿಸಿದ್ದಾರೆ.

ಕ್ರ. ಸಂ.	ಕಾಮಗಾರಿಗಳ ಹೆಸರು	ಅಂದಾಜು ಮೊತ್ತ (₹. ಲಕ್ಷಗಳಲ್ಲಿ)
1.	ವಾರ್ಡ್ ಸಂಖ್ಯೆ-160, ರಾಜರಾಜೇಶ್ವರಿನಗರದಲ್ಲಿ ಕೆಂಚೇನಹಳ್ಳಿ ಉದ್ಯಾನವನ ನಿರ್ಮಾಣ ಮಾಡುವುದು.	200.00
2.	ವಾರ್ಡ್ ಸಂಖ್ಯೆ-17, ಜೆ ಪಿ ಪಾರ್ಕ್‌ನಲ್ಲಿ ಗ್ಯಾಲರಿ ನಿರ್ಮಾಣ ಮಾಡುವುದು.	200.00
3.	ವಾರ್ಡ್ ಸಂಖ್ಯೆ-37, ಯಶವಂತಪುರದ ಮಾಡೆಲ್ ಕಾಲೋನಿಯಲ್ಲಿ ಇಂಜಿನಿಯರಿಂಗ್ ಕಚೇರಿ, ಆರೋಗ್ಯ ಕಚೇರಿ, ಬೆಂಗಳೂರು ಒನ್ ಕೇಂದ್ರ, ಅಂಚೆ ಕಚೇರಿ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಮಾಡುವುದು.	400.00
4.	ವಾರ್ಡ್ ಸಂಖ್ಯೆ-17, ಹೆಚ್‌ಎಂಟಿ ಬಡಾವಣೆ ಮತ್ತು ಜೆ ಪಿ ಪಾರ್ಕ್ ಜೋಡಿ ರಸ್ತೆಯಲ್ಲಿ ಅಂಗಡಿಗಳನ್ನು ನಿರ್ಮಾಣ ಮಾಡುವುದು.	71.00
5.	ವಾರ್ಡ್ ಸಂಖ್ಯೆ-42, ಲಕ್ಷ್ಮಿದೇವಿನಗರದ ಗೊರಗುಂಟೆಪಾಳ್ಯದಲ್ಲಿ ಸ್ಮಶಾನ ಮೈದಾನವನ್ನು ಸುಧಾರಣೆ ಮಾಡುವುದು.	100.00
6.	ವಾರ್ಡ್ ಸಂಖ್ಯೆ-16, ಜಾಲಹಳ್ಳಿಯಲ್ಲಿ ಆಯ್ದ ಅಡ್ಡ ಮತ್ತು ಮುಖ್ಯ-ರಸ್ತೆಗಳಿಗೆ ಸುಧಾರಣೆ ಮತ್ತು ಡಾಂಬರೀಕರಣ ಮಾಡುವುದು.	180.00
7.	ವಾರ್ಡ್ ಸಂಖ್ಯೆ-38, ಪೀಣ್ಯದಲ್ಲಿ ಬ್ಯಾಡ್ಮಿಂಟನ್ ಅಂಗಳ ಮತ್ತು ವಾಲಿ ಬಾಲ್ ಅಂಗಳವನ್ನು ಸುಧಾರಣೆ ಮಾಡುವುದು.	100.00
8.	ವಾರ್ಡ್ ಸಂಖ್ಯೆ-16, ಶಾರದಾಂಬನಗರದ ಉದ್ಯಾನವನಕ್ಕೆ ಸಂಬಂಧಿತ ಅಭಿವೃದ್ಧಿಗಳೊಂದಿಗೆ ಉದ್ದೇಶಿತ ಬ್ಯಾಸ್ಕೆಟ್ ಬಾಲ್ ಅಂಗಳ.	100.00
ಇಎಂಡಿ (₹. ಗಳಲ್ಲಿ)	ಸರ್ಕಾರದ ಆದೇಶ ಸಂಖ್ಯೆ: ಅಇ 675, ವೆಚ್ಚ-12/2020, ದಿನಾಂಕ: 22-12-2020 ರಂತೆ ವಿನಾಯಿತಿ ನೀಡಲಾಗಿದೆ.	

ಟೆಂಡರ್ ವೇಳಾಪಟ್ಟಿ: (1) ಟೆಂಡರ್ ದಾಖಲೆಗಳನ್ನು ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ದಿನಾಂಕ 26.07.2021ರಿಂದ ಡೌನ್-ಲೋಡ್ ಮಾಡಿಕೊಳ್ಳಬಹುದು. (2) ಟೆಂಡರ್‌ಗಳನ್ನು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕ 12.08.2021ರ ಸಂಜೆ 4:00 ಗಂಟೆಯವರೆಗೆ ಅಥವಾ ಮುಂಚಿತವಾಗಿ. (3) ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 06.08.2021ರ ಸಂಜೆ 4:00 ಗಂಟೆಯವರೆಗೆ. (4) ಬಿಡ್ ಪೂರ್ವಭಾವಿ ಸಭೆಯನ್ನು ಮುಖ್ಯ ಅಭಿಯಂತರರ ಕಚೇರಿ, ರಾಜರಾಜೇಶ್ವರಿನಗರ ವಲಯದಲ್ಲಿ ಇಲ್ಲಿ ದಿನಾಂಕ 07.08.2021ರ ಬೆಳಿಗ್ಗೆ 11:00 ಗಂಟೆಗೆ ನಡೆಸಲಾಗುವುದು. (5) ಭರ್ತಿ ಮಾಡಿದ ಟೆಂಡರ್ ದಾಖಲೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ಸಮಯ: 12.08.2021ರ ಸಂಜೆ 4:00 ಗಂಟೆಯವರೆಗೆ. (6) ತಾಂತ್ರಿಕ ಬಿಡ್‌ಗಳನ್ನು ದಿನಾಂಕ 16.08.2021ರ ಸಂಜೆ 4:00 ಗಂಟೆಗೆ ತೆರೆಯಲಾಗುವುದು. (7) ಆರ್ಥಿಕ ಬಿಡ್‌ಗಳನ್ನು ದಿನಾಂಕ 18.08.2021ರ ಸಂಜೆ 4:00 ಗಂಟೆಗೆ ತೆರೆಯಲಾಗುವುದು. ಹೆಚ್ಚಿನ ವಿವರಗಳನ್ನು ಮೇಲ್ಕಂಡ ಕಚೇರಿಯಿಂದ ಕೆಲಸದ ವೇಳೆಯಲ್ಲಿ ಅಥವಾ ವೆಬ್‌ಸೈಟ್ https://eproc.karnataka.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಸಹಿ/- ಕಾರ್ಯಪಾಲಕ ಅಭಿಯಂತರರು-ರಾಜರಾಜೇಶ್ವರಿನಗರ ವಿಭಾಗ

ಕೋವಿಡ್-19 - ಗಾಳಿಸುದ್ದಿ ಹರಡಬೇಡಿ, ಜವಾಬ್ದಾರಿಯಿಂದ ವರ್ತಿಸಿ, ಸೋಂಕನ್ನು ದೂರವಿಡಿ-ಸೋಂಕಿತರನ್ನಲ್ಲ.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

SBI ಭಾರತೀಯ ಸ್ಟೇಟ್ ಬ್ಯಾಂಕ್

ಆವರಣ ಮತ್ತು ಸ್ವತ್ತು ವಿಭಾಗ, ಭಾರತೀಯ ಸ್ಟೇಟ್ ಬ್ಯಾಂಕ್, ಸ್ಥಳೀಯ ಪ್ರಧಾನ ಕಚೇರಿ, ಬೆಂಗಳೂರು

ಕಛೇರಿಗಾಗಿ ಸ್ಥಳಾವಕಾಶ ಬಾಡಿಗೆಗೆ ಬೇಕಾಗಿದೆ

ಭಾರತೀಯ ಸ್ಟೇಟ್ ಬ್ಯಾಂಕ್, ಇವರು ತಮ್ಮ ಆರ್‌ಎಸಿಪಿಸಿ-ಕೋರಮಂಗಲ, ಕಛೇರಿಗಾಗಿ ಸುಮಾರು 297 ಚ. ಮೀಟರ್ (3200ಚ.ಅಡಿ+/-10%) ಕಾರ್ಪೆಟ್ ಏರಿಯಾ ವಿಸ್ತೀರ್ಣವುಳ್ಳ ಸಂಪೂರ್ಣ ಸುಸಜ್ಜಿತ ವಾಣಿಜ್ಯ/ಕಛೇರಿ ಪ್ಲಗ್ ಮತ್ತು ಪ್ಲೇ ಆಧಾರದ ಮೇಲೆ ಬಾಡಿಗೆಗೆ ಪಡೆಯಲು ತಮ್ಮ ಪ್ರಸ್ತುತ ಕಛೇರಿ ನಂ.15, 80 ಅಡಿ ರಸ್ತೆ, ಎಸ್ಟಿ ಬೆಡ್ ಕೋರಮಂಗಲ, IV ಬ್ಲಾಕ್, ಬೆಂಗಳೂರು-34ದಿಂದ 0.25 ಕಿ.ಮೀ ವ್ಯಾಪ್ತಿಯೊಳಗಿರುವ ಕಟ್ಟಡ ಮಾಲೀಕರು/ಪವರ್ ಆಫ್ ಅಟಾರ್ನಿ ಹೊಂದಿರುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತಾಂತ್ರಿಕ ಹಾಗೂ ಹಣಕಾಸು ಬಿಡ್‌ನ್ನು ಸಲ್ಲಿಸಲು ಬೇಕಾದ ಅರ್ಹ ನಮೂನೆ, ವಿವರವಾದ ಮಾನದಂಡಗಳು ಹಾಗೂ ಷರತ್ತು ಮತ್ತು ನಿಬಂಧನೆಗಳನ್ನು ಎಸ್‌ಬಿಐ ವೆಬ್‌ಸೈಟ್ www.sbi.co.in ಅಥವಾ www.statebankofindia.com ನಿಂದ ಡೌನ್‌ಲೋಡ್ ಮಾಡಬಹುದು. ತಾಂತ್ರಿಕ ಮತ್ತು ಹಣಕಾಸಿನ ಬಿಡ್‌ಗಳನ್ನು ಒಳಗೊಂಡಿರುವ ಮುಚ್ಚಿದ ಎರಡು ಲಕೋಟೆಗಳನ್ನು ಪ್ರತ್ಯೇಕವಾಗಿ, ಆವರಣ ಮತ್ತು ಸ್ವತ್ತು ವಿಭಾಗ, ಎಸ್‌ಬಿಐ ಸ್ಥಳೀಯ ಪ್ರಧಾನ ಕಚೇರಿ, ನಂ .65, ಸೇಂಟ್ ಮಾರ್ಕ್ಸ್ ರಸ್ತೆ, ಬೆಂಗಳೂರು ಇವರಿಗೆ ದಿನಾಂಕ 02-08-2021 ರಂದು ಮದ್ಯಾಹ್ನ 3:00 ಗಂಟೆಗೆಯೊಳಗೆ ಸಲ್ಲಿಸಬೇಕಾಗಿದೆ. ದಲ್ಲಾಳಿಗಳಿಗೆ ಅವಕಾಶ ಇರುವುದಿಲ್ಲ.

ಸಹಿ/- ಸಹಾಯಕ ಮುಖ್ಯ ವ್ಯವಸ್ಥಾಪಕರು

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ

(ಕರ್ನಾಟಕ ಸರ್ಕಾರದ ಒಂದು ಉದ್ಯಮ)
ಕಾರ್ಯನಿರ್ವಾಹಕ ಅಭಿಯಂತರರ ಕಛೇರಿ, ಕೃಭಾಜನಿನಿ,
ಎ.ಎಲ್.ಬಿ.ಸಿ ವಿಭಾಗ, ಅಲಮಟ್ಟಿ-586201, ತಾಲ್ಲೂಕು: ಬಸವನ ಬಾಗೇವಾಡಿ,
ಜಿಲ್ಲೆ: ವಿಜಯಪುರ. ಫೋನ್: 08426-281044. ಇ-ಮೇಲ್: ee09albc@gmail.com

ಸಂ: ಕೃ.ಭಾ.ಜ.ನಿ.ನಿ/ಎ.ಎಲ್.ಬಿ.ಸಿ ವಿಭಾಗ/ಡಿ ಎಮ್/ಟಿಎನ್‌ಡಿ/ಮಳೆಹಾನಿ-ದುರಸ್ತಿ/2021-22/648 ದಿನಾಂಕ: 15.07.2021

ಅಲ್ಪಾವಧಿ ಸಂಕ್ಷಿಪ್ತ ಟೆಂಡರ್ ಪ್ರಕಟಣೆ
(ಇ-ಪ್ರೊಕ್ಯೂರ್‌ಮೆಂಟ್ ಮುಖಾಂತರ)

ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಕೃಭಾಜನಿನಿ, ಬೆಂಗಳೂರು, ಇವರ ಪರವಾಗಿ ಕಾರ್ಯನಿರ್ವಾಹಕ ಅಭಿಯಂತರರು, ಕೃಭಾಜನಿನಿ, ಎಎಲ್‌ಬಿಸಿ ವಿಭಾಗ, ಆಲಮಟ್ಟಿ. ತಾ: ಬ.ಬಾಗೇವಾಡಿ ಇವರು **ಶೇಕಡಾವಾರು ಟೆಂಡರನ್ನು** ಆಹ್ವಾನಿಸಿರುತ್ತಾರೆ. ಕೆಟಿಪಿಪಿ ಕಾಯ್ದೆ ನಿಯಮ-28ರನ್ವಯ ದ್ವಿ-ಲಕೋಟೆಯಲ್ಲಿ ಟೆಂಡರನ್ನು ಸಂದಾಯ ಮಾಡುವಂತೆ ಕೋರಲಾಗಿದೆ. ಟೆಂಡರನ್ನು **ಕೆಪಿಡಬ್ಲೂಡಿ ಕ್ಲಾಸ್-1 & ಮೇಲ್ಪಟ್ಟು ಅರ್ಹ ಗುತ್ತಿಗೆದಾರರಿಂದ** ಆಹ್ವಾನಿಸಲಾಗಿರುತ್ತದೆ. **ಇಂಡೆಂಟ್ ಸಂಖ್ಯೆ: 21374 & 21350.** ಕಾಮಗಾರಿಗಳ **ಸಂಖ್ಯೆ: 02.** ಟೆಂಡರಿಗಿಟ್ಟ ಮೊತ್ತ: **ರೂ. 184.28 ಲಕ್ಷಗಳು.**

ಟೆಂಡರಿನ ವಿವಿಧ ಹಂತಗಳು: 1) ಟೆಂಡರ್ ಡಾಕ್ಯೂಮೆಂಟ್‌ನ್ನು ಇ-ಪೋರ್ಟಲ್‌ನಲ್ಲಿ ವೀಕ್ಷಿಸುವ & ಭರ್ತಿ ಮಾಡಿದ ಬಿಡ್‌ನ್ನು ಸಲ್ಲಿಸುವ ಕಾಲಾವಧಿ **ದಿನಾಂಕ: 19.07.2021 ರಿಂದ 29.07.2021 ರ ಸಾಯಂಕಾಲ 5.00 ಗಂಟೆಯವರೆಗೆ.** 2) ಲಕೋಟೆ-1 (ತಾಂತ್ರಿಕ ಬಿಡ್)ನ್ನುತೆರೆಯುವ **ದಿನಾಂಕ: 31.07.2021ರ ಬೆಳಿಗ್ಗೆ 11.00 ಗಂಟೆಗೆ.** 3) ಲಕೋಟೆ-2 (ಆರ್ಥಿಕ ಬಿಡ್)ನ್ನು ತೆರೆಯುವ **ದಿನಾಂಕ: 05.08.2021ರ ಬೆಳಿಗ್ಗೆ 11.00ಗಂಟೆಗೆ.**

ಟೆಂಡರ್‌ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯನ್ನು ಕಛೇರಿಯ ಅವಧಿಯಲ್ಲಿ ಅಥವಾ http://eproc.karnataka.gov.in/eportal/ines.seam and www.kbjnl.karnataka.gov.in ವೆಬ್‌ಸೈಟ್‌ನಲ್ಲಿ ಪಡೆದುಕೊಳ್ಳಬಹುದು.

ಸಹಿ/-
ಕಾರ್ಯನಿರ್ವಾಹಕ ಅಭಿಯಂತರರು,
ಕೃಭಾಜನಿನಿ, ಎ.ಎಲ್.ಬಿ.ಸಿ ವಿಭಾಗ, ಆಲಮಟ್ಟಿ

ವಾಸಾಸಂಇ/ವಿಜಯಪುರ/171/ಜಿಎ/2021-22

ಕಾರ್ಯನಿರ್ವಾಹಕ ಇಂಜನೀಯರ್

ಲೋಕೋಪಯೋಗಿ ಇಲಾಖೆ, ಕೋಲಾರ ವಿಭಾಗ, ಕೋಲಾರ-563101
ದೂರವಾಣಿ ಸಂಖ್ಯೆ: 08152-222022, ಫ್ಯಾಕ್ಸ್ ಸಂಖ್ಯೆ: 08152-227443
email: eeklr@kpwd.gov.in, website: www.kpwd.gov.in

ಇ-ಟೆಂಡರ್ ಪ್ರಕಟಣೆ - ಕೆಡಬ್ಲ್ಯೂ - 1:2

ಅಲ್ಪಾವಧಿ ಟೆಂಡರ್ ಮುಂದೂಡಿಕಾ ಅಧಿಸೂಚನೆ ಸಂಖ್ಯೆ: 04-1/2021-22 ದಿನಾಂಕ: 15.07.2021
ಉಲ್ಲೇಖ: ಅಲ್ಪಾವಧಿ ಟೆಂಡರ್ ಅಧಿಸೂಚನೆ ಸಂಖ್ಯೆ: 04/2021-22 ದಿನಾಂಕ: 22.06.2021

ಕೋಲಾರ ಲೋಕೋಪಯೋಗಿ ಇಲಾಖೆ ವಿಭಾಗ ವ್ಯಾಪ್ತಿಯಲ್ಲಿ ಲೆಕ್ಕಶೀರ್ಷಿಕೆ: 3054 - ರಾಜ್ಯ ಹೆದ್ದಾರಿ ನಿರ್ವಹಣೆ ಹಾಗೂ 3054 - ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆ ಅಡಿಯಲ್ಲಿ ಕಾಮಗಾರಿಗಳಿಗೆ ಟೆಂಡರಿಗಿಟ್ಟ ಮೊತ್ತ: **ಕನಿಷ್ಠ ರೂ. 12.60 ಲಕ್ಷಗಳು, ಗರಿಷ್ಠ ರೂ. 27.30 ಲಕ್ಷಗಳು,** ಇ.ಎಂ.ಡಿ ಮೊತ್ತ: **ಸರ್ಕಾರದ ಆದೇಶದಂತೆ ವಿನಾಯಿತಿ ನೀಡಲಾಗಿದೆ.** (EMD Declaration ನಮೂನೆಯನ್ನು ಕಡ್ಡಾಯವಾಗಿ ಲಗತ್ತಿಸತಕ್ಕದ್ದು) ಕಾಲಾವಧಿ: **3 ತಿಂಗಳು** ನಿರ್ವಹಿಸಲು ನೋಂದಾಯಿತ ಗುತ್ತಿಗೆದಾರರಿಂದ ಇ-ಪ್ರೊಕ್ಯೂರ್‌ಮೆಂಟ್ ಅನ್ವಯ ಟೆಂಡರ್ ಆಹ್ವಾನಿಸಲಾಗಿದೆ. ಗುತ್ತಿಗೆದಾರರು ಕೆಡಬ್ಲ್ಯೂ-1:2ರ ಟೆಂಡರ್ ಡಾಕ್ಯೂಮೆಂಟ್‌ಗಳನ್ನು ಕರ್ನಾಟಕ ರಾಜ್ಯದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (VIZ, http://eproc.karnataka.gov.in) ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಭರ್ತಿ ಮಾಡಿದ ಟೆಂಡರ್‌ಗಳನ್ನು ಆನ್‌ಲೈನ್ ಮುಖಾಂತರ ಕರ್ನಾಟಕ ರಾಜ್ಯದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ **ದಿನಾಂಕ: 28.07.2021 ರಂದು ಸಂಜೆ 16:00 ಗಂಟೆ** ಒಳಗೆ ಅಪ್‌ಲೋಡ್ ಮಾಡಬಹುದಾಗಿರುತ್ತದೆ. ಸ್ವೀಕೃತವಾದ ಟೆಂಡರ್‌ಗಳನ್ನು **ದಿನಾಂಕ: 29.07.2021 ರಂದು ಸಂಜೆ 16:30 ಗಂಟೆಯು** ನಂತರ ಇ-ಪ್ರೊಕ್ಯೂರ್‌ಮೆಂಟ್‌ನಲ್ಲಿ ತೆರೆಯಲಾಗುವುದು. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ಹಾಗೂ ಸದರಿ ಟೆಂಡರ್ ಅಧಿಸೂಚನೆಯ ವಿವರಗಳನ್ನು ಪಡೆಯಲು ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ (VIZ, http://eproc.karnataka.gov.in) ನಲ್ಲಿ ಸಂಪರ್ಕಿಸಿಬಹುದಾಗಿದೆ. ಹಾಗೂ ಈ ಕಛೇರಿಯ ಕೆಲಸದ ವೇಳೆಯಲ್ಲಿ ಹೆಚ್ಚಿನ ವಿವರಗಳನ್ನು ಪಡೆಯಲು ಸಹಾ ಕೋರಲಾಗಿದೆ.

ಸಹಿ/-
ಕಾರ್ಯನಿರ್ವಾಹಕ ಇಂಜನೀಯರ್,
ಲೋ.ಇ. ವಿಭಾಗ ಕೋಲಾರ.

ವಾಸಾಸಂಇ/ಕೋಲಾರ/ಜಿಎ/138/2021-22

ಕೋವಿಡ್-19 - ಗಾಳಿಸುದ್ದಿ ಹರಡಬೇಡಿ, ಜವಾಬ್ದಾರಿಯಿಂದ ವರ್ತಿಸಿ, ಸೋಂಕನ್ನು ದೂರವಿಡಿ-ಸೋಂಕಿತರನ್ನಲ್ಲ.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಕರ್ನಾಟಕ ನೀರಾವರಿ ನಿಗಮ ನಿಯಮಿತ

(ಕರ್ನಾಟಕ ಸರ್ಕಾರದ ಉದ್ಯಮ)
ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಘ.ಬ.ದಂ.ಕಾ.ನಿ. ವಿಭಾಗ-4, ಚಿಕ್ಕೋಡಿ.
ಫೋನ ನಂ:08338-272485 ಫ್ಯಾಕ್ಸ ನಂ: 08338 - 275186

ಅಲ್ಪಾವಧಿ ಟೆಂಡರ ಪ್ರಕಟಣೆ
(ಇ-ಪ್ರೊಕ್ಯೂರಮೆಂಟ ಮುಖಾಂತರ ಮಾತ್ರ)

ಟೆಂಡರ ಪ್ರಕಟಣೆ ಸಂಖ್ಯೆ : KNNL/GRBCC -4/Tender/2021-22/3 Date:- 17-7-2021.

ವ್ಯವಸ್ಥಾಪಕ ನಿರ್ದೇಶಕರು, ಕನೀನಿನಿ, ಬೆಂಗಳೂರು ಇವರ ಪರವಾಗಿ ಈ ಕೆಳಗೆ ಸಹಿ ಮಾಡಿರುವವರಿಂದ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರಮೆಂಟ ಪೋರ್ಟಾಲ್‌ನಲ್ಲಿ (http://eproc.karnataka.gov.in) 4701 ಅಡಿಯಲ್ಲಿನ ಅಡವಿಸಿದ್ದೇಶ್ವರ ಏತ ನೀರಾವರಿ ಹಾಗೂ ಶಂಕರಲಿಂಗ ಏತ ನೀರಾವರಿ ಯೋಜನೆ ಕಾಮಗಾರಿಗೆ ಮೇಲ್ಕಾಣಿಸಿದ ಪ್ರಕಟಣೆಯಲ್ಲಿ ಅರ್ಹ ಗುತ್ತಿಗೆದಾರರಿಗೆ Turn Key basis ಟೆಂಡರನ್ನು ಕರೆಯಲಾಗಿರುತದೆ. ದಿನಾಂಕ 17-7-2021 ರಿಂದ ಕೆಳಗೆ ತಿಳಿಸಿರುವ ದಿನಾಂಕದವರೆಗೆ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರಮೆಂಟ ಮುಖಾಂತರ ಅರ್ಹ ಗುತ್ತಿಗೆದಾರರು Turn Key basis ಟೆಂಡರನ್ನು ಸಲ್ಲಿಸಬಹುದಾಗಿದೆ. ವಿವರ :

ಇ-ಪ್ರೊಕ್ಯೂರಮೆಂಟ ಇಂಡೆಂಟ ಸಂಖ್ಯೆ :Two Cover System: Indent No: 31455, ಅಂದಾಜು ಪತ್ರಿಕೆಯಂತೆ ಟೆಂಡರಿಗೆ ಇಡಲಾದ ಮೊತ್ತ ರೂ.:122.3480 Crores. ಟೆಂಡರ ಕುರಿತು ಪ್ರಶ್ನೆಗಳಿಗಾಗಿ / ಸ್ಪಷ್ಟೀಕರಣಗಳಿಗಾಗಿ ಕೊನೆಯ ದಿನಾಂಕ & ಸಮಯ:22-07-2021, Up to 16.00 hrs. ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಕನೀನಿನಿ, ಬೆಂಗಳೂರು ಇವರ ಕಚೇರಿಯಲ್ಲಿ ಪೂರ್ವ ಬಿಡ್ ಸಭೆ ದಿನಾಂಕ:23-07-2021, at 11.30 hrs. ಭರ್ತಿ ಮಾಡಿದ ಟೆಂಡರಗಳನ್ನು ಇ-ಪೋರ್ಟಲ್ ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕ & ಸಮಯ:26-07-2021 Up to 16.00 hrs.ತಾಂತ್ರಿಕ ಬಿಡ್ನ್ನು (ಲಕೋಟೆ-1) ತೆರೆಯುವ ದಿನಾಂಕ: Technical Bid: 27-07-2021 at 16.30 hrs. ತಾಂತ್ರಿಕ ಬಿಡ್‌ನಲ್ಲಿ (ಲಕೋಟೆ-1) ಪೂರ್ವಾಹತೆ ಹೊಂದಿದ ಅರ್ಹ ಗುತ್ತಿಗೆದಾರರ ಆರ್ಥಿಕ ಬಿಡ್‌ನ್ನು (ಲಕೋಟೆ-2) ತೆರೆಯುವ ದಿನಾಂಕ:ತಾಂತ್ರಿಕ ಬಿಡ್‌ಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆದ ನಂತರ.

ಕಾಮಗಾರಿಗಳ ಹೆಸರು/ಗುತ್ತಿಗೆದಾರರ ಅರ್ಹತೆ/ಟೆಂಡರಿನ ನಿಯಮ/ ಟೆಂಡರ ಪ್ರೋಸೆಸಿಂಗ್ ಶುಲ್ಕ ಇತ್ಯಾದಿ ವಿವರಗಳಿಗೆ http://www. eproc.karnataka.gov.in ಮೂಲಕ ಮಾಹಿತಿ ಪಡೆಯಬಹುದು ಅಥವಾ ಈ ಕೆಳಗೆ ಸಹಿ ಮಾಡಿದವರ ಕಚೇರಿಯಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು. ಟೆಂಡರಗಳನ್ನು ಸ್ವೀಕರಿಸುವ ಅಧಿಕಾರಿಯು ಯಾವುದೇ ಕಾರಣ ನೀಡದೆ ಯಾವುದೇ ಟೆಂಡರನ್ನು ಅಥವಾ ಎಲ್ಲಾ ಟೆಂಡರಗಳನ್ನು ತಿರಸ್ಕರಿಸುವ ಅಧಿಕಾರವನ್ನು ಹೊಂದಿರುತ್ತಾರೆ.

ಸಹಿ/- ಕಾರ್ಯನಿರ್ವಾಹಕ ಅಭಿಯಂತರು,
ಕನೀನಿನಿ, ಘಬದಂಕಾನಿ ವಿಭಾಗ-4, ಚಿಕ್ಕೋಡಿ

DIPR/BGM/RO-NO-451/MCA/2021-22

ಕೃಷಿ ಇಲಾಖೆ

ಕೃಷಿ ಆಯುಕ್ತಾಲಯ, ಶೇಷಾದ್ರಿ ರಸ್ತೆ, ಬೆಂಗಳೂರು - 560 001.

ಸಂಖ್ಯೆ : SFS-5/Seed Tender/RS/2021-22 ದಿನಾಂಕ : 19-07-2021

ಅಲ್ಪಾವಧಿ ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಅಧಿಸೂಚನೆ

2021-22ರ ಹಿಂಗಾರು / ಬೇಸಿಗೆ ಹಂಗಾಮಿಗೆ ಇಲಾಖಾ ಕಾರ್ಯಕ್ರಮಗಳಿಗೆ ಅವಶ್ಯವಿರುವ **ಭತ್ತ, ಜೋಳ, ಮುಸುಕಿನ ಜೋಳ, ರಾಗಿ, ಗೋಧಿ, ಕಡಲೆ, ಅಲಸಂದೆ, ಹೆಸರು, ಉದ್ದು, ನೆಲಗಡಲೆ, ಕುಸುಬೆ, ತೃಣ ಧಾನ್ಯಗಳು ಮತ್ತು ಸೂರ್ಯಕಾಂತಿ** ಬೆಳೆಗಳ ಪ್ರಮಾಣಿತ / ನಿಜಚೀಟಿ ಬಿತ್ತನೆ ಬೀಜಗಳನ್ನು ಸರಬರಾಜು ಮಾಡಲು ಬಿತ್ತನೆ ಬೀಜ ಉತ್ಪಾದನಾ ಸಂಸ್ಥೆಗಳಿಂದ ಅಥವಾ ಅವರ ನಿಯೋಜಿತ ವಿತರಕರುಗಳಿಂದ ಇ-ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ. ಸದರಿ ಟೆಂಡರ್‌ನ್ನು ಕನಸೈನ್‌ಮೆಂಟ್ (Consignment) ಆಧಾರದ ಮೇಲೆ ಬೇಡಿಕೆ ಇರುವ ಬಿತ್ತನೆ ಬೀಜಗಳ ಮೂಲವನ್ನು ಗುರುತಿಸಲು ಕರೆಯಲಾಗಿದೆ.

ಇಚ್ಛೆಯುಳ್ಳ ಸರಬರಾಜುದಾರರು ಟೆಂಡರ್ ಅರ್ಜಿಯನ್ನು ಇ-ಪ್ರೊಕ್ಯೂರ್‌ಮೆಂಟ್ ಅಂತರ್‌ಜಾಲದಿಂದ ಉಚಿತವಾಗಿ ಪಡೆಯಬಹುದಾಗಿದೆ. ಸದರಿ ಟೆಂಡರ್‌ನಲ್ಲಿ ಭಾಗವಹಿಸಲಿಚ್ಛಿಸುವ ಟೆಂಡರ್‌ದಾರರು ಇ-ಆಡಳಿತ ಕೇಂದ್ರ, ಮೊದಲನೇ ಮಹಡಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು - 1 ರವರಲ್ಲಿ ನೊಂದಣಿ ಮಾಡಿಸಿ DSC Key ಅಥವಾ ಇ-ಟೋಕನ್ ಪಡೆಯಬೇಕಾಗಿದೆ. ಟೆಂಡರ್‌ಅರ್ಜಿಗಳು ಇ-ಪ್ರೊಕ್ಯೂರ್‌ಮೆಂಟ್ ಅಂತರ್ಜಾಲ: https://eproc.karnataka.gov.in ನಲ್ಲಿ ದಿನಾಂಕ : 19-07-2021 ರಿಂದ ಲಭ್ಯವಾಗುತ್ತದೆ. ಟೆಂಡರ್‌ನ್ನು ಅಂತರ್ ಜಾಲದ (ಆನ್‌ಲೈನ್) ಮುಖಾಂತರ ಸಲ್ಲಿಸಲು ಕೊನೆಯ ದಿನಾಂಕ : 18-08-2021, ಸಮಯ ಸಂಜೆ 5.00 ಗಂಟೆ. ತಾಂತ್ರಿಕ ಬಿಡ್‌ಗಳನ್ನು ದಿನಾಂಕ : 23-08-2021 ರಂದು ಬೆಳಿಗ್ಗೆ 11.00 ಗಂಟೆಗೆ, ಸಂಭ್ರಮ ಸಭಾಂಗಣ, ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಂಗಳೂರು - 01 ಇಲ್ಲಿ ತೆರೆಯಲಾಗುವುದು.

ಸಹಿ/- ಕೃಷಿ ನಿರ್ದೇಶಕರು.

ವಾಸಾಇ/ಬೆಂ.ನ./882/ಮಣಿಪಾಲ್/2020-21

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ



(ಕರ್ನಾಟಕ ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆ)
ಬನ್ನೇರುಘಟ್ಟ ರಸ್ತೆ, ಬೆಂಗಳೂರು - 560 069.
ದೂರವಾಣಿ: +91-80-22977666/276/216/217/433 ಟೆಲಿ-ಫ್ಯಾಕ್ಸ್:080-26534625/477
ಇ-ಮೇಲ್: director@jayadevacardiology.com/sjicrprojectengineer@gmail.com

ಸಂಖ್ಯೆ : ಎಸ್‌ಜೆಐಸಿ&ಆರ್/ಟಿಎಸ್/36/2021-22 ದಿನಾಂಕ:19.07.2021

ಅಲ್ಪಾವಧಿ ಇ-ಟೆಂಡರ್ ಪ್ರಕಟಣೆ

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು, ಇವರು ಅರ್ಹ ಟೆಂಡರ್‌ದಾರರಿಂದ 350 ಬೆಡ್‌ಗಳ ಇನ್ಫೋಸಿಸ್-ಎಸ್‌ಜೆಐಸಿಆರ್ ಕಾರ್ಡಿಯಾಕ್ ಹಾಸ್ಪಿಟಲ್ ಬ್ಲಾಕ್‌ಗೆ ವೈದ್ಯಕೀಯ ಉಪಕರಣಗಳ ಸರಬರಾಜು ಮಾಡಲು ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ದ್ವಿ ಲಕೋಟೆ ಪದ್ಧತಿಯನ್ವಯ ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

1. ಟೆಂಡರ್‌ದಾರರು ಟೆಂಡರ್ ದಸ್ತಾವೇಜುಗಳನ್ನು https://eproc.karnataka.gov.in ವೆಬ್‌ಸೈಟ್‌ನಿಂದ ದಿನಾಂಕ : 20.07.2021 ರಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಟೆಂಡರ್‌ಗಳನ್ನು ಇ-ಪೋರ್ಟಲ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ : 04-08-2021ರ ಸಂಜೆ 4.00 ಗಂಟೆಯವರೆಗೆ.
2. ಪೂರ್ವಭಾವಿ ಸಭೆ ದಿನಾಂಕ : 29-07-2021ರ ಬೆಳಿಗ್ಗೆ 11-30 ಗಂಟೆಗೆ.
3. ತಾಂತ್ರಿಕ ಬಿಡ್ ತೆರೆಯುವ ದಿನಾಂಕ : 05-08-2021 ಸಂಜೆ 4-00 ಗಂಟೆಗೆ.
4. ಇ.ಎಂ.ಡಿ. : ಟೆಂಡರ್ ದಸ್ತಾವೇಜಿನಲ್ಲಿ ಉಲ್ಲೇಖಿಸಿರುವಂತೆ.
5. ಹೆಚ್ಚಿನ ವಿವರಗಳಿಗಾಗಿ ನಮ್ಮ ವೆಬ್‌ಸೈಟ್: www.jayadevacardiology.comನ್ನು ನೋಡಬಹುದು.
6. ಟೆಂಡರನ್ನು ಯಾವುದೇ ಕಾರಣ ನೀಡದೆ ಭಾಗಶಃ/ಪೂರ್ಣವಾಗಿ ಒಪ್ಪಿಕೊಳ್ಳುವ/ತಿರಸ್ಕರಿಸುವ/ರದ್ದುಪಡಿಸುವ ಅಧಿಕಾರವನ್ನು ಟೆಂಡರ್ ಅಂಗೀಕರಿಸುವ ಪ್ರಾಧಿಕಾರ ಕಾಯ್ದಿರಿಸಿದೆ.

ಸಹಿ/-
ಮುಖ್ಯ ಆಡಳಿತಾಧಿಕಾರಿಗಳು

ಕರ್ನಾಟಕ ಸರ್ಕಾರ

ಕಾರ್ಯನಿರ್ವಾಹಕ ಇಂಜನೀಯರವರ ಕಛೇರಿ, ಲೋಕೋಪಯೋಗಿ ವಿಭಾಗ, ಹಾವೇರಿ-581110

ಸಂ.033/ಪಿಬಿ/ಗುತ್ತಿಗೆ/3054-ರಾಹೆ-ಜಿಮುರ-ನಿರ್ವಹಣೆ/2021-22/1155 ದಿನಾಂಕ : 17-07-2021

ಗುತ್ತಿಗೆ ತಿದ್ದುಪಡಿ ಪ್ರಕಟಣೆ

ಈ ಕಛೇರಿ ಗುತ್ತಿಗೆ ಪ್ರಕಟಣೆ ಸಂ.033/ಪಿಬಿ/ಗುತ್ತಿಗೆ/3054-ರಾಹೆ-ಜಿಮುರ-ನಿರ್ವಹಣೆ/2021-22/991/ದಿನಾಂಕ : 09-07-2021 ರಲ್ಲಿನ ಕಾಮಗಾರಿಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದಾಗಿ ದಿನಾಂಕ ಹಾಗೂ ಲೈನ್ ಆಫ್ ಕ್ರೆಡಿಟ್ ಕುರಿತು ಈ ಕೆಳಗಿನಂತೆ ತಿದ್ದುಪಡಿ ಮಾಡಲಾಗಿದೆ.

I	ತಿದ್ದುಪಡಿ ದಿನಾಂಕಗಳಿಗೆ ಸಂಬಂಧಿಸಿದಂತೆ		
ಕ್ರಸಂ.	ಗುತ್ತಿಗೆ ದಿನಾಂಕಗಳು	ಈ ಹಿಂದೆ ಪ್ರಕಟಿಸಲಾದಂತೆ	ಮುಂದೂಡಿಕೆ ಪ್ರಕಟಣೆಯಂತೆ
1)	ಗುತ್ತಿಗೆ ಪತ್ರಗಳನ್ನು ಸ್ವೀಕರಿಸುವ ಕೊನೆಯ ದಿನಾಂಕ	23-07-2021 (ಮಧ್ಯಾಹ್ನ 4-00 ಗಂಟೆಯವರೆಗೆ)	**30-07-2021** (ಮಧ್ಯಾಹ್ನ 4-00 ಗಂಟೆಯವರೆಗೆ)
2)	ಕಾಮಗಾರಿ ಗುತ್ತಿಗೆ ಪತ್ರವನ್ನು ತೆರೆಯುವ ದಿನಾಂಕ	26-07-2021 (ಮಧ್ಯಾಹ್ನ 4-30 ಗಂಟೆಗೆ)	**31-07-2021** (ಮಧ್ಯಾಹ್ನ 4-30 ಗಂಟೆಗೆ)

II	ಲೈನ್ ಆಫ್ ಕ್ರೆಡಿಟ್‌ಗೆ ಸಂಬಂಧಿಸಿದಂತೆ		
ಕ್ರಸಂ.	ಇಂಡೆಂಟ್ ಸಂಖ್ಯೆ	ಈ ಹಿಂದೆ ಪ್ರಕಟಿಸಲಾದಂತೆ ಲೈನ್ ಆಫ್ ಕ್ರೆಡಿಟ್	ಮುಂದೂಡಿಕೆ ಪ್ರಕಟಣೆಯಂತೆ ಲೈನ್ ಆಫ್ ಕ್ರೆಡಿಟ್ ಮೊತ್ತ (ಲಕ್ಷಗಳಲ್ಲಿ)
1	KPWD/2021-22/RD/WORK_INDENT 139344	ಇರುವುದಿಲ್ಲ	ರೂ.8.49ಲಕ್ಷ
2	KPWD/2021-22/RD/WORK_INDENT 139342	ಇರುವುದಿಲ್ಲ	ರೂ.3.86ಲಕ್ಷ
3	KPWD/2021-22/RD/WORK_INDENT 139273	ಇರುವುದಿಲ್ಲ	ರೂ.6.89ಲಕ್ಷ
4	KPWD/2021-22/RD/WORK_INDENT 139347	ಇರುವುದಿಲ್ಲ	ರೂ.8.44ಲಕ್ಷ
5	KPWD/2021-22/RD/WORK_INDENT 140157	ಇರುವುದಿಲ್ಲ	ರೂ.7.88ಲಕ್ಷ
6	KPWD/2021-22/RD/WORK_INDENT 139097	ಇರುವುದಿಲ್ಲ	ರೂ.3.32ಲಕ್ಷ
7	KPWD/2021-22/RD/WORK_INDENT 139098	ಇರುವುದಿಲ್ಲ	ರೂ.1.66ಲಕ್ಷ
8	KPWD/2021-22/RD/WORK_INDENT 139204	ಇರುವುದಿಲ್ಲ	ರೂ.3.66ಲಕ್ಷ
9	KPWD/2021-22/RD/WORK_INDENT 139312	ಇರುವುದಿಲ್ಲ	ರೂ.1.65ಲಕ್ಷ
10	KPWD/2021-22/RD/WORK_INDENT 139417	ಇರುವುದಿಲ್ಲ	ರೂ.2.70ಲಕ್ಷ
11	KPWD/2021-22/RD/WORK_INDENT 139351	ಇರುವುದಿಲ್ಲ	ರೂ.5.47ಲಕ್ಷ
12	KPWD/2021-22/RD/WORK_INDENT 139336	ಇರುವುದಿಲ್ಲ	ರೂ.2.71ಲಕ್ಷ
13	KPWD/2021-22/RD/WORK_INDENT 139353	ಇರುವುದಿಲ್ಲ	ರೂ.1.98ಲಕ್ಷ
14	KPWD/2021-22/RD/WORK_INDENT 139387	ಇರುವುದಿಲ್ಲ	ರೂ.1.93ಲಕ್ಷ
15	KPWD/2021-22/RD/WORK_INDENT 139786	ಇರುವುದಿಲ್ಲ	ರೂ.1.36ಲಕ್ಷ
16	KPWD/2021-22/RD/WORK_INDENT 139340	ಇರುವುದಿಲ್ಲ	ರೂ.2.15ಲಕ್ಷ
17	KPWD/2021-22/RD/WORK_INDENT 139983	ಇರುವುದಿಲ್ಲ	ರೂ.2.18ಲಕ್ಷ
18	KPWD/2021-22/RD/WORK_INDENT 140163	ಇರುವುದಿಲ್ಲ	ರೂ.1.80ಲಕ್ಷ
19	KPWD/2021-22/RD/WORK_INDENT 140170	ಇರುವುದಿಲ್ಲ	ರೂ.2.91ಲಕ್ಷ
20	KPWD/2021-22/RD/WORK_INDENT 140174	ಇರುವುದಿಲ್ಲ	ರೂ.3.62ಲಕ್ಷ
21	KPWD/2021-22/RD/WORK_INDENT 140167	ಇರುವುದಿಲ್ಲ	ರೂ.1.88ಲಕ್ಷ
22	KPWD/2021-22/RD/WORK_INDENT 140173	ಇರುವುದಿಲ್ಲ	ರೂ.2.21ಲಕ್ಷ
23	KPWD/2021-22/RD/WORK_INDENT 140156	ಇರುವುದಿಲ್ಲ	ರೂ.1.98ಲಕ್ಷ
24	KPWD/2021-22/RD/WORK_INDENT 139100	ಇರುವುದಿಲ್ಲ	ರೂ.4.25ಲಕ್ಷ
25	KPWD/2021-22/RD/WORK_INDENT 139101	ಇರುವುದಿಲ್ಲ	ರೂ.1.87ಲಕ್ಷ
26	KPWD/2021-22/RD/WORK_INDENT 139102	ಇರುವುದಿಲ್ಲ	ರೂ.2.28ಲಕ್ಷ
27	KPWD/2021-22/RD/WORK_INDENT 139107	ಇರುವುದಿಲ್ಲ	ರೂ.2.16ಲಕ್ಷ
28	KPWD/2021-22/RD/WORK_INDENT 139108	ಇರುವುದಿಲ್ಲ	ರೂ.2.18ಲಕ್ಷ
29	KPWD/2021-22/RD/WORK_INDENT 139110	ಇರುವುದಿಲ್ಲ	ರೂ.2.38ಲಕ್ಷ
30	KPWD/2021-22/RD/WORK_INDENT 139111	ಇರುವುದಿಲ್ಲ	ರೂ.1.61ಲಕ್ಷ
31	KPWD/2021-22/RD/WORK_INDENT 139112	ಇರುವುದಿಲ್ಲ	ರೂ.2.32ಲಕ್ಷ
32	KPWD/2021-22/RD/WORK_INDENT 139113	ಇರುವುದಿಲ್ಲ	ರೂ.2.06ಲಕ್ಷ
33	KPWD/2021-22/RD/WORK_INDENT 139431	ಇರುವುದಿಲ್ಲ	ರೂ.1.77ಲಕ್ಷ
34	KPWD/2021-22/RD/WORK_INDENT 139426	ಇರುವುದಿಲ್ಲ	ರೂ.2.30ಲಕ್ಷ
35	KPWD/2021-22/RD/WORK_INDENT 139429	ಇರುವುದಿಲ್ಲ	ರೂ.1.61ಲಕ್ಷ
36	KPWD/2021-22/RD/WORK_INDENT 139430	ಇರುವುದಿಲ್ಲ	ರೂ.2.14ಲಕ್ಷ
37	KPWD/2021-22/RD/WORK_INDENT 139346	ಇರುವುದಿಲ್ಲ	ರೂ.2.36ಲಕ್ಷ
38	KPWD/2021-22/RD/WORK_INDENT 140172	ಇರುವುದಿಲ್ಲ	ರೂ.5.31ಲಕ್ಷ
39	KPWD/2021-22/RD/WORK_INDENT 139115	ಇರುವುದಿಲ್ಲ	ರೂ.1.98ಲಕ್ಷ

ಇನ್ನುಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ.

ಸಹಿ/- ಕಾರ್ಯನಿರ್ವಾಹಕ ಇಂಜನೀಯರರು,
ಲೋಕೋಪಯೋಗಿ ವಿಭಾಗ, ಹಾವೇರಿ

ವಾಸಾಸಂಇ/ಹಾವೇರಿ/ಎಂಸಿಎ/174/2021-22

ಸಹಕಾರ ಸಂಘಗಳಿಗೆ ಡಿಸೆಂಬರ್ ಬಳಿಕ ಚುನಾವಣೆ

ಬೆಂಗಳೂರು: ಸಹಕಾರ ಸಂಘಗಳ ಕಾಯ್ದೆಯಡಿ ನೋಂದಣಿಯಾಗಿರುವ ಸಹಕಾರ ಸಂಘಗಳು, ಸೊಸೈಟಿಗಳು ಮತ್ತು ಸಂಘ, ಸಂಸ್ಥೆಗಳ ಸಾರ್ವತ್ರಿಕ ಚುನಾವಣೆಯನ್ನು ಡಿಸೆಂಬರ್ ಅಂತ್ಯದವರೆಗೂ ಮುಂದೂಡಲು ನಿರ್ಧರಿಸಲಾಗಿದೆ.

ಅವಧಿ ಮುಗಿದಿರುವ ಸಹಕಾರ ಸಂಘಗಳು ಮತ್ತು ಸಂಸ್ಥೆಗಳ ಚುನಾವಣೆಯನ್ನು ಆರು ತಿಂಗಳ ಅವಧಿಗೆ ಮುಂದೂಡಿ ಏ. 26ರಂದು ಆದೇಶ ಹೊರಡಿಸಲಾಗಿತ್ತು. ಅದನ್ನು ಮತ್ತಷ್ಟು ಕಾಲ ವಿಸ್ತರಿಸಿ, 2022ರಲ್ಲೇ ಚುನಾವಣೆ ನಡೆಸಲು ಇದೇ 15ರಂದು ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.


ಸಂಪುಟ ಸಭೆಯ ನಿರ್ಧಾರದಂತೆ ಡಿಸೆಂಬರ್ ಅಂತ್ಯದವರೆಗೂ ಸಹಕಾರ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ ಮುಂದೂಡಿ ಆದೇಶ ಹೊರಡಿಸುವಂತೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರಿಗೆ ಇದೇ 17ರಂದು ಪತ್ರ ಬರೆದಿದ್ದಾರೆ.

ಪದಾಧಿಕಾರಿಗಳ ಚುನಾವಣೆಗೆ ಒಪ್ಪಿಗೆ: ಸಹಕಾರ ಸಂಘಗಳು ಮತ್ತು ಸಂಸ್ಥೆಗಳ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆದಿದ್ದು, ಪದಾಧಿಕಾರಿಗಳ ಆಯ್ಕೆ ಬಾಕಿ ಇರುವ ಪ್ರಕರಣಗಳಲ್ಲಿ ಮುಂದಿನ ಪ್ರಕ್ರಿಯೆ ನಡೆಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ನಿಧನ ವಾರ್ತೆ

ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ

ಕಾರವಾರ: ಗೋವಾದ ಕಾಣಕೋಣ ಸಮೀಪದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ (76) ಹೃದಯಾಘಾತ ದಿಂದ ಸೋಮವಾರ ದೈವಾಧೀನರಾದರು.



ಪರ್ತಗಾಳೀ ಜೀವೋತ್ತಮ ಮಠವು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪೀಠಗಳಲ್ಲಿ ಪ್ರಮುಖವಾದುದಾಗಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಜನಿಸಿದ ಅವರ ಪೂರ್ವಾಶ್ರಮದ ಹೆಸರು ರಾಘವೇಂದ್ರಾಚಾರ್ಯ. ದ್ವಾರಕಾನಾಥ ತೀರ್ಥ ಸ್ವಾಮೀಜಿ ಅವರಿಂದ 1967ರ ಫೆಬ್ರುವರಿ 26ರಂದು ಸನ್ಯಾಸ ದೀಕ್ಷೆ ಸ್ವೀಕರಿಸಿ, 1973ರ ಏಪ್ರಿಲ್ 5ರಂದು ಮಠಾಧೀಶರಾದರು. 50ಕ್ಕೂ ಅಧಿಕ ಚಾತುರ್ಮಾಸ್ಯಗಳನ್ನು ಆಚರಿಸಿದ ಹೆಗ್ಗಳಿಕೆ ಅವರದ್ದಾಗಿದೆ.

2017ರಲ್ಲಿ ಉದಯಭಟ್ ಶರ್ಮ ಎಂಬ ವಟುವಿಗೆ ವಿದ್ಯಾಧೀಶ ತೀರ್ಥ ಎಂಬ ನಾಮಕರಣ ಮಾಡಿ ಸನ್ಯಾಸ ದೀಕ್ಷೆ ನೀಡಿ ಉತ್ತರಾಧಿಕಾರಿಯಾಗಿ ನೇಮಕ ಮಾಡಿದ್ದರು. ಸ್ವಾಮೀಜಿ ಅವರು ಜೀವೋತ್ತಮ ಮಠದ ಈ ಹಿಂದಿನ ಪೀಠಾಧಿಪತಿಗಳ ಬಗ್ಗೆ ಗ್ರಂಥವನ್ನು ಪ್ರಕಟಿಸಿದ್ದಾರೆ.

ಸ್ವಾಮೀಜಿ ಅವರ ವೃಂದಾವನ ಪ್ರವೇಶ ಕಾರ್ಯವು ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಸೋಮವಾರ ಸಂಪನ್ನವಾಯಿತು. ಕೋವಿಡ್ ಕಾರಣದಿಂದ ಗೋವಾಕ್ಕೆ ಪ್ರವೇಶ ನಿರ್ಬಂಧವಿದೆ. ಹಾಗಾಗಿ ಭಕ್ತರು ಸಹಕರಿಸಬೇಕು. ಮುಂದಿನ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಗುವುದು ಎಂದು ಮಠದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ಮದೀಕ್ಷೆ ಪಡೆದ ಕಾಯಕಯೋಗಿ

ರಾಜಕೀಯ ವಿರೋಧಿಗಳಿಂದಲೂ 'ಅತ್ಯುತ್ತಮ ಕೆಲಸಗಾರ' ಎಂಬ ಪ್ರಶಂಸೆಗೆ ಪಾತ್ರರಾದವರು ವಸತಿ ಸಚಿವ ವಿ. ಸೋಮಣ್ಣ. ನಾಲ್ಕು ದಶಕಗಳಿಂದ ನಿರಂತರವಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು 'ಅಭಿವೃದ್ಧಿಯ ಹರಿಕಾರ' ಎಂದೇ ಜನಜನಿತರು. ಬಿಬಿಎಂಪಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಸೋಮಣ್ಣನವರು, ಶಾಸಕರಾಗಿ, ಸಚಿವರಾಗಿ ಅನೇಕ 'ಮೈಲುಗಲ್ಲು'ಗಳನ್ನು ಸ್ಥಾಪಿಸಿದ್ದಾರೆ, ಸಾಧಿಸುತ್ತಿದ್ದಾರೆ.

ಕೆಲವು ಜನಪ್ರತಿನಿಧಿಗಳು ತಮ್ಮ ಕ್ಷೇತ್ರಕ್ಕಷ್ಟೇ ಸೀಮಿತ-ರಾಗಿರುತ್ತಾರೆ. ಆದರೆ, ರಾಜ್ಯದೆಲ್ಲೆಡೆ ಚಿರಪರಿಚಿತರಾಗಿರುವ ನಾಯಕರಲ್ಲಿ ವಿ. ಸೋಮಣ್ಣನವರೂ ಒಬ್ಬರು. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಮಾತ್ರವಲ್ಲದೆ, ಕರಾವಳಿ ಭಾಗ, ಮೈಸೂರು ಭಾಗ ಸೇರಿದಂತೆ ರಾಜ್ಯದ ಮೂಲೆ ಮೂಲೆಯೂ ಅವರಿಗೆ ಗೊತ್ತು. ಆ ಭಾಗದ ಜನರಿಗೂ ಇವರು ಚಿರಪರಿಚಿತರು. ಎಲ್ಲ ಕಡೆಯೂ ಸಲ್ಲುವ ಜನಪ್ರತಿನಿಧಿ ಎಂದೇ ಜನರು ಇವರ ಬಗ್ಗೆ ಮೆಚ್ಚುಗೆಯ ಮಾತನಾಡುತ್ತಾರೆ.

ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುವ ಛಾತಿ ಹೊಂದಿರುವ ಸೋಮಣ್ಣ, ತಾವು ನಿರ್ವಹಿಸುವ ಖಾತೆಗಳನ್ನು ಮಾತ್ರವಲ್ಲದೆ, ಉಸ್ತುವಾರಿಯಾಗಿರುವ ಜಿಲ್ಲೆಗಳು ಮತ್ತು ತಾವು ಶಾಸಕರಾಗಿರುವ ಕ್ಷೇತ್ರದಲ್ಲಿ ಸಕಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಾರೆ. ಜನಸೇವೆಯನ್ನು ಬಿಟ್ಟು ಮತ್ತಿನ್ನೇನೂ ಮಾಡದ ಕ್ರಿಯಾಶೀಲ ನಾಯಕ ವಿ. ಸೋಮಣ್ಣನವರು.



ಜನ ಸೇವೆಯಲ್ಲಿಯೇ ಸಾರ್ಥಕತೆ ಕಾಣುವ ರಾಜಕಾರಣಿ

ದೂರದೃಷ್ಟಿಯುಳ್ಳ ರಾಜಕಾರಣಿ

20 ವರ್ಷಗಳ ನಂತರ ಬೆಂಗಳೂರು ಹೇಗಾಗುತ್ತದೆ ಎಂಬ ಸ್ಪಷ್ಟ ಕಲ್ಪನೆ, ದೂರದೃಷ್ಟಿ ಹೊಂದಿದ್ದ ಸೋಮಣ್ಣನವರು, ಆಗಲೇ ಬೆಂಗಳೂರು ಹೇಗಾಗಬೇಕು ಎಂಬ, ಅದಕ್ಕೆ ಏನು ಮಾಡಬೇಕು ಎಂಬುದನ್ನು ಚೆನ್ನಾಗಿ ಅರಿತಿದ್ದರು. ಅದಕ್ಕೆ ಪೂರಕವಾಗಿ ಬೆಂಗಳೂ-ರಿನಲ್ಲಿಯೇ ಹಲವು ಪ್ರಥಮಗಳಿಗೆ ಅವರು ಮುನ್ನುಡಿ ಬರೆದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ವೇಳೆ, 1999ರಲ್ಲಿಯೇ 95 ಕಿ.ಮೀ. ದೂರದ ತೊರೆಕಾಡನಹಳ್ಳಿ-ಯಿಂದ ಬೆಂಗಳೂರಿಗೆ ಪ್ರತೀ ತಿಂಗಳು 27 ಕೋಟಿ ಲೀಟರ್ ನೀರು ಪೂರೈಕೆಯಾಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡವರು ಸೋಮಣ್ಣ. ಅಲ್ಲದೆ, ಕಾವೇರಿ ನಾಲ್ಕನೇ ಹಂತದಲ್ಲಿ ಒಂದು ಮತ್ತು ಎರಡನೇ ಘಟಕದ ಯೋಜನೆಯನ್ನು ಕೈಗೊಂಡರು. ಈ ಕಾರ್ಯ ಆಗಿರದೇ ಇದ್ದಿದ್ದರೆ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಿರುತ್ತಿತ್ತಲ್ಲದೆ, ಅದಕ್ಕೆ ಭರಿಸುವ ಶುಲ್ಕದ ಪ್ರಮಾಣವೂ ಜಾಸ್ತಿ ಇರುತ್ತಿತ್ತು.

ಇನ್ನು, ಮೈಸೂರು ರಸ್ತೆ ಶಿರಸಿ ವೃತ್ತದಿಂದ ಕೆ.ಆರ್. ಮಾರು-ಕಟ್ಟೆಯವರೆಗೆ ಪರಮಪೂಜ್ಯ ಜಗದ್ಗುರು ಶ್ರೀ ಬಾಲಗಂಗಾಧ-ರನಾಥ ಸ್ವಾಮೀಜಿಯವರ ಹೆಸರಿನಲ್ಲಿ 2.5 ಕಿ.ಮೀ. ಉದ್ದದ ಮೇಲ್ಸೇತುವೆಯು ಸೋಮಣ್ಣನವರ ಕನಸಿನ ಸಾಕಾರ ರೂಪ. ಇದು ಬೆಂಗಳೂರಿನಲ್ಲಿ ನಿರ್ಮಾಣಗೊಂಡ ಪ್ರಥಮ ಮೇಲ್ಸೇತುವೆ.

ಈಗ ಜನರ ಜೀವನಾಡಿ ಎನಿಸಿರುವ 'ನಮ್ಮ ಮೆಟ್ರೊ' ರೈಲು ಯೋಜನೆಗಳಿಗೆ ಸಹಿ ಹಾಕಿದ್ದೂ, ವಿ. ಸೋಮಣ್ಣನವರು ನಗರಾಭಿವೃದ್ಧಿ ಸಚಿವರಾಗಿದ್ದ ಸಂದರ್ಭದಲ್ಲಿ. ಇದಲ್ಲದೆ, ಮಹಾನಗರದ ಪ್ರಮುಖ ಮಳೆ ನೀರಿನ ಬೃಹತ್ ನಾಲೆಗಳಿಗೆ ಹೊಸ ರೂಪು-ರೇಷೆ ನೀಡಿದ್ದು, ನಾಲಾ ಮಾರ್ಗಗಳಲ್ಲಿದ್ದ ಅನಧಿಕೃತ ಒತ್ತುವರಿಗೆ ಕಡಿವಾಣ ಹಾಕಿದ್ದು, ನಗರದ ಪ್ರಮುಖ ಉದ್ಯಾನಗಳು ಹಾಗೂ ಆಟದ ಮೈದಾನಗಳಿಗೆ ಹೊಸತನ ನೀಡಿದ್ದು ಸೋಮಣ್ಣನವರ ಸಾಧನೆಗಳು.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಇತಿಹಾಸ ಪ್ರಸಿದ್ಧ ಧಾರ್ಮಿಕ ಕೇಂದ್ರ ಮಲೆ ಮಹದೇಶ್ವರ ಸ್ವಾಮಿ ದೇಗುಲವನ್ನು ಧಾರ್ಮಿಕ ಆಯುಕ್ತರ ವ್ಯಾಪ್ತಿಯಿಂದ ಹೊರತಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕಾರಣರಾದರು. ಈ ಪ್ರಾಧಿಕಾರ ರಚನೆಯಿಂದ ಹಿಂದೆಂದೂ ನಡೆಯದ ಅಭಿವೃದ್ಧಿ ಕಾರ್ಯಗಳು ಈಗ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವುದಕ್ಕೆ ಸೋಮಣ್ಣನವರ ದೂರದೃಷ್ಟಿ ಕಾರಣವಾಗಿದೆ.

ದಣಿವರಿಯದ ನಾಯಕ

ವಿ. ಸೋಮಣ್ಣನವರು 24 ಗಂಟೆ ರಾಜಕಾರಣಿ. ಅಂದರೆ, ಬಹುತೇಕ ರಾಜಕಾರಣಿಗಳು ಪ್ರತ್ಯೇಕ ಉದ್ಯಮವೋ ಅಥವಾ ಮತ್ತಾವುದೋ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ. ಆದರೆ, 'ಪೂರ್ಣಾವಧಿ' ಜನರ ಸೇವೆಯಲ್ಲಿಯೇ ತೊಡಗಿಸಿಕೊಂಡಿರುವ, ರಾಜಕಾರಣವನ್ನೇ ವೃತ್ತಿಯನ್ನಾಗಿಸಿಕೊಂಡವರು ಸೋಮಣ್ಣ.

ಯಾವುದೇ ಖಾತೆಯ ಸಚಿವರಾಗಿದ್ದರೂ, ಅದರಲ್ಲಿ ನೆನ-ಪಿಟ್ಟುಕೊಳ್ಳುವಂತಹ ಕೆಲಸ ಮಾಡಿದವರು ಸೋಮಣ್ಣನವರು. ಬಂದೀಖಾನೆ ಸಚಿವರಾಗಿದ್ದಾಗ, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸನ್ನಡತೆಯುಳ್ಳ ಕೈದಿಗಳನ್ನು ಅವಧಿಗೆ ಮುನ್ನವೇ ಪ್ರಥಮ ಬಾರಿಗೆ ಬಿಡುಗಡೆ ಮಾಡಲಾಯಿತು. ಅಲ್ಲದೆ, ನೂತನ ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ) ಸ್ಥಾಪಿಸಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿಯೂ ಹಲವು ಮೈಲುಗಲ್ಲುಗಳು ಎನ್ನಬಹುದಾದ ಕಾರ್ಯಗಳನ್ನು ಅವರು ಮಾಡಿದರು. ನಷ್ಟದಲ್ಲಿದ್ದ ಕಿಂಕೋ ಕಾರ್ಖಾನೆಯ ನೌಕರರನ್ನು ಕೆಎಸ್ಆರ್‌ಟಿಸಿಗೆ ಹಸ್ತಾಂತರಿಸಿ, ಅವರನ್ನೆಲ್ಲ ಅಲ್ಲಿಯೇ ಕಾಯಂಗೊಳಿಸಿ, ಕಾರ್ಖಾನೆಯಿದ್ದ ಜಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನೂತನ ಬಸ್ ಡಿಪೊ ಪ್ರಾರಂಭಿಸಲಾಯಿತು. ಅಲ್ಲದೆ, ಈಗ ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣವಾಗಿದ್ದೂ ಇವರ ಅವಧಿಯಲ್ಲಿಯೇ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಲ್ಲದೆ, ಮೈಸೂರು ದಸರಾವನ್ನು ಅಚ್ಚುಕಟ್ಟಾಗಿ, ವಿಜೃಂಭಣೆಯಿಂದ ನೆರವೇರಿಸಿದ ಹೆಗ್ಗಳಿಕೆ ಸೋಮಣ್ಣನವರದ್ದಾಗಿ-ದೆ. ಅಲ್ಲದೆ, ಚಾಮುಂಡೇಶ್ವರಿ ಬೆಟ್ಟದ ಸುತ್ತ-ಮುತ್ತ ಅನಧಿಕೃತವಾಗಿ ಇದ್ದ ಅಂಗಡಿಗಳನ್ನು ತೆರವು ಮಾಡುವ ಮೂಲಕ, ಅಕ್ಕ-ಪಕ್ಕ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿದರು. ಚಾಮುಂಡಿ ಬೆಟ್ಟದ ಮೇಲೆ ಸಂಚಾರ ದಟ್ಟಣೆ ನಿಯಂತ್ರಿಸಲು ಬಹುಮಹಡಿ ವಾಹನ ನಿಲುಗಡೆ ಕಟ್ಟಡವನ್ನು ನಿರ್ಮಿಸಿದ್ದು ಇವರ ಅವಧಿಯಲ್ಲಿಯೇ.

ಜಾತ್ಯತೀತ, ಸಮಾಜವಾದಿ ನಾಯಕ

ಎಲ್ಲ ಜಾತಿ-ಧರ್ಮದವರನ್ನು ಸಮಾನವಾಗಿ ಕಾಣುವ ಮನೋಭಾವ ಸೋಮಣ್ಣನವರದು. ತುಮಕೂರು ಸಿದ್ಧಗಂಗಾ-ಮಠದ ಶ್ರೀ ಶಿವಕುಮಾರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರನ್ನು ಅಪಾರವಾಗಿ ಗೌರವಿಸುವ ಸೋಮಣ್ಣ, ಅವರ ಮಾರ್ಗದರ್ಶನದಲ್ಲಿಯೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡವರು.

ಸೋಮಣ್ಣನವರು, ಲಿಂಗಾಯತರಾದರೂ, ಒಕ್ಕಲಿಗ, ಕುರುಬ, ಬ್ರಾಹ್ಮಣವಲ್ಲದೆ, ಹಿಂದುಳಿದ ವರ್ಗಗಳ ಜನರೂ ಅವರನ್ನು 'ತಮ್ಮ ನಾಯಕ' ಎಂದೇ ನೋಡುತ್ತಾರೆ. ಸೋಮ-ಣ್ಣನವರದೂ ಎಲ್ಲರನ್ನೂ ಸಮನಾಗಿ ಕಾಣುವ ವ್ಯಕ್ತಿತ್ವ. ಚುನಾವಣೆಯಲ್ಲಿ ತಮ್ಮ ಜನಾಂಗದ ಪ್ರಾತಿನಿಧ್ಯವೇ ಇಲ್ಲದ ಹಿಂದಿನ ಬಿನ್ನಿಪೇಟೆ, ಈಗಿನ ವಿಜಯನಗರ, ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿ, ಚುನಾವಣೆಗಳಲ್ಲಿ 'ಜಾತಿ'ಯೇ ಹೆಚ್ಚು ಪ್ರಭಾವ ಬೀರುತ್ತದೆ ಎಂಬ ವಿಶ್ಲೇಷಣೆಗಳನ್ನೇ ತಲೆಕೆಳಗು ಮಾಡಿದವರು ಸೋಮಣ್ಣನವರು.

ಬಿನ್ನಿಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದ ಜಗಜೀವನರಾಂ ನಗರ, ಆಜಾದ್ ನಗರ, ಶಾಮಣ್ಣನಗರ, ಗಂಗೊಂಡನಹಳ್ಳಿ, ಅರಾಫತ್ ನಗರ, ಮೊಮ್ಮಿನ್‌ಪುರ, ಜನತಾ ಕಾಲೊನಿ ಮತ್ತಿತರ ಪ್ರದೇಶಗಳ-ಲ್ಲಿ ಎಲ್ಲ ಸಮುದಾಯದವರ ನಡುವೆ ಬಾಂಧವ್ಯ-ಸಾಮರಸ್ಯ ಮೂಡಿಸಿ ಯಾವುದೇ ಅವಘಡಗಳಿಗೆ ಆಸ್ಪದ ನೀಡದಂತೆ ಆಡಳಿತ ನಡೆಸಿದವರು ವಿ. ಸೋಮಣ್ಣ.

ಸಮಾಜವಾದಿ ತತ್ವದ ಅನುಯಾಯಿಯಾಗಿರುವ ಸೋಮಣ್ಣನವರು ತಮ್ಮ 4 ದಶಕಗಳ ರಾಜಕೀಯ ಜೀವನದಲ್ಲಿ ಸದಾ ಕಾಲವೂ ಸರ್ವರ ಹಿತ ಬಯಸುವ ರಾಜಕಾರಣಿ. ಒಬ್ಬ ಜನಪ್ರತಿನಿಧಿ ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿ ನಿಲ್ಲುವಂತಹ ನಾಯಕರಾಗಿದ್ದಾರೆ.

ವಸತಿ ಯೋಜನೆಗಳಿಗೆ 'ಹೊಸ ದಿಕ್ಕು'



ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ

ವಸತಿ ಸಚಿವರಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸ್ವಂತ ಸೂರು ಒದಗಿಸುವ ಮಹತ್ಕಾರ್ಯದಲ್ಲಿ ತಮ್ಮನ್ನು ಅವರು ತೊಡಗಿ-ಸಿಕೊಂಡಿದ್ದಾರೆ ವಿ. ಸೋಮಣ್ಣನವರು. ನನೆಗುದಿಗೆ ಬಿದ್ದಿದ್ದ ವಸತಿ ಯೋಜನೆಗೆ ವೇಗ ನೀಡಿ, ವಿವಿಧ ಹಂತದಲ್ಲಿ ಪ್ರಗತಿಯ-ಲ್ಲಿರುವ 9.74 ಲಕ್ಷ ಮನೆಗಳನ್ನು ₹10,194 ಕೋಟಿ ವೆಚ್ಚದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲು ಅವರು ಪಣ ತೊಟ್ಟಿದ್ದಾರೆ.

ಪ್ರಸಕ್ತ ಸರ್ಕಾರದ ಅವಧಿಯಲ್ಲಿ ಈವರೆಗೆ 2.08 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. 'ಮುಖ್ಯಮಂತ್ರಿಗಳ 1 ಲಕ್ಷ ಬೆಂಗಳೂರು ಬಹುಮಹಡಿ ಯೋಜನೆ'ಯಡಿ ನಿರ್ಮಿಸುತ್ತಿರುವ ಮನೆಗಳ ಪೈಕಿ, 5 ಸಾವಿರ ಮನೆಗಳನ್ನು ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಹಂಚಿಕೆ ಮಾಡಲು ಅವರು ನಿರ್ಧರಿಸಿದ್ದಾರೆ.

ಬಡ-ಮಧ್ಯಮ ವರ್ಗದವರಿಗೆ ಸ್ವಂತ ಸೂರು ಒದಗಿಸುವ ಕಾರ್ಯವನ್ನು ಅವರು ಮೊದಲಿನಿಂದಲೂ ಮಾಡುತ್ತಾ ಬಂದಿದ್ದಾರೆ. ಬೆಂಗಳೂರಿನ ಕಂದಾಯ ನಿವೇಶನದಾರರಿಗೆ ಕೇವಲ ₹50 ಮತ್ತು ₹100 ಅಭಿವೃದ್ಧಿ ಶುಲ್ಕ ಪಾವತಿಸಿಕೊಂಡು ಅವುಗಳನ್ನೆಲ್ಲ ಸಕ್ರಮಗೊಳಿಸಿದ್ದು ಇವರ ಅವಧಿಯಲ್ಲಿಯೇ. ಬಿನ್ನಿಮಿಲ್‌ನ ಸುಮಾರು 900ಕ್ಕೂ ಹೆಚ್ಚು ಮಂದಿ ನಿವೃತ್ತ ನೌಕರರ ಬಹುವರ್ಷಗಳ ಬೇಡಿಕೆಯಂತೆ ಅವರಿಗೆ ಕಡಿಮೆ ದರದಲ್ಲಿ ಸ್ವಂತ ನಿವೇಶನ ನೀಡಿದರು.

ಈಗ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ವಿಶೇಷ ವರ್ಗದ ಅಲೆಮಾರಿ, ಅರೆ ಅಲೆಮಾರಿ, ಕಾಡುಗೊಲ್ಲ ಜನರಿಗೆ ಆದ್ಯತೆಯ ಮೇರೆಗೆ ವಸತಿ ಸೌಕರ್ಯ ಕಲ್ಪಿಸಲು ದೇವರಾಜ ಅರಸು ವಸತಿ ಯೋಜನೆಯಡಿ ಸುಮಾರು 69 ಸಾವಿರ ಮನೆಗಳನ್ನು ಹಂಚಿಕ ಮಾಡಲು ಕ್ರಮ ಕೈಗೊಳ್ಳುವ ಮೂಲಕ, ತೀರಾ ತಳ ಸಮುದಾಯದ ಜನರಿಗೂ ಸೂರು ಒದಗಿಸುವ ಸಂಕಲ್ಪವನ್ನು ಈಡೇರಿಸುತ್ತಿದ್ದಾರೆ ಸೋಮಣ್ಣನವರು.

ಕೊಳೆಗೇರಿ ನಿವಾಸಿಗಳಿಗೆ ಭೂ ಮಾಲೀಕತ್ವ ನೀಡುವಲ್ಲಿಯೂ ಸಚಿವರು ಬದ್ಧತೆ ಪ್ರದರ್ಶಿಸಿದ್ದಾರೆ. ರಾಜ್ಯದ ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಒಡೆತನದ ಸುಮಾರು 8,626 ಎಕರೆಯಲ್ಲಿರುವ 1,821 ಘೋಷಿತ ಕೊಳಚೆ ಪ್ರದೇಶಗಳಲ್ಲಿನ 17.57 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ತೀರ್ಮಾನ ತೆಗೆದುಕೊಂಡಿದ್ದಾರೆ. ಸಾಂಕೇತಿಕ ದರದಲ್ಲಿ ಕ್ರಯಪತ್ರದ ಮೂಲಕ ಅಲೆಮಾರಿಗಳಿಗೆ ಭೂಮಾಲೀಕತ್ವವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ 22,146 ಮನೆಗಳ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಉಳಿದ ಮನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊ-ಳಿಸಲಾಗುತ್ತಿದೆ. ಅಲ್ಲದೆ, ರಾಜ್ಯದ 328 ಕೊಳೆಗೇರಿಗಳಲ್ಲಿ ₹250 ಕೋಟಿ ವೆಚ್ಚದಲ್ಲಿ ಎಲ್ಲ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.

ನೆರೆಹಾವಳಿಯಿಂದ ಹಾನಿಯಾದ ಸುಮಾರು 1.33 ಲಕ್ಷ ಮನೆಗಳಿಗೆ ಮೊದಲ ಬಾರಿಗೆ ಜಿಪಿಎಸ್ ತಂತ್ರಜ್ಞಾನ ಅಳವಡಿಸಿ, ₹2,100 ಕೋಟಿ ಪರಿಹಾರವನ್ನು ಸಂತ್ರಸ್ತರ ಖಾತೆಗೆ ನೇರವಾಗಿ ವರ್ಗಾಯಿಸುವ ಮೂಲಕ ಸಂತ್ರಸ್ತರ ಕಣ್ಣೀರು ಒರೆಸುವ ಕಾರ್ಯವನ್ನು ಸೋಮಣ್ಣ ಮಾಡಿದ್ದಾರೆ.

ಪ್ರಸ್ತುತಿ: ಪಿ.ವಿ. ಬ್ರ್ಯಾಂಡ್ ಸ್ಪಾಟ್



ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿ. ಸೋಮಣ್ಣ



ಕೇಂದ್ರ ಗೃಹಸಚಿವ ಅಮಿತ್ ಶಾ ಅವರೊಂದಿಗೆ ವಿ. ಸೋಮಣ್ಣ



ಸಾರ್ವಜನಿಕರಿಗೆ ಕೋವಿಡ್ ಲಸಿಕೆ ವಿತರಣೆಯ ಸಂದರ್ಭ



ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ...

ಅಭಿವೃದ್ಧಿಗೆ ಮಾದರಿಯಾದ ಗೋವಿಂದರಾಜ ನಗರ ಕ್ಷೇತ್ರ

ಬಿನ್ನಿಪೇಟೆ ಶಾಸಕರಾಗಿದ್ದಾಗಿನಿಂದ ಈಗ ಗೋವಿಂದರಾಜನಗರ ಕ್ಷೇತ್ರದ ಶಾಸ-ಕರಾಗಿರುವವರೆಗೆ ಸೋಮಣ್ಣನವರು ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಪ್ರಶಂಸಿಸುತ್ತಾರೆ ಸ್ಥಳೀಯರು.



ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣೆಯ ಸಂದರ್ಭ

ಶಿಕ್ಷಣದ ಶಕ್ತಿ ಮನಗಂಡಿರುವ ಸೋಮಣ್ಣನವರು, ತಮ್ಮ ಕ್ಷೇತ್ರದಲ್ಲಿ ಮೊದಲು ಸರ್ಕಾರಿ ಶಾಲಾ-ಕಾಲೇಜನ್ನು ಅಭಿವೃದ್ಧಿ ಪಡಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕು, ಅಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯ ಬಂಗಾರವಾಗಬೇಕು ಎಂಬ ನಿಟ್ಟಿನಲ್ಲಿ, ಸರ್ವಶಿಕ್ಷಣ ಅಭಿಯಾನದ ಅಡಿಯಲ್ಲಿ ಹಲವು ಶಾಲೆಗಳನ್ನು ನಿರ್ಮಿಸಲು ಒತ್ತಾಸೆ ನೀಡಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆಯನ್ನು ರೂಪಿಸಿದರು.

ವಾಹನ ದಟ್ಟಣೆಯ ಸಮಸ್ಯೆ ಅರಿತಿರುವ ಸೋಮಣ್ಣನವರು, ಕ್ಷೇತ್ರದಲ್ಲಿ ಹಲವು ಸೇತುವೆಗಳನ್ನು ನಿರ್ಮಿಸಿದ್ದಾರೆ. ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ, ನಾಗರಬಾವಿ ವೃತ್ತದ ಹತ್ತಿರ, ಬಾಪೂಜಿ ನಗರ ಹಾಗೂ ಆರ್‌ಪಿಸಿ ಬಡಾವಣೆ ನಡುವೆ, ಮಾಗಡಿ ರಸ್ತೆ ಹೌಸಿಂಗ್ ಬೋರ್ಡ್ ಬಳಿ ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ.

ಇದಲ್ಲದೆ, ಮಾಳಗಾಳದ ವೃಷಭಾವತಿ ಸೇತುವೆ, ಮೈಸೂರು ರಸ್ತೆ ಶ್ರೀಗಾಳಿ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಿರ್ಮಾಣಗೊಂಡಿ-ರುವ ಸೇತುವೆ ಇವರ ದೂರದೃಷ್ಟಿಯ ಫಲ. ಅಲ್ಲದೆ, ಕ್ಷೇತ್ರದಲ್ಲಿ ಹಲವು ಪಾದಚಾರಿ ಮೇಲ್ಸೇತುವೆಗಳು ಸೋಮಣ್ಣನವರ ಪರಿಶ್ರಮದ ಫಲವಾಗಿ ಇಂದು ನಮ್ಮ ಮುಂದೆ ಇವೆ.

ಹೈಟೆಕ್ ಗ್ರಂಥಾಲಯ ನಿರ್ಮಾಣ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮಾತ್ರವಲ್ಲದೆ, ಕ್ಷೇತ್ರದ ಜನರಿಗಾಗಿ ಹಲವು ಹೈಟೆಕ್ ಗ್ರಂಥಾಲಯಗಳನ್ನು ಸೋಮಣ್ಣ ನಿರ್ಮಿಸಿದ್ದಾರೆ. ಹಂಪಿ ನಗರದಲ್ಲಿರುವ ಸಾರ್ವಜನಿಕ ಹೈಟೆಕ್ ಗ್ರಂಥಾಲಯವು ಮೂರು ಮಹಡಿ ಒಳಗೊಂಡಿದ್ದು, 1,900 ಚದರ ಅಡಿಗಳ ವಿಸ್ತೀರ್ಣ ಹೊಂದಿದೆ ಹಾಗೂ ಸಂಪೂರ್ಣ ಗಣಕೀಕೃತವಾಗಿದೆ. ಇದಲ್ಲದೆ, ವಿಜಯನಗರದ ವಾಟರ್ ಟ್ಯಾಂಕ್ ಬಳಿ, ಚಂದ್ರಾ ಬಡಾವಣೆಯಲ್ಲಿ, ಬಾಪೂಜಿ ನಗರದ ಐದನೇ ಮುಖ್ಯರಸ್ತೆಯಲ್ಲಿ ಗ್ರಂಥಾಲಯವನ್ನು ನಿರ್ಮಿಸಲಾಗಿದೆ.

ಆರೋಗ್ಯ ಸುರಕ್ಷತೆಗೆ ಆದ್ಯತೆ: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಭೈರವೇಶ್ವರನಗರ, ಮೂಡಲಪಾಳ್ಯ, ಎಂ.ಸಿ. ಬಡಾವಣೆ, ಗೋವಿಂದರಾಜ ನಗರದಲ್ಲಿ ಸುಸಜ್ಜಿತವಾದ ಹೆರಿಗೆ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗಿದ್ದು, ಪ್ರತಿ ವಾರ್ಡ್‌ನಲ್ಲಿಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆಧುನೀಕರಣಗೊಳಿಸುವ ಮೂಲಕ ಜನರ ಆರೋಗ್ಯ ಸುರಕ್ಷತೆಗೆ ಸೋಮಣ್ಣನವರು ಒತ್ತು ನೀಡಿದ್ದಾರೆ.

ಸದ್ಯ, ದಾಸರಹಳ್ಳಿ ವಾರ್ಡ್‌ನಲ್ಲಿ 200ಹಾಸಿಗೆ ಸಾಮರ್ಥ್ಯವುಳ್ಳ ಹೈಟೆಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಂತದಲ್ಲಿದೆ. ನಾಯಂಡಹಳ್ಳಿ ವಾರ್ಡ್ ಹಾಗೂ ಪಂತರಪಾಳ್ಯದಲ್ಲಿ 200ಹಾಸಿಗೆ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರ-ವೇರಿಸಲಾಗಿದೆ. ಇದಲ್ಲದೆ, ಬಡವರಿಗೆ ಕಡಿಮೆ ಬೆಲೆಯಲ್ಲಿ ಔಷಧಿ ಲಭಿಸಲಿ ಎಂಬ ಉದ್ದೇಶದಿಂದ ಕ್ಷೇತ್ರದ ಏಳು ವಾರ್ಡ್‌ಗಳಲ್ಲಿ ಜನರಿಕ್ ಔಷಧ ಮಳಿಗೆ ತೆರೆಯಲಾಗಿದೆ.

ಹಗಲಿರುಳು ಕೋವಿಡ್ ಪರಿಹಾರ ಕಾರ್ಯ

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಹಗಲಿರುಳು ಕೆಲಸ ಮಾಡಿದ ಸಚಿವ ಸೋಮಣ್ಣನವರು, ಸುಸಜ್ಜಿತ ಕೋವಿಡ್ ಆಸ್ಪತ್ರೆ ನಿರ್ಮಿಸಿದ್ದಲ್ಲದೆ, ಸಂತ್ರಸ್ತರಿಗೆ ದಿನಸಿ ಕಿಟ್ ವಿತರಿಸುವುದು, ಸಾರ್ವಜನಿಕರಿಗೆ ಲಸಿಕಾ ಅಭಿಯಾನ ಹಮ್ಮಿಕೊಳ್ಳುವುದು ಸೇರಿದಂತೆ ಅನೇಕ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಂಡರು.

ಈವರೆಗೆ 1.60ಲಕ್ಷಕ್ಕೂ ಹೆಚ್ಚು ಜನರಿಗೆ ದಿನಸಿ ಕಿಟ್ ವಿತರಿಸಲಾಗಿದೆ. ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರವನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ, ಟೆಲಿ ಐಸಿಯು ಸೌಲಭ್ಯ ಒದಗಿಸಲಾಯಿತು. ಯುನಾನಿ ಮಹಾವಿದ್ಯಾಲಯದಲ್ಲಿ 200 ಹಾಸಿಗೆ ಅಮ್ಲಜನಕ ಸಾಂದ್ರಕವುಳ್ಳ ಕೋವಿಡ್ ಆರೈಕೆ ಕೇಂದ್ರ ನಿರ್ಮಾಣ ಮಾಡಲಾಯಿತು. ಇದಲ್ಲದೆ, ಕ್ಷೇತ್ರದಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆಯ ಕೊರತೆ ಬಾಧಿಸದಂತೆ ಕ್ರಮ ಕೈಗೊಳ್ಳುವ ಮೂಲಕ ಬದ್ಧತೆ ಪ್ರದರ್ಶಿಸಿದವರು ವಿ. ಸೋಮಣ್ಣ.

ಧಾರ್ಮಿಕ– ಸಾಂಸ್ಕೃತಿಕ ಕಾರ್ಯಗಳೂ ಅನೇಕ

ಕೇವಲ ರಸ್ತೆ–ಸೇತುವೆಯಂತಹ ಕಾರ್ಯಗಳಂತಹ 'ಅಭಿವೃದ್ಧಿಗೆ' ಮಾತ್ರ ಸೀಮಿತವಾಗದೆ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಲ್ಲಿ, ಶಾಶ್ವತವಾಗಿ ನೆನಪಿನಲ್ಲಿ ಉಳಿಯುವಂತಹ ಕಾರ್ಯಗಳನ್ನು ಮಾಡುವುದರಲ್ಲಿಯೂ ಸೋಮಣ್ಣನವರು ಎತ್ತಿದ ಕೈ.

ವಸತಿ ಸಚಿವ ಸೋಮಣ್ಣನವರು ತುಮಕೂರಿನ ಸಿದ್ಧಗಂಗಾಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಹಾಗೂ ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಯವ-ರನ್ನು ಆರಾಧಿಸುತ್ತಾ, ಅವರ ಆಶೀರ್ವಾದದೊಂದಿಗೇ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದಾರೆ.

ಸಿದ್ಧಗಂಗಾಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ ವಜ್ರಮಹೋತ್ಸವ, ಅಮೃತ ಮಹೋತ್ಸವ, ಜನ್ಮ ಶತಮಾನೋತ್ಸವ ಹಾಗೂ ಗುರುವಂದನಾ ಸಮಾರಂಭದ ನೇತೃತ್ವ ವಹಿಸಿದ್ದು ಸೋಮಣ್ಣನವರ ಸಂಘಟನಾ ಶಕ್ತಿಗೆ ಸಾಕ್ಷಿ.

ಬೆಂಗಳೂರಿನಲ್ಲಿ ಶಿವಕುಮಾರ ಶ್ರೀಗಳ ನೆನಪಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಜ್ಞಾನಸೌಧದಲ್ಲಿ ಪೂಜ್ಯರ ಪ್ರತಿಮೆ ಸ್ಥಾಪಿಸಿದರು. ಜೆ.ಎಚ್. ಪಟೇಲರ ಸರ್ಕಾರವಿದ್ದಾಗ, ಶಿವಕುಮಾರ ಶ್ರೀಗಳ ಜನ್ಮಸ್ಥಳ ಮಾಗಡಿ ತಾಲ್ಲೂಕಿನ ವೀರಾಪುರವನ್ನು ದತ್ತು ತೆಗೆದುಕೊಳ್ಳುವಂ-ತೆ ಮಾಡಿ, ಅದರ ಅಭಿವೃದ್ಧಿಗೆ ಶ್ರಮಿಸಿದರು.

ಪದ್ಮಭೂಷಣ, ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಹೆಸರನ್ನು ನಗರದ ಪುರಭವನದಿಂದ ಮೈಸೂರು ರಸ್ತೆಯವರೆಗೆ ಇರುವ ಮೇಲ್ಸೇತುವೆಗೆ ಇಡುವ ಮೂಲಕ ಪೂಜ್ಯರ 64ನೇ ಜನ್ಮದಿನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಅಲ್ಲದೆ, ಎಂ.ಸಿ ಬಡಾವಣೆಯಲ್ಲಿ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಪೂಜ್ಯರ ಆಳೆತ್ತರದ ಕಂಚಿನ ಪ್ರತಿಮೆ ಸ್ಥಾಪಿಸಿದರು.

ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಪ್ರವಚನವನ್ನು ಬೆಂಗಳೂರು ನಗರ ಸೆಂಟ್ರಲ್ ಕಾಲೇಜು ಆವರಣದಲ್ಲಿ ಒಂದು ತಿಂಗಳ ಕಾಲ ಏರ್ಪಡಿಸಿದ್ದು ಇಂದಿಗೂ ಜನಮಾನಸದಲ್ಲಿದೆ.

ಗಾನಯೋಗಿ ಪಂಚಾಕ್ಷರಿ ಗವಾಯಿಗಳವರ ಸಂಗೀತೋತ್ಸವವನ್ನು ವಿಜಯನಗರದ-ಲ್ಲಿ ಏರ್ಪಡಿಸಿ, ರಾಜ್ಯ, ರಾಷ್ಟ್ರಮಟ್ಟದ ಸಂಗೀತಗಾರರನ್ನು ಆಹ್ವಾನಿಸಲಾಗಿತ್ತು. ಅಲ್ಲದೆ, ಡಾ. ಪುಟ್ಟರಾಜ ಗವಾಯಿಗಳಿಗೆ ಗುರುವಂದನೆ ಸಮರ್ಪಿಸಲಾಯಿತು.

ಸುತ್ತೂರು ಶ್ರೀ ಕ್ಷೇತ್ರದ ಆದಿ ಜಗದ್ಗುರುಗಳಾದ ಶಿವರಾತ್ರೀಶ್ವರ ಭಗವತ್ಪಾದರ 1047ನೇ ಜಯಂತ್ಯುತ್ಸವ ಆಚರಿಸಿದ್ದು, ಶ್ರೀರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಹಂಪಿ ನಗರ ಕ್ರೀಡಾಂಗಣದಲ್ಲಿ ಗೋವು ಸಂರಕ್ಷಣಾ ಸಮಾವೇಶವನ್ನು ಸಂಘಟಿಸಿದ್ದು, ಜಗದ್ಗುರು ಶ್ರೀ ಪಂಚಾಚಾರ್ಯರ ಯುಗಮಾನೋತ್ಸವವನ್ನು ಬೆಂಗಳೂರಿನಲ್ಲಿ ಆಚರಿಸಿದ್ದು, ಬಾಳೆ ಹೊನ್ನೂರಿನ ಶ್ರೀರಂಭಾಪುರಿ ಪೀಠದ ಜಗದ್ಗುರು ಪ್ರಸನ್ನರೇಣುಕ ವೀರಸೋಮೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ಶರನ್ನವರಾತ್ರಿ ಉತ್ಸವ ಹಮ್ಮಿಕೊಂಡಿದ್ದು ಸೋಮಣ್ಣವರ ನೇತೃತ್ವದಲ್ಲಿ.

ಯಶಸ್ವಿ ಚುನಾವಣಾ ಉಸ್ತುವಾರಿ

ಚುನಾವಣೆಗಳಲ್ಲಿ ಪಕ್ಷದ ಹುರಿಯಾಳುಗಳನ್ನು ಗೆಲ್ಲಿಸಿಕೊಂಡು ಬರುವಲ್ಲಿ ಹೆಚ್ಚು ಯಶಸ್ಸು ಕಂಡವರು ವಿ. ಸೋಮಣ್ಣ. ಅವರು ಉಸ್ತುವಾರಿಯಾಗಿರುವ ಎಲ್ಲ ಚುನಾವಣೆಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳು ಜಯ ಸಾಧಿಸಿರುವುದು ಇದಕ್ಕೆ ಸಾಕ್ಷಿ.

ಅದು 2021ರಲ್ಲಿ ಬಸವಕಲ್ಯಾಣ ಉಪಚುನಾವಣೆಯೇ ಇರಬಹುದು, 2019ರ ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯೇ ಇರಬಹುದು. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಸೋಮಣ್ಣನವರು ಅನುಸರಿಸಿದ ತಂತ್ರ ಅನನ್ಯ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎದುರಾಳಿಯಾಗಿದ್ದರು ಎಂಬುದು ವಿಶೇಷ.

2019ರ ಚಿಂಚೋಳಿ ಉಪಚುನಾವಣೆ, 2016ರ ದೇವದುರ್ಗ ಉಪಚುನಾವಣೆಯ ವೇಳೆಯಲ್ಲಿಯೂ ಸೋಮಣ್ಣ ಉಸ್ತುವಾರಿಯಾಗಿದ್ದರು. 2016ರಲ್ಲಿ ಸಿದ್ದರಾಮಯ್ಯ ಮುಖ್ಯಮಂ-ತ್ರಿಯಾಗಿದ್ದಾಗ, 2019ರಲ್ಲಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೂ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬಂದಿದ್ದರು ಸೋಮಣ್ಣ.

ಕಡೂರು, ಕೊಪ್ಪಳ, ದೇವದುರ್ಗ, ಚನ್ನಪಟ್ಟಣ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಿದ್ದ ವೇಳೆ ಉಸ್ತುವಾರಿಯಾಗಿದ್ದವರು ಇದೇ ಸೋಮಣ್ಣ. ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಸತತ ಮೂರು ಅವಧಿಯಲ್ಲಿ ಬಿಜೆಪಿಯ ಅಭ್ಯರ್ಥಿಗಳು ಗೆಲುವು ಸಾಧಿಸುವಲ್ಲಿ ಸೋಮಣ್ಣನವರ ಪಾತ್ರ ಮಹತ್ತರ. ತಾವು ಉಸ್ತುವಾರಿಯಾಗಿದ್ದ 12ಕ್ಕೂ ಹೆಚ್ಚು ಚುನಾವಣೆಗಳಲ್ಲಿ ಅಭ್ಯರ್ಥಿಗಳಿಗೆ ವಿಜಯದ ಮಾಲೆ ತೊಡಿಸುವ ಮೂಲಕ, ಪಕ್ಷವನ್ನೂ ಬಲಗೊಳಿಸಿದ 'ಯಶಸ್ವಿ ಚುನಾವಣೆ ಉಸ್ತುವಾರಿ' ಸೋಮಣ್ಣನವರು.

ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿಯೂ, ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿಯಿಂದಲೇ ಹೆಚ್ಚು ಸದಸ್ಯರು ಆಯ್ಕೆಯಾಗುವಲ್ಲಿಯೂ, ಸೋಮಣ್ಣನವರು ಮಾಡಿದ ಅಭಿವೃದ್ಧಿ ಕಾರ್ಯಗಳ ಕೊಡುಗೆಗಳಿವೆ.



ಜನನಾಯಕ ಸೋಮಣ್ಣನವರಿಗೆ ಮಹಿಳೆಯರಿಂದ ಹಾರ್ದಿಕ ಆರತಿ...


‘ಬಿಎಸ್‌ವೈ ಬಿಜೆಪಿಗೆ ಶಕ್ತಿಯೂ ಹೌದು, ಸವಾಲು ಕೂಡ’

ಪ್ರಜಾವಾಣಿ ಸಂವಾದ

ಬೆಂಗಳೂರು: ರಾಜ್ಯ ಸರ್ಕಾರದ ನಾಯಕತ್ವ ಬದಲಾವಣೆ ಕುರಿತು ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾಯಿಸಿ, ಬೇರೊಬ್ಬರನ್ನು ಆ ಸ್ಥಾನಕ್ಕೇರಿಸಲು ದಿನವೂ ನಿಗದಿಯಾಗಿದೆ ಎಂಬ ಚರ್ಚೆಗಳು ಶುರುವಾಗಿವೆ. ಯಡಿಯೂರಪ್ಪ ಬದಲಾದರೆ ಮುಂದೇನು ಎಂಬುದರ ಕುರಿತು ‘ಪ್ರಜಾವಾಣಿ’ ಸೋಮವಾರ ಆಯೋಜಿಸಿದ್ದ ‘ಫೇಸ್‌ಬುಕ್ ಲೈವ್’ ಸಂವಾದದಲ್ಲಿ ಅತಿಥಿಗಳು ಹಂಚಿಕೊಂಡ ಅಭಿಪ್ರಾಯಗಳ ಸಂಕ್ಷಿಪ್ತ ರೂಪ ಇಲ್ಲಿದೆ.

ಪೂರ್ಣ ವಿಡಿಯೊಗಾಗಿ
https://www.facebook.com/prajavani.net/videos

ಮೂರು ದಿನದಲ್ಲೇ ನಿರ್ಧಾರ



ಯಡಿಯೂರಪ್ಪ ಸರ್ಕಾರ ಚೆನ್ನಾಗಿ ಇದ್ದಿದ್ದರೆ ಈ ಸ್ಥಿತಿ ಇರುತ್ತಿರಲಿಲ್ಲ. ಹಿಂದೆಯೂ ಇಂತಹ ಪರಿಸ್ಥಿತಿಗಳು ಹಲವು ಬಾರಿ ಎದುರಾಗಿದ್ದವು. ಎ.ಕೆ. ಸುಬ್ಬಯ್ಯ, ಬಿ.ಬಿ.ಶಿವಪ್ಪ ಅಂತಹ ಮೌಲ್ಯಯುತ ಹೋರಾಟಗಾರರು ಬಿಜೆಪಿಯಲ್ಲಿದ್ದರು.

ಎಲ್ಲರ ಹೋರಾಟದ ಫಲವಾಗಿ ಯಡಿಯೂರಪ್ಪ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಎರಡು ಬಾರಿಯೂ ಯಡಿಯೂರಪ್ಪ ಅವರು ಕೆಟ್ಟ ರೀತಿಯಲ್ಲಿ ನಿರ್ಗಮಿಸಬೇಕಾದ ಪರಿಸ್ಥಿತಿ ಎದುರಾಗಿರುವುದು ಬೇಸರದ ಸಂಗತಿ. ಸರ್ಕಾರ ಕೆಲವರಿಗಾಗಿ ನಡೆಯುತ್ತಿದೆ. ಆರು ಕೋಟಿ ಜನರಿಗಾಗಿ ಕೆಲಸ ಮಾಡುತ್ತಿಲ್ಲ.

ಎಂ.ವೀರಪ್ಪ ಮೊಯಿಲಿ, ಎಸ್.ಎಂ.ಕೃಷ್ಣ ಸಂಪುಟದಲ್ಲಿ ನಾನು ಸಚಿವನಾಗಿದ್ದವನು. ಆಡಳಿತ ವ್ಯವಸ್ಥೆಯಲ್ಲಿ ನನ್ನ ಹೆಜ್ಜೆ ಗುರುತುಗಳಿವೆ. ನಾನು ಸಚಿವನಾಗಿಲ್ಲ ಎಂಬ ಕಾರಣಕ್ಕಾಗಿ ವಿರೋಧ ಮಾಡುತ್ತಿಲ್ಲ.

ಈಗ ಎಲ್ಲರೂ ಯಡಿಯೂರಪ್ಪನವರಿಗೆ ಉಘೇ ಉಘೇ ಅನ್ನುತ್ತಿದ್ದಾರೆ. ಎರಡು ಮೂರು ದಿನ ಕಾದು ನೋಡಿ, ಏನಾಗಲಿದೆ ಎಂಬುದನ್ನು.

ಎಚ್.ವಿಶ್ವನಾಥ್, ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ

ನಾಯಕತ್ವ ಬದಲಾವಣೆಯ ಮಾತೇ ಇಲ್ಲ



ದೇಶದ ಯಾವ ರಾಜ್ಯ ಸರ್ಕಾರಕ್ಕಿಂತ ಕರ್ನಾಟಕದ ಸರ್ಕಾರ ಕಡಿಮೆ ಇದೆ. ಪಂಜಾಬ್, ರಾಜಸ್ಥಾನದಲ್ಲಿ ಕೋವಿಡ್ ಅವಧಿಯಲ್ಲಿ ಸರ್ಕಾರಿ ನೌಕರರ ವೇತನ ಕಡಿತ ಮಾಡಲಾಗಿದೆ. ಇಲ್ಲಿ ಮಾಡಿಲ್ಲ.

ನಾಯಕತ್ವ ಪಕ್ಷದ ಆಂತರಿಕ ವಿಷಯ. ಅದನ್ನು ಪಕ್ಷದ ರಾಷ್ಟ್ರೀಯ ನಾಯಕತ್ವ ನಿರ್ಧರಿಸುತ್ತದೆ. ಬಿಎಸ್‌ವೈ ಬದಲಾವಣೆ ಕುರಿತು ಯಾವುದೇ ನಿರ್ಧಾರ ಆಗಿಲ್ಲ. ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ಬಿಎಸ್‌ವೈ ನಂತರ ಯಾರು ಎಂಬ ಪ್ರಶ್ನೆ ಈಗ ಉದ್ಭವಿಸುವುದೇ ಇಲ್ಲ. ಅದು ಎರಡು ವರ್ಷಗಳ ನಂತರದ ಪ್ರಶ್ನೆ. ಈಗ ಸುಮ್ಮನೆ ಊಹಾಪೋಹ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಯಡಿಯೂರಪ್ಪನವರ ಸಂಬಂಧ ಹಳಸಿದೆ ಎಂಬುದು ಸುಳ್ಳು. ಕಾಂಗ್ರೆಸ್ ಪಕ್ಷಕ್ಕೆ ವಂಶ ಪಾರಂಪರ್ಯ ರಾಜಕಾರಣ ಮತ್ತು ಆಡಳಿತದ ಕುರಿತು ಮಾತನಾಡುವ ನೈತಿಕತೆ ಇಲ್ಲ.

ಎನ್. ರವಿಕುಮಾರ್, ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ

ಬದಲಾವಣೆ ನಿರ್ಧಾರಕ್ಕೆ ವರ್ಷ ಬೇಕಿತ್ತಾ?



ರಾಜಕಾರಣದ ಮುಂದಿನ ನಡೆಗಳು ವ್ಯಕ್ತಿಗತವಾಗಿ ನಿರ್ಧಾರ ಆಗುವುದಿಲ್ಲ. ಪರಿಸ್ಥಿತಿ ಮತ್ತು ಆ ಕಾಲದ ಬೆಳವಣಿಗೆಗಳೇ ನಿರ್ಧರಿಸುತ್ತವೆ. ಯಡಿಯೂರಪ್ಪ ಹೋರಾಟದ ಕಾಲದಲ್ಲಿ ಒಂದು ರೀತಿ ಇದ್ದರು. ಜನರ ಸಂಪೂರ್ಣ ಬೆಂಬಲ ಇಲ್ಲದೆ ಎರಡೂ ಬಾರಿ ಮುಖ್ಯಮಂತ್ರಿ ಆದವರು.

ಎರಡೂ ಕಡೆ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ ಸಿಗುತ್ತೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು. ಈಗ ನರಕ ಸೃಷ್ಟಿಸಿದ್ದಾರೆ. ಎಲ್ಲದಕ್ಕೂ ಕೋರ್ಟ್ ಮಧ್ಯಪ್ರವೇಶಿಸಬೇಕಾದ ಸ್ಥಿತಿ ಬಂದಿದೆ.

ಈ ಸರ್ಕಾರದ ವಿರುದ್ಧ ಎಷ್ಟೊಂದು ಆರೋಪಗಳಿವೆ. ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಒಂದು ವರ್ಷದ ಹಿಂದೆಯೇ ಸರ್ಕಾರದ ನಾಯಕತ್ವ ಬದಲಾಗಬೇಕಿತ್ತು. ಬಿಜೆಪಿ ವರಿಷ್ಠರು ಎಚ್ಚೆತ್ತುಕೊಳ್ಳಲು ಒಂದು ವರ್ಷ ಬೇಕಿತ್ತಾ? ಅದನ್ನು ಹೈಕಮಾಂಡ್ ಎನ್ನುತ್ತಾರಾ?

ವಿ.ಆರ್.ಸುದರ್ಶನ್,
ಕಾಂಗ್ರೆಸ್ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ

ಲಿಂಗಾಯತರೇ ತಲೆ ತಗ್ಗಿಸುವ ಸ್ಥಿತಿ ಇದೆ



ಯಡಿಯೂರಪ್ಪ ಏಕೆ ಬದಲಾಗಬೇಕು ಎಂಬುದನ್ನು ಮೋದಿ ಹಲವು ಬಾರಿ ಹೇಳಿದ್ದಾರೆ. ಕುಟುಂಬ ರಾಜಕಾರಣ, ವಂಶಪಾರಂಪರ್ಯ ಭ್ರಷ್ಟಾಚಾರ ಪ್ರಜಾಪ್ರಭುತ್ವವನ್ನು ಗೆದ್ದಲು ಹುಳುವಿನಂತೆ ತಿನ್ನುತ್ತಿದೆ ಎಂದು ಪ್ರಧಾನಿ ಪದೇ ಪದೇ ಹೇಳಿದ್ದಾರೆ. ಅದು ಯಡಿಯೂರಪ್ಪ ಅವರನ್ನುದ್ದೇಶಿಸಿ ಹೇಳುತ್ತಿರುವಂತಿದೆ.

ಭ್ರಷ್ಟಾಚಾರ, ಜಾತೀಯತೆ, ಸ್ವಜನ ಪಕ್ಷಪಾತ ಇಲ್ಲ ಎಂದು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್ ಕಾರ್ಯಕರ್ತರು ಹೇಳಲಿ. ಅವರಿಗೆ ಮುಖವೇ ಇಲ್ಲದ ಹಾಗಾಗಿದೆ. ವೀರಶೈವ– ಲಿಂಗಾಯತರು ಯಡಿಯೂರಪ್ಪ ಅವರ ಬೆಂಬಲಕ್ಕೆ ಇದ್ದರೆಂಬುದು ನಿಜ. ಅವರೂ ಈಗ ಸಾರ್ವಜನಿಕವಾಗಿ ಮುಜುಗರ ಎದುರಿಸಬೇಕಾದ ಸ್ಥಿತಿ ಇದೆ.

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹೇಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದೇ ಕಾರಣಕ್ಕಾಗಿ ಈ ಸರ್ಕಾರದ ಬಗ್ಗೆ ಕೇಂದ್ರ ಸರ್ಕಾರ ವಿಶ್ವಾಸ ಕಳೆದುಕೊಂಡಿದೆ. ಗುಣಾತ್ಮಕ ಬದಲಾವಣೆಗಾಗಿ ನಾಯಕತ್ವ ಬದಲಾಗಬೇಕು. ಯಾವ ಜಾತಿಯವರು ಉತ್ತರಾಧಿಕಾರಿ ಆಗಬೇಕು ಎಂಬುದು ಚರ್ಚೆಯ ವಸ್ತುವೇ ಆಗಬಾರದು.

ರವೀಂದ್ರ ರೇಷ್ಮೆ, ರಾಜಕೀಯ ವಿಶ್ಲೇಷಕ

ಕಟೀಲ್ ಆಡಿಯೊ: ಬಿಜೆಪಿಗೆ ಸಂಕ್ಷೋಭೆ

ಒಂದನೇ ಪುಟದಿಂದ

ಈ ಬೆಳವಣಿಗೆ ಬೆನ್ನಲ್ಲೇ, ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ಸೋಮವಾರ ದೆಹಲಿಗೆ ಹೋಗಬೇಕಿದ್ದ ನಳಿನ್ ಕುಮಾರ್ ಕಟೀಲ್ ತಮ್ಮ ಪ್ರಯಾಣ ರದ್ದುಪಡಿಸಿ ಮಂಗಳೂರಿನಲ್ಲೇ ಉಳಿದರು. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಈ ಬಗ್ಗೆ ನಳಿನ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದೂ ಮೂಲಗಳು ಹೇಳಿವೆ.

ಹಿಂದೆಲ್ಲ ಈ ರೀತಿಯ ರಾಜಕೀಯ ಚರ್ಚೆಗಳು ಮುನ್ನೆಲೆಗೆ ಬಂದಾಗ, ಯಡಿಯೂರಪ್ಪ ಆಪ್ತ ಬಣದ ಶಾಸಕರು ಅವರನ್ನು ಸಮರ್ಥಿಸಿಕೊಳ್ಳುವುದಿತ್ತು. ಆದರೆ, ಈ ಬಾರಿ ಆಪ್ತ ಬಣ ಕೂಡ ಮೌನಕ್ಕೆ ಶರಣಾಗಿದೆ.

ಶಾಮನೂರು–ಬಿಎಸ್‌ವೈ ಭೇಟಿ: ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆಯುತ್ತಿರುವ ಬೆನ್ನಲ್ಲೇ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ‘ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ಸ್ಥಾಪನೆ ನಿರ್ಧಾರ ಕೈಗೊಂಡಿರುವುದಕ್ಕೆ ಅಭಿನಂದಿಸಲು ಹೋಗಿದ್ದೆ’ ಎಂದೂ ಶಾಮನೂರು ಹೇಳಿದರು.

ಮಿಮಿಕ್ರಿ ಇರಬಹುದು:

ಯಡಿಯೂರಪ್ಪ ಅವರನ್ನು ಮುಟ್ಟಿದರೆ ಬಿಜೆಪಿಯ ಇತಿಹಾಸವೇ ಬದಲಾಗುತ್ತದೆ. ಅವರನ್ನು ತೆಗೆಯುವ ದುಸ್ಸಾಹಸಕ್ಕೆ ಕೈ ಹಾಕಬಾರದು. ವೀರಶೈವ ಮಹಾಸಭಾ ಸಂಪೂರ್ಣವಾಗಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲಲಿದೆ

ಶಾಮನೂರು ಶಿವಶಂಕರಪ್ಪ,
ಕಾಂಗ್ರೆಸ್ ಶಾಸಕ

‘ಇದರಲ್ಲಿ ರಾಜಕೀಯ ಪಿತೂರಿ ಅಡಗಿದೆ. ನಮ್ಮ ರಾಜ್ಯಾಧ್ಯಕ್ಷರು ಆ ರೀತಿ ಮಾತನಾಡುವವರಲ್ಲ. ತಮ್ಮ ಧ್ವನಿ ಅಲ್ಲ ಎಂದು ಕಟೀಲ್ ಹೇಳಿದ್ದಾರೆ. ಮುಖ್ಯಮಂತ್ರಿಯವರೂ ಸ್ಪಷ್ಟನೆ ನೀಡಿದ್ದಾರೆ. ಕಿಡಿಗೇಡಿಗಳು ಮಿಮಿಕ್ರಿ ಮಾಡಿರಬಹುದು. ಈ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸಿಎಂ ರೇಸ್‌ನಲ್ಲಿದ್ದೇನೆ–ಕತ್ತಿ:

‘ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿರುವೆ’ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಬೆಳಗಾವಿಯಲ್ಲಿ ಹೇಳಿದ್ದಾರೆ.

‘ಹಿರಿತನವಿದೆ. ಕಳಂಕರಹಿತನಾಗಿರುವೆ. ನಸೀಬು ಗಟ್ಟಿ ಇದ್ದರೆ ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಿದರೆ ಜವಾಬ್ದಾರಿ ನಿರ್ವಹಿಸುವೆ. ನಾನೂ ಆಸೆ ಇಟ್ಟುಕೊಂಡಿರುವೆ’ ಎಂದು ಸುದ್ದಿಗಾರರಿಗೆ ಹೇಳಿದರು.

ವಿಜಯೇಂದ್ರ ಕಡೆಯಿಂದ ಸೋರಿಕೆ:ಯತ್ನಾಳ

‘ಕಟೀಲ್ ಅವರು ಮಾತನಾಡಿರುವ ಆಡಿಯೊ ಸೋರಿಕೆ ಪ್ರಕರಣದ ತನಿಖೆ ಆಗಬೇಕು. ಮುಖ್ಯಮಂತ್ರಿ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿರುವವರು ಸಿಸಿಬಿಯಲ್ಲಿದ್ದಾರೆ. ಹೀಗಾಗಿ ಎಲ್ಲವೂ ಸೋರಿಕೆಯಾಗುತ್ತಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿಜಯಪುರದಲ್ಲಿ ಆರೋಪಿಸಿದ್ದಾರೆ.

’ಖಾಸಗಿಯಾಗಿ ಮಾತನಾಡಿದ್ದನ್ನ ರೆಕಾರ್ಡ್ ಮಾಡಿಕೊಳ್ಳುವುದು ಅಪರಾಧವಾಗುತ್ತದೆ. ವ್ಯಕ್ತಿಗತ ಗೋಪ್ಯತೆಗೆ ರಾಜ್ಯದಲ್ಲಿ ಅವಕಾಶವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಏನು ಬೇಕಾದದ್ದು ನಡೆಯುತ್ತಿದೆ. ಸಿಸಿಬಿಯವರು ಏನ್ ಮಾಡ್ತಿದ್ದಾರೆ? ರಾಜ್ಯ ಸರ್ಕಾರ ಡ್ರಗ್ಸ್ ಕೇಸ್, ಯುವರಾಜ್ ಸ್ವಾಮಿ ಪ್ರಕರಣದ ತನಿಖೆಯನ್ನು ಅರ್ಧಕ್ಕೆ ಬಿಟ್ಟದೆ. ಸಿಸಿಬಿಯಲ್ಲಿರೋ ಹಿರಿಯ ಅಧಿಕಾರಿಗಳು ಈ ಬಗ್ಗೆ ಕಣ್ಣು ತೆರೆದು ನೋಡಬೇಕು‘ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ: 8,986 ವಿದ್ಯಾರ್ಥಿಗಳು ಗೈರು

ಬೆಂಗಳೂರು: ಎಸ್ಸೆಸ್ಸೆಲ್ಸಿ ಕೋರ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ವಿಷಯಗಳ ಪರೀಕ್ಷೆಗೆ ನೋಂದಣಿಯಾಗಿದ್ದ ಒಟ್ಟು ವಿದ್ಯಾರ್ಥಿಗಳ ಪೈಕಿ ಸೋಮವಾರ ನಡೆದ ಪರೀಕ್ಷೆಗೆ 8,986 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆಗೆ ಒಟ್ಟು 8,76,508 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.

ಪರೀಕ್ಷೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ಸುರಕ್ಷಿತ ವಾತಾವರಣದಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆದಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ. ಭಾಷಾ ವಿಷಯಗಳ ಪರೀಕ್ಷೆ ಇದೇ 22ರಂದು ನಡೆಯಲಿದೆ’ ಎಂದರು.

‘ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿದ್ದಾರೆ. ಗಣಿತ ವಿಷಯಕ್ಕೆ 8,52,191 ಅಭ್ಯರ್ಥಿಗಳು ನೋಂದಾಯಿಸಿದ್ದು, 8,49,199 ಅಭ್ಯರ್ಥಿಗಳು (ಶೇ 99.64) ಹಾಜರಾದರು. ವಿಜ್ಞಾನ ವಿಷಯಕ್ಕೆ 8,43,976 ಅಭ್ಯರ್ಥಿಗಳ ಪೈಕಿ, 8,40,841 ಅಭ್ಯರ್ಥಿಗಳು, ಸಮಾಜ ವಿಜ್ಞಾನ ವಿಷಯಕ್ಕೆ 8,24,689 ಅಭ್ಯರ್ಥಿಗಳಲ್ಲಿ 8,21,823 (ಶೇ 99.65) ಮಂದಿ ಹಾಜರಾಗಿದ್ದಾರೆ’ ಎಂದು ವಿವರಿಸಿದರು.

‘ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 111 ಅಭ್ಯರ್ಥಿಗಳು ಪರೀಕ್ಷೆ ಬರೆದರೆ, 10,693 ವಲಸೆ ವಿದ್ಯಾರ್ಥಿಗಳು ತಮಗೆ ಸಮೀಪದ ಕೇಂದ್ರಗಳಲ್ಲಿ ಹಾಜರಾದರು. 2,870 ವಿದ್ಯಾರ್ಥಿಗಳು ವಸತಿನಿಲಯಗಳಲ್ಲಿದ್ದು ಪರೀಕ್ಷೆ ಬರೆದಿದ್ದಾರೆ. ಗಡಿ ಭಾಗದ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಿಗೆ ಕೇರಳ, ಮಹಾರಾಷ್ಟ್ರ, ಆಂಧ್ರ, ತಮಿಳುನಾಡು, ಆಂಧ್ರ ಪ್ರದೇಶ ರಾಜ್ಯಗಳಿಂದ 770 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ’ ಎಂದರು.

ಮಂಗಳೂರು ತಾಲ್ಲೂಕಿನ ತೊಕ್ಕೊಟ್ಟು ಖಾಸಗಿ ಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಆ ಪ್ರಯೋಗಾಲಯದ ಅಕ್ಕಪಕ್ಕದ ಮೂರು ಕೊಠಡಿಯ 36 ಅಭ್ಯರ್ಥಿಗಳನ್ನು ಅದೇ ಪರಿಸರದ ಮತ್ತೊಂದು ಶಿಕ್ಷಣ ಸಂಸ್ಥೆಯ ಕೊಠಡಿಗಳಿಗೆ ಸ್ಥಳಾಂತರಿಸಲಾಯಿತು. ಈ ಸ್ಥಳಾಂತರಕ್ಕೆ ತೆಗೆದುಕೊಂಡ ಸಮಯವನ್ನು ಹೆಚ್ಚುವರಿಯಾಗಿ ಅಭ್ಯರ್ಥಿಗಳಿಗೆ ನೀಡಲಾಯಿತು’ ಎಂದರು. ‘ಕೋಲಾರದ ಕುರುಬರ ಪೇಟೆಯ ನಿವಾಸಿ, ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ 55 ವರ್ಷ ವಯಸ್ಸಿನ ವ್ಯಕ್ತಿ ಪರೀಕ್ಷೆಗೆ ಹಾಜರಾಗಿದ್ದುದು ವಿಶೇಷವಾಗಿತ್ತು. ಕಳೆದ ವರ್ಷ ಪರೀಕ್ಷೆಗೆ ಹಾಜರಾಗಿ ಅನುತ್ತೀರ್ಣರಾಗಿದ್ದರಿಂದ ಈ ಬಾರಿ ಪುನರಾವರ್ತಿತ ಅಭ್ಯರ್ಥಿಯಾಗಿ ಪರೀಕ್ಷೆಗೆ ಹಾಜರಾಗಿದ್ದರು’ ಎಂದು ಸಚಿವರು ವಿವರಿಸಿದರು.

‘ಹಾವೇರಿ ಜಿಲ್ಲೆಯ ಚಿಕ್ಕೇರೂರು ಶಾಲೆಯ 30 ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಿದ್ದರೂ ಶಾಲೆಯ ಶಿಕ್ಷಕರೊಬ್ಬರು ಶುಲ್ಕವನ್ನು ಮಂಡಳಿಗೆ ಪಾವತಿಸದೇ ಆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಾಗಿಲ್ಲ. ಈ ವಿದ್ಯಾರ್ಥಿಗಳೂ ಸೇರಿದಂತೆ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಆಗಸ್ಟ್‌ನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು’ ಎಂದೂ ತಿಳಿಸಿದರು.

‘ಅಣಕು ಪರೀಕ್ಷೆ’ ಬರೆದು ಪ್ರತಿಭಟನೆ

ಎಸ್ಸೆಸ್ಸೆಲ್ಸಿ: ಕೋವಿಡ್ ಸೋಂಕಿತ 6 ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ

ಪ್ರಜಾವಾಣಿ ವಾರ್ತೆ

ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ‘ಪ್ರವೇಶ ಪತ್ರ’ ವಂಚಿತ 30 ವಿದ್ಯಾರ್ಥಿಗಳು, ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆಯಲ್ಲಿ ಕುಳಿತು ‘ಅಣಕು ಪರೀಕ್ಷೆ’ ಬರೆದು ಪ್ರತಿಭಟಿಸಿದರು.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕು ಚಿಕ್ಕೇರೂರಿನಲ್ಲಿ ‘ಮಹಾತ್ಮಗಾಂಧಿ ಪ್ರೌಢಶಾಲೆ’ಯ ಈ ವಿದ್ಯಾರ್ಥಿಗಳ ಜೊತೆಗೆ ಪೋಷಕರು ಇದ್ದು, ಪ್ರತಿಭಟನೆಗೆ ಎಸ್‌ಎಫ್‌ಐ ಸಂಘಟನೆ ಬೆಂಬಲ ಸೂಚಿಸಿತು.

‘30 ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷ ಹಾಳು ಮಾಡಿದ ಮುಖ್ಯಶಿಕ್ಷಕರ ವಿರುದ್ಧ ಕ್ರಮಜರುಗಿಸಬೇಕು. ಬಿಇಒ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನೆ ಬೆಂಬಲಿಸಿದ್ದ ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಆಗ್ರಹಿಸಿದರು.

ಉಳಿದಂತೆ ಸೋಮವಾರ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ಉತ್ತರಕನ್ನಡ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಸರಾಗವಾಗಿ ನಡೆಯಿತು.

ಧಾರವಾಡ ವಲಯದ 9 ಶೈಕ್ಷಣಿಕ ಜಿಲ್ಲೆಗಳಲ್ಲಿ 2.42 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಗೈರುಹಾಜರಿ ಪ್ರಮಾಣ ಪ್ರತಿವರ್ಷ ಶೇ 2ರಿಂದ 3ರಷ್ಟು ಇರುತ್ತಿತ್ತು. ಈ ಸಲ ಶೇ 1ಕ್ಕಿಂತ ಕಡಿಮೆ ಇದೆ.

ಗದಗ ಜಿಲ್ಲೆಯ ಮುಂಡರಗಿಯಲ್ಲಿ ಒಬ್ಬ, ಬೆಳಗಾವಿಯಲ್ಲಿ ಇಬ್ಬರು ಹಾಗೂ ಕಾರವಾರದಲ್ಲಿ ಮೂವರು ವಿದ್ಯಾರ್ಥಿಗಳಿಗೆ ಸೋಂಕು ಕಂಡುಬಂದಿತ್ತು. ಇವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

ವಿದ್ಯಾರ್ಥಿ ಪರಾರಿ: ವಿದ್ಯಾರ್ಥಿಯೊಬ್ಬ ಶಿರಸಿ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯದೆ ಪರಾರಿ ಆಗಿದ್ದಾನೆ. ಜೋಯಿಡಾ ತಾಲ್ಲೂಕಿನ ಭಗವತಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಯಿತು.



‘ಪ್ರವೇಶ ಪತ್ರ’ ಸಿಗದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ವಂಚಿತರಾದ ಹಾವೇರಿ ಜಿಲ್ಲೆಯ ಚಿಕ್ಕೇರೂರು ಗ್ರಾಮದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ರಸ್ತೆಯಲ್ಲಿ ಕುಳಿತು ಅಣಕು ಪರೀಕ್ಷೆ ಬರೆಯುವ ಮೂಲಕ ಪ್ರತಿಭಟಿಸಿದರು

ಕತ್ತಲಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪರೀಕ್ಷಾ ಕೇಂದ್ರದ ಕೊಠಡಿಯೊಂದರಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು ಕತ್ತಲಲ್ಲಿಯೇ ಪರೀಕ್ಷೆ ಬರೆದರು.

ಗೊಂದಲ ಮಾಡಿಕೊಂಡು ಬಾಗಲಕೋಟೆ ಜಿಲ್ಲೆಯ ಅಮೀನಗಡದ ಸಂಗಮೇಶ್ವರ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ ಹುಲಿಗಿನಾಳ ಗ್ರಾಮದ ವಿದ್ಯಾರ್ಥಿಯನ್ನು ಬಿಜೆಪಿ ಮುಖಂಡ ಬಾಬು ಛಬ್ಬಿ ತಮ್ಮ ಕಾರಿನಲ್ಲಿ 24 ಕಿ.ಮೀ ದೂರದ ನಿಗದಿತ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿ, ಪರೀಕ್ಷೆ ಬರೆಯಲು ಸಹಕರಿಸಿದರು.

ದೋಣಿಯಲ್ಲಿ ಬಂದು ಪರೀಕ್ಷೆ ಬರೆದರು (ಉಡುಪಿ ವರದಿ): ಬೈಂದೂರು ತಾಲ್ಲೂಕಿನ ಮರವಂತೆ ಸಮೀಪದ ಕುರು ದ್ವೀಪದಿಂದ ಇಬ್ಬರು ವಿದ್ಯಾರ್ಥಿನಿಯರು ದೋಣಿಯಲ್ಲಿ ಬಂದು ಪರೀಕ್ಷೆ ಬರೆದರು. ಭಾರಿ ಮಳೆಯಿಂದಾಗಿ ಕುರು ದ್ವೀಪ ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಕೊಂಡಿತ್ತು.

ದ್ವೀಪದಲ್ಲಿದ್ದ ಇಬ್ಬರು ವಿದ್ಯಾರ್ಥಿನಿಯರು ದೋಣಿಯಲ್ಲಿ ಮರವಂತೆ ತಲುಪಿ, ಅಲ್ಲಿಂದ ಕಾರಿನ ಮೂಲಕ ನಾವುಂದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಿದ್ದಾರೆ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ್ದು, ಸಮಸ್ಯೆಯಾಗಿಲ್ಲ ಎಂದು ಡಿಡಿಪಿಐ ಎನ್.ಎಚ್.ನಾಗೂರ ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಬೆಂಕಿ: ವಿದ್ಯಾರ್ಥಿಗಳ ಸ್ಥಳಾಂತರ

ಮಂಗಳೂರು: ಇಲ್ಲಿನ ಬಬ್ಬುಕಟ್ಟೆಯ ಹಿರಾ ಪದವಿಪೂರ್ವ ಕಾಲೇಜು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿತ್ತು. ಪರೀಕ್ಷಾರ್ಥಿಗಳನ್ನು ಕೂಡಲೇ ಬೇರೆಡೆ ಸ್ಥಳಾಂತರಿಸಲಾಯಿತು. ‘ಕೇಂದ್ರದ ಪ್ರಯೋಗಾಲಯದಲ್ಲಿ ಬೆಳಿಗ್ಗೆ 10.40ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಈ ಕೇಂದ್ರದಲ್ಲಿ 200 ವಿದ್ಯಾರ್ಥಿಗಳಿದ್ದರು. ಅವರನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗಿಲ್ಲ. ಪರೀಕ್ಷೆಗೂ ಅಡ್ಡಿಯಾಗಿಲ್ಲ’ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು. ‘ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು, ಬೇರೊಂದು ಕೊಠಡಿಯಲ್ಲಿ ಅರ್ಧಗಂಟೆ ಹೆಚ್ಚುವರಿ ಸಮಯ ನೀಡಲಾಗಿತ್ತು‘ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕುಮಾರ್ ತಿಳಿಸಿದರು.

ಗೈರು: ವಿದ್ಯಾರ್ಥಿನಿ ಮನವೊಲಿಸಿ ಪರೀಕ್ಷೆ ಬರೆಯಿಸಿದ ಬಿಇಒ

ಸಂತೇಬೆನ್ನೂರು: ಪರೀಕ್ಷೆ ಭೀತಿಯಿಂದ ಮನೆಯಲ್ಲಿಯೇ ಉಳಿದಿದ್ದ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮನವೊಲಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಿಸುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುನಾಥ್ ಯಶಸ್ವಿಯಾದರು.

ಪರೀಕ್ಷಾ ಕೇಂದ್ರದ ಪರಿಶೀಲನೆಗೆ ಬಿಇಒ ಭೇಟಿ ನೀಡಿದಾಗ ವಿದ್ಯಾರ್ಥಿನಿ ಗೈರು ಹಾಜರಿ ಬಗ್ಗೆ ತಿಳಿಯಿತು. ತಕ್ಷಣವೇ ಶಿಕ್ಷಕ ಸೈಯದ್ ಫೈಜುಲ್ಲಾ ಅವರ ನೆರವಿನೊಂದಿಗೆ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಪರೀಕ್ಷಾ ಭಯ ಹೋಗಲಾಡಿಸಿದರು. ತಮ್ಮ ವಾಹನದಲ್ಲಿಯೇ ಪರೀಕ್ಷಾ ಕೇಂದ್ರಕ್ಕೆ ಕರೆತಂದರು.

ಶಾಸಕರಿಗೆ ಇದೇ 25 ರಂದು ಭೋಜನ ಕೂಟ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಕಾರಣ ಇದೇ 25 ರಂದು ಶಾಸಕರಿಗೆ ಔತಣ ಕೂಟ ಏರ್ಪಡಿಸಿದ್ದಾರೆ.

ಈ ಮೊದಲು ಜುಲೈ 26ಕ್ಕೆ ಎಂದು ನಿಗದಿ ಮಾಡಲಾಗಿತ್ತು. ಆರಂಭದಲ್ಲಿ ಶಾಸಕಾಂಗ ಪಕ್ಷದ ಸಭೆ ಎಂದು ಹೇಳಲಾಗಿತ್ತು. ಆದರೆ, ಅದು ಶಾಸಕಾಂಗ ಪಕ್ಷದ ಸಭೆಯಲ್ಲ, ಶಾಸಕರಿಗೆ ಭೋಜನ ಕೂಟ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟಪಡಿಸಿದೆ.

ಅಲ್ಲದೆ, ಮುಖ್ಯಮಂತ್ರಿಯವರು ತಮ್ಮ ಕಚೇರಿ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೂ ಅದೇ ದಿನ ಚಹಾ ಕೂಟ ಅಥವಾ ಭೋಜನ ಕೂಟ ಏರ್ಪಡಿಸಲು ಉದ್ದೇಶಿಸಿದ್ದಾರೆ ಎಂದು ಮೂಲಗಳು ಹೇಳಿವೆ.



ಮುಖ್ಯಮಂತ್ರಿಯವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಅವರೊಂದಿಗೆ ಉಪಾಹಾರ ಸೇವಿಸಿದರು.

ಬಿಎಸ್‌ವೈ ಬೆಂಬಲಕ್ಕೆ ಕಾಂಗ್ರೆಸ್‌ನ ಲಿಂಗಾಯತ ನಾಯಕರು

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡಿದರೆ ಬಿಜೆಪಿ ವೀರಶೈವ–ಲಿಂಗಾಯತರ ಅವಕೃಪೆಗೆ ಒಳಗಾಗಬೇಕಾಗುತ್ತದೆ’ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೂ ಲಿಂಗಾಯತ ಸಮುದಾಯದ ಪ್ರಮುಖರೂ ಆಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಂ.ಬಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳ ಜತೆ ಸೋಮವಾರ ಸಂಜೆ ಯಡಿಯೂರಪ್ಪ ಅವರನ್ನು ಭೇಟಿಮಾಡಿದ ಶಾಮನೂರು, ಕೆಲಕಾಲ ಮಾತುಕತೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಹಿಂದೆ ನಮ್ಮ ಸಮುದಾಯಕ್ಕೆ ಸೇರಿದ ಎಸ್. ನಿಜಲಿಂಗಪ್ಪ, ವೀರೇಂದ್ರ ಪಾಟೀಲ, ಎಸ್.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ಬಳಿಕ ರಾಜಕೀಯವಾಗಿ ಏನಾಯಿತು ಎಂಬುದನ್ನು ಬಿಜೆಪಿ ನಾಯಕರು ನೆನಪಿಸಿಕೊಳ್ಳಬೇಕು’ ಎಂದರು.

30 ವರ್ಷಗಳಿಗೂ ಹೆಚ್ಚು ಕಾಲ ಬಿಜೆಪಿಗಾಗಿ ದುಡಿದವರು ಯಡಿಯೂರಪ್ಪ. ಅವರ ಹಿಂದೆ ಜನರಿದ್ದಾರೆ. ಈಗ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿದರೆ ಬಿಜೆಪಿಗೆ ಅನುಕೂಲವಾಗುವುದಿಲ್ಲ. ಅದರಿಂದ ಬೇರೆಯವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

‘ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಈ ಕುರಿತು ವದಂತಿಗಳು ಹರಿದಾಡುತ್ತಿವೆ. ಸಮುದಾಯದ ಬೇರೆ ಯಾರಿಗೇ ಮುಖ್ಯಮಂತ್ರಿ ಸ್ಥಾನ ನೀಡಿದರೂ ಯಡಿಯೂರಪ್ಪ ಇದ್ದಂತೆ ಆಗುವುದಿಲ್ಲ. ಯಡಿಯೂರಪ್ಪ ಅವರ ಹಿಂದೆ ಮಾತ್ರ ಸಮುದಾಯದ ಬೆಂಬಲ ಇದೆ’ ಎಂದರು.

ಎಂ.ಬಿ. ಪಾಟೀಲ ಬೆಂಬಲ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬಾರದು ಎಂದು ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ ಕೂಡ ಒತ್ತಾಯಿಸಿದ್ದಾರೆ. ಸೋಮವಾರ ಬೆಳಿಗ್ಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಪಾಟೀಲ, ಬಳಿಕ ಈ ಕುರಿತು ಟ್ವೀಟ್ ಮಾಡಿದ್ದಾರೆ.

‘ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ಪಾತ್ರರಾಗುತ್ತಾರೆ. ಯಡಿಯೂರಪ್ಪ ಅವರ ವಯಸ್ಸು, ಕೊಡುಗೆಯನ್ನು ಪರಿಗಣಿಸಿ ಅವರನ್ನು ಘನತೆ ಹಾಗೂ ಮರ್ಯಾದೆಯಿಂದ ನಡೆಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಗ್ಗಿದ ಮಳೆಯ ಅಬ್ಬರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ.

ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್‌ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 ಸೆಂ.ಮೀ. ಮಳೆಯಾಗಿದೆ.

ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಸಮೀಪದ ದೇವರಬೆಳೆಕೆರೆ ಪಿಕಪ್ ಜಲಾಶಯ ಸೋಮವಾರ ಭರ್ತಿಯಾಗಿದ್ದು, ಜಲಧಾರೆಯ ಸುಂದರ ದೃಶ್ಯ ಜನಮನ ಸೆಳೆಯುತ್ತಿದೆ.

ಬಸವಾಪಟ್ಟಣ ಸಮೀಪದ ಚಿರಡೋಣಿ ಹತ್ತಿರ ಇರುವ ಸೂಳೆಕೆರೆ ಹಳ್ಳ ತುಂಬಿ ಹರಿಯುತ್ತಿದ್ದು, ಚಿರಡೋಣಿಯಿಂ ತ್ಯಾವಣಿಗೆಗೆ ಹೋಗುವ ರಸ್ತೆ ಸಂಚಾರ ಬಂದ್ ಆಗಿದೆ. ಹಳ್ಳವನ್ನು ದಾಟಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ.

ಕರಾವಳಿಯಲ್ಲಿ ಮಳೆ ಸ್ವಲ್ಪ ತಗ್ಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಸಾಧಾರಣ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ 3.4 ಸೆಂ.ಮೀ. ಮಳೆ ದಾಖಲಾಗಿದೆ. ಮೂರು ಮನೆಗಳು ಪೂರ್ಣ ಹಾಗೂ 13 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಸಮೀಪದ ಹೊನ್ನಾಳ ಬಳಿ ಮರವೊಂದು ರಸ್ತೆಗೆ ಬಿದ್ದಿತ್ತು. ಶಂಕರಪುರದಲ್ಲಿ ಮನೆಗೆ ಹಾನಿಯಾಗಿದೆ. ನಗರಮತ್ತುಗಿರಿಶ್ರೇಣಿಭಾಗದಲ್ಲಿಉತ್ತಮ ಮಳೆಯಾಗಿದ್ದು, ಹಳ್ಳಕೊಳ್ಳಗಳು ಮೈದುಂಬಿಕೊಂಡಿವೆ.

ಉಡುಪಿ ಹಾಗೂ ಕಾಪು ತಾಲ್ಲೂಕಿನಲ್ಲಿ ಜಲಾವೃತಗೊಂಡಿದ್ದ ಜನವಸತಿ ಪ್ರದೇಶಗಳಲ್ಲಿ ಸ್ವಲ್ಪ ನೆರೆ ತಗ್ಗಿದೆ. ಮಳೆಗೆ ಜಿಲ್ಲೆಯಲ್ಲಿ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಭತ್ತದ ಗದ್ದೆಗೆ ನೀರು ನುಗ್ಗಿ ನಷ್ಟ ಸಂಭವಿಸಿದೆ.

ಕೊಡಗು ಜಿಲ್ಲೆಯ ಮಡಿಕೇರಿ, ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಕರಿಕೆ ಭಾಗದಲ್ಲಿ ಉತ್ತಮ ಮಳೆಯಾಗಿದೆ.



ಮಲೇಬೆನ್ನೂರು ಸಮೀಪದ ದೇವರಬೆಳೆಕೆರೆ ಪಿಕಪ್ ಜಲಾಶಯ ಸೋಮವಾರ ಭರ್ತಿಯಾಗಿದ್ದು, ಜಲಧಾರೆ ಉಕ್ಕಿ ಹರಿಯುತ್ತಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು; ರಸ್ತೆ ಸಂಪರ್ಕ ಕಡಿತ

ಕಲಬುರ್ಗಿ: ಬೀದರ್ ಜಿಲ್ಲೆಯ ಚಿಟಗುಪ್ಪ, ಬೀದರ್ ಹಾಗೂ ಹುಲಸೂರು ತಾಲ್ಲೂಕುಗಳಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಮಳೆಯಾಗಿದೆ.

ಚಿಟಗುಪ್ಪ ತಾಲ್ಲೂಕಿನ ಬಾದ್ಲಾಪುರ ಗ್ರಾಮದಿಂದ ಮದರಗಿ ಗ್ರಾಮಕ್ಕೆ ಹೋಗುವ ಒಳ ರಸ್ತೆಯ ತಳಮಟ್ಟದ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಕೊಂಡಿದೆ.

ಹುಲಸೂರ ತಾಲ್ಲೂಕಿನ ಕಾಮಶೆಟ್ಟಿ ಕೆರೆಯ ಒಡ್ಡು ಒಡೆದು ಹೊಲಗಳಿಗೆ ನೀರು ನುಗ್ಗಿದೆ. ಕೊಟಮಾಳ ಸಮೀಪ ಹಳ್ಳ ಉಕ್ಕಿ ಹರಿದು ರೈತರ ಹೊಲಗಳಿಗೆ ನೀರು ನುಗ್ಗಿದ್ದು, ಬೆಳೆಗಳು ನೀರು ಪಾಲಾಗಿವೆ.
ಬೀದರ್ ತಾಲ್ಲೂಕಿನ ಗಾದಗಿಯಲ್ಲಿ ಹಳ್ಳ ಉಕ್ಕಿ ಹರಿದು ಹೊಲಗಳಲ್ಲಿ ಅಪಾರ ಪ್ರಮಾಣದ ನೀರು ನಿಂತಿದೆ. ಬೀದರ್ ತಾಲ್ಲೂಕಿನ ಗಾದಗಿಯಲ್ಲಿ 78 ಮಿ.ಮೀ. ಹಾಗೂ ಚಿಟಗುಪ್ಪದಲ್ಲಿ 67.5 ಮಿ.ಮೀ. ಮಳೆ ದಾಖಲಾಗಿದೆ.

ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ಸಮೀಪದ ಬಳವಡ್ಗಿ ಮತ್ತು ಸೂಗೂರು (ಎನ್) ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ.

ಯಾದಗಿರಿ ಜಿಲ್ಲೆಯ ಮಲ್ಕಪ್ಪನಹಳ್ಳಿ ಮತ್ತು ಚಿತ್ತಾಪುರ ತಾಲ್ಲೂಕಿನ ಶಾಂಪುರಹಳ್ಳಿ, ರಾಂಪುರಹಳ್ಳಿ ನಡುವಿನ ರಸ್ತೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ತಾಲ್ಲೂಕಿನ ಕೌಳೂರು ಗ್ರಾಮದಲ್ಲಿ ನಾಲ್ಕು ಮನೆಗಳು ಕುಸಿದಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ. ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಭೀಮಾ ಸೇತುವೆ ಬಳಿ ಇರುವ ಕಂಗೇಳೇಶ್ವರ ದೇವಸ್ಥಾನ ಮುಳುಗಡೆಯಾಗಿದೆ.

ಖಾನಾಪುರ, ಶಿರಸಿಯಲ್ಲಿ ಮಳೆ ಅಬ್ಬರ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಖಾನಾಪುರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸುತ್ತಮುತ್ತ ಸೋಮವಾರವೂ ಅಬ್ಬರದ ಮಳೆ ಮುಂದುವರಿದಿದೆ.
ಇನ್ನುಳಿದ ಭಾಗಗಳಲ್ಲಿ ಮಳೆ ಇಳಿಮುಖವಾಗಿದೆ.

ಖಾನಾಪುರ ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಇಡೀ ದಿನ ಮೋಡಕವಿದ ವಾತಾವರಣ ಮುಂದುವರೆದಿದೆ. ಮಲಪ್ರಭಾ ನದಿಯ ಉಗಮಸ್ಥಳವಾಗಿರುವ ಕಣಕುಂಬಿ ಅರಣ್ಯದಲ್ಲಿ ಮಳೆ ಚುರುಕು ಪಡೆದಿದೆ.

ಕಣಕುಂಬಿ, ಜಾಂಬೋಟಿ, ಅಮಗಾಂವ ಮತ್ತು ಪಾರವಾಡ ಭಾಗದಲ್ಲಿ ಉತ್ತಮ ವರ್ಷಧಾರೆಯಾಗಿದೆ.

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಸುತ್ತಮುತ್ತ ಉತ್ತಮ ಮಳೆ ಸುರಿದಿದ್ದರಿಂದ ಭತ್ತದ ಗದ್ದೆಗಳು ಜಲಾವೃತವಾಗಿವೆ.

ಮೇಘ ಸ್ಫೋಟ: ಮೂವರ ಸಾವು

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಮೇಘ ಸ್ಫೋಟದಿಂದಾಗಿ ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಪುತ್ರಿಯರು ಸಾವಿಗೀಡಾಗಿದ್ದಾರೆ.

ಭಾನುವಾರ ರಾತ್ರಿ ಮಾಂಡವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ನೆರೆಯ ಕಂಕಾರಿ ಗ್ರಾಮದಲ್ಲೂ ಮೇಘ ಸ್ಫೋಟದಿಂದಾಗಿ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ನಡೆಸಲಾಗುತ್ತಿದೆ.

ಜಲಾಶಯದ ನೀರಿನ ಮಟ್ಟ (ಸಮುದ್ರ ಮಟ್ಟದಿಂದ)

ಜಲಾಶಯ	ಗರಿಷ್ಠ ಮಟ್ಟ (ಅಡಿಗಳಲ್ಲಿ)	ಇಂದಿನ ಮಟ್ಟ	ಒಳಹರಿವು	ಹೊರಹರಿವು
			(ಕ್ಯುಸೆಕ್‌ಗಳಲ್ಲಿ)	
ಕೆ ಆರ್ ಎಸ್*	124.80	98.90	14,450	2,154
ಹಾರಂಗಿ	2,859	2,855.31	8,350	9,650
ಕಬಿನಿ	2284.00	2,279.82	9,000	8,000
ಹೇಮಾವತಿ	2,922	2,905.10	10,052	250
ಲಿಂಗನಮಕ್ಕಿ	1,819	1,793.15	51,491	3039
ಸೂಪಾ (ಮೀ)	564	541.75	14,206	1,969
ಮಾಣಿ	594	577.06	5,455	235
ತುಂಗಭದ್ರಾ	1,633	1,616.99	44,199	877
ಮಲಪ್ರಭಾ	2079.5	2,065.70	3,458	194
ಘಟಪ್ರಭಾ	2175	2,146.16	9,284	136
ಭದ್ರಾ	186	164.7	18,789	791
ಆಲಮಟ್ಟಿ (ಮೀ)	519.6	517.69	41,062	52,301
ನಾರಾಯಣಪುರ (ಮೀ)	492.25	491.32	45,000	62,580

* ನೆಲಮಟ್ಟದಿಂದ

ಮುಂಬೈನಲ್ಲಿ ಮತ್ತೆ ಮಳೆ

ಮುಂಬೈ, ಠಾಣೆ, ಪಾಲ್ಘರ್ (ಪಿಟಿಐ): ಮಹಾರಾಷ್ಟ್ರದ ಠಾಣೆ ಮತ್ತು ಪಾಲ್ಘರ್ ಜಿಲ್ಲೆಗಳಲ್ಲಿ ಹಾಗೂ ಮುಂಬೈ ಮಹಾನಗರದಲ್ಲಿ ಸೋಮವಾರವೂ ಮತ್ತೆ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಹಾರಾಷ್ಟ್ರದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸಾವಿಗೀಡಾದವರ ಸಂಖ್ಯೆ 42ಕ್ಕೆ ಏರಿದೆ.



ಆಹಾರ ನಿದ್ರೆ ವ್ಯಾಯಾಮ...

ಡಾ. ವಿಜಯಲಕ್ಷ್ಮಿ ಪಿ.

‘ಅಮ್ಮಾ ಜಿಮ್‌ಗೆ ಹೋಗಿ ಬರ್ತೀನಮ್ಮಾ’ ಅಂತಾ ಮಗ ಹೊರಟ. ಅಮ್ಮಾ ‘ತಿಂಡಿ ತಿಂದುಕೊಂಡು ಹೋಗಬಾರದೇ’ ಅಂತಾ ಗೊಣಗುಟ್ಟುತ್ತಾ ಇದ್ಲು. ‘ಅಲ್ಲೇ ಹೋಗಿ ಪ್ರೋಟಿನ್ ಡ್ರಿಂಕ್ ಕುಡೀತೀನಮ್ಮಾ’ ಅಂದ ಮಗ. ಅಷ್ಟರಲ್ಲಿ ಮಗಳು ಬಂದು, ‘ನಾನು 11ರಿಂದ 12 ಗಂಟೆ ಬ್ಯಾಚ್ ಯೋಗಕ್ಲಾಸ್ಗೆ ಸೇರಿದ್ದೀನಮ್ಮಾ; ಅದಕ್ಕೆ ನಾನು 10 ಗಂಟೆ ಒಳಗೇ ತಿಂಡಿ ತಿನ್ನೋಣಾಂತ ಬಂದೆ’ ಎಂದಳು. ಇದನ್ನೆಲ್ಲಾ ಕೇಳುತ್ತಿದ್ದ ಅಜ್ಜ ‘ಈ ಮಕ್ಕಳು ಏನು ಮಾಡ್ತಾ ಇದ್ದಾರೆ, ಆಹಾರ, ವ್ಯಾಯಾ ಮಕ್ಕೆ ಸಂಬಂಧವೇ ಇಲ್ಲವೇನೋ ಅನ್ನೋ ಹಾಗೆ ವರ್ತಿಸ್ತಾ ಇದ್ದಾರಲ್ಲಾ’ ಅಂತಾ ಯೋಚಿಸ್ತಾ ಇದ್ದ.

ಅಜ್ಜನ ಮುಖ ನೋಡಿ ಆತನ ಸೊಸೆ ಕೇಳಿದ್ಲು: ‘ಯಾಕೆ ಮಾವ ಏನಾಯ್ತು? ಏನೋ ಯೋಚ್ನೆ ಮಾಡ್ತಾ ಕೂತ್ಕೊಂಡ್ರಿ’. ಅದಕ್ಕೆ ಅಜ್ಜ ‘ನೋಡಮ್ಮಾ ಈ ಮಕ್ಕಳು ಆಹಾರಕ್ಕೂ ವ್ಯಾಯಾಮಕ್ಕೂ ಸಂಬಂಧನೇ ಇಲ್ದೇ ಇರೋ ಹಾಗೆ ವರ್ತಿಸ್ತಾ ಇದ್ದಾರೆ; ಹಿಂದೆ ತಿಂದ ಆಹಾರ ಜೀರ್ಣವಾಗೋಕ್ಕೂ ಮೊದಲೇ ವ್ಯಾಯಾಮ ಮಾಡೋದು ಆರೋಗ್ಯಕ್ಕೆ ಹಾನಿಕರನಮ್ಮಾ, ನಿನ್ನ ಮಕ್ಕಳಿಗೆ ನೀನಾದ್ರೂ ಹೇಳು’ ಅಂತ ಬೇಸರದಿಂಲೇ ಹೇಳಿದರು.

ಅವರ ಗುರುಗಳು ಅವರಿಗೆ ವ್ಯಾಯಾಮದ ಬಗ್ಗೆ ತಿಳಿಸುವಾಗ ಹೇಳುತ್ತಿದ್ದ ಮಾತುಗಳ ನೆನಪಿನ ಅಂಗಳಕ್ಕೆ ಜಾರಿದ್ರು, ಅಜ್ಜ.

ವ್ಯಾಯಾಮ ಮಾಡೋದ್ರಿಂದ, ಶರೀರಕ್ಕೆ ಬಲ ಬರತ್ತೆ, ಮಾಂಸಖಂಡಗಳು ದೃಢ ಆಗತ್ತೆ, ಶರೀರದ ಕಾಂತಿ ಹೆಚ್ಚತ್ತೆ, ಚರ್ಮ ಸುಕ್ಕುಗಟ್ಟೋದಿಲ್ಲ, ಮೈ ಹಗುರವಾಗಿರತ್ತೆ, ಆಲಸ್ಯ ಇರೋದೇ ಇಲ್ಲ, ಯಾವಾಗಲೂ ಲವಲವಿಕೆ ಇರ್ತ್ತದೆ, ಶರೀರ ಅಂತರಂಗ ಮತ್ತು ಬಹಿರಂಗಗಳಲ್ಲೂ ಶುದ್ಧವಾಗಿರತ್ತೆ. ಸುಸ್ತು, ಆಯಾಸ, ವಿಪರೀತ ಬಾಯಾರಿಕೆ ಮುಂತಾದವುಗಳಿಲ್ಲದೆ ಉಷ್ಣವೂ ಅಲ್ಲದ, ಶೀತವೂ ಅಲ್ಲದ ಸಮಪ್ರಕೃತಿಯ ಶರೀರವನ್ನು ಹೊಂದಬಹುದು. ಮೇಷ್ಟ್ರ ಇನ್ನೊಂದು ಮಾತು ಅಂದ್ರೆ, ಸರಿಯಾಗಿ ವ್ಯಾಯಾಮ ಮಾಡಿದವನು ಇಳಿವಯಸ್ಸಿನಲ್ಲೂ ಯುವಕರನ್ನು ನಾಚಿಸುವ ಸೌಂದರ್ಯವನ್ನು ಹೊಂದಿರುತ್ತಾನೆ ಅಂತ.

ಗರಡಿಮನೆಗೆ ಹೋಗಿ ವ್ಯಾಯಾಮ ಮಾಡಿ ಅಲ್ಲಿದ್ದ ಮಣ್ಣು ಅಂದ್ರೆ ಅಳಲೇಕಾಯಿ, ತುಳಸಿ ಮುಂತಾದ ಸುಗಂಧದ್ರವ್ಯಗಳಿಂದ ತಯಾರಿಸಿದ ಮಣ್ಣನ್ನು ಮೈಗೆಲ್ಲಾ ಉಜ್ಜಿಸಿಕೊಂಡು, ಮೈಕೈ ಎಲ್ಲಾ ತುಳಿಸಿಕೊಂಡು ಬಂದ್ರೆ ಆಗ್ತಾ ಇದ್ದ ಆನಂದಾನೇ ಆನಂದ! ಅದಕ್ಕೆ ಅಪ್ಪ ಹೇಳುತ್ತಿದ್ದ ವೈದ್ಯಕೀಯ ಗುಣಗಳು. ವ್ಯಾಯಾಮ ಮಾಡೋವ್ರು ನಿತ್ಯ ಎಣ್ಣೆ ಹಚ್ಚಿ ಅಳಲೇಕಾಯಿ, ಅರಳಿ, ಅಲ, ಬಸರಿ ಮುಂತಾದ ಮರದ ತೊಗಟೆಗಳನ್ನು ನುಣ್ಣಗೆ ಪುಡಿ ಮಾಡಿಕೊಂಡು ಅದನ್ನು ಮೈಕೈಗೆ ತಿಕ್ಕಿ ಸ್ನಾನ ಮಾಡೋದ್ರಿಂದ ಬೆವರಿನಿಂದ ಬರುವಂತಹ ಅನೇಕ ಚರ್ಮರೋಗಗಳು ಬಾರದಂತೆ ತಡೆಗಟ್ಟಿ, ಚರ್ಮ ಥಳಥಳಾಂತ ಹೊಳೆಯುವಹಾಗೆ ಮಾಡತ್ತೇಂತ. ಅಲ್ಲದೆ ಪಾದಾಘಾತ ಮಾಡಿಸ್ಕೊಂಡೋನಿಗೆ ಯಾವ ರೋಗಾನೂ ಹತ್ತಿರ ಸುಳಿಯಲ್ಲಾಂತ. ಕಲ್ಲು ತಿಂದು ಕಲ್ಲು ಅರಗಿಸ್ಕೊಳ್ಳೋ ಶಕ್ತಿ ಬರತ್ತೇಂತ. ಆದರೆ ಯಾರು ದಿನಾ ವ್ಯಾಯಾಮ ಮಾಡ್ತಾರೋ ಅವರ ಆಹಾರದಲ್ಲಿ ತುಪ್ಪ, ಜಿಡ್ಡು, ಮಾಂಸ ಹಿತವಾಗಿ ಇರಬೇಕು, ಇಲ್ಲದಿದ್ದರೆ ನರಗಳಿಗೆ ಬಲ ಕಡಿಮೆ ಆಗಿ ನರರೋಗಗಳು ಬರತ್ತೆ. ವಿಪರೀತ ಹಸಿವೆ ಇದ್ದಾಗ, ಉಪವಾಸವಿದ್ದವನು ವ್ಯಾಯಾಮ ಮಾಡಿದ್ರೆ ಕ್ಷಯರೋಗ ಬರತ್ತೇಂತ. ಹಾಗೇಂತ ಹೊಟ್ಟೆ ತುಂಬಾ ಊಟ ಮಾಡಿ ಅದು ಜೀರ್ಣ ಆಗೋ ಮೊದಲೇ ವ್ಯಾಯಾಮ ಮಾಡಿದ್ರೆ ದೇಹದಲ್ಲಿ ಅದರಲ್ಲೂ ಹೊಟ್ಟೆಯಲ್ಲಿ ಗಡ್ಡೆಗಳು ಬೆಳೀಬಹುದು; ಅದನ್ನ ಗುಣ ಮಾಡೋದು ಕಷ್ಟ ಅಂತ.

ಅಷ್ಟೇ ಅಲ್ಲ, ಕೆಲವೊಮ್ಮೆ ಊಟ ಮಾಡಿದ ಆಹಾರ ಸರಿಯಾಗಿ ಜೀರ್ಣ ಆಗದೆ ಇರಬಹುದು ಅಥವಾ ಮೈಕೈ ತಿರುಗ್ಸೋದ್ರಿಂದ ಹೊಟ್ಟೆ ಅದುಮಿದ ಹಾಗೆ ಆಗಿ ವಾಂತಿ ಕೂಡ ಆಗಬಹುದು, ಕರಳು ಸುತ್ತಿ ಹಾಕಿಕೊಳ್ಳಬಹುದೂ ಅಂತಾನೂ ಹೇಳ್ತಾ ಇದ್ರು. ಅಲ್ಲದೆ ನರಕ್ಕೆ ಪೆಟ್ಟಾದ್ರೆ ತಲೆಸುತ್ತು, ಸುಸ್ತು, ಆಹಾರ ಹೊಟ್ಟೆಯಲ್ಲಿರಬೇಕಾರದೆ ಎದೆಯ ವ್ಯಾಯಾ ಮ ಮಾಡಿದಾಗ ವಪೆ ಒತ್ತಿದಂತಾಗಿ ಪುಪ್ಪುಸಕ್ಕೆ ಏಟು ಬಿದ್ದು ಗುಣ ಮಾಡಕ್ಕೆ ಕಷ್ಟ ಆಗೋ ತರಹದ ಕೆಮ್ಮು, ದಮ್ಮು, ರಕ್ತವಾಂತಿ ಆಗೋದು – ಇಂಥವೆಲ್ಲಾ ಆಗಬಹುದು. ಬೇಸಿಗೆಕಾಲದಲ್ಲಿ ಮಳೆಗಾಲದಲ್ಲಿ ಮಿತವಾಗಿ ವ್ಯಾಯಾಮ ಮಾಡಬೇಕೇ ವಿನಾ ಎಲ್ಲಾ ಕಾಲದಲ್ಲೂ ಒಂದೇ ತರಹ ವ್ಯಾಯಾಮ ಮಾಡಿದರೆ ಶರೀರದ ಧಾತುಗಳು ಬಲ ಕಳೆದುಕೊಳ್ಳುತ್ತವೆ. ಹಾಗೇಂತ ಬಿಟ್ಟು ಬಿಟ್ಟು ವ್ಯಾಯಾಮ ಮಾಡಬಾರದು ಮತ್ತು ಶರೀರದ ಶಕ್ತಿಮೀರಿ ವ್ಯಾಯಾಮ ಮಾಡೋದು ಅಪಾಯಕ್ಕೆ ದಾರಿ ಮಾಡಿಕೊಟ್ಟಂತೆ. ವ್ಯಾಯಾಮ ಮಾಡೋವ್ರು ರಾತ್ರಿ ಹಿತವಾಗಿ, ಮಿತವಾಗಿ ಆಹಾರ ಸೇವನೆ ಮಾಡಿ ಸುಖವಾದ ನಿದ್ರೆ ಮಾಡಬೇಕು. ಅದು ವ್ಯಾಯಾಮದಿಂದ ದಣಿದಿರೋ ಮಾಂಸಖಂಡಗಳಿಗೆ ಚೇತರಿಸಿಕೊಳ್ಳೋದಕ್ಕೆ ಅವಕಾಶ ಮಾಡಿಕೊಟ್ಟಂತೆ. ವಿಶ್ರಾಂತಿ ಇಲ್ಲದ ದುಡಿತ ಶರೀರ, ಇಂದ್ರಿಯ, ಮನಸ್ಸುಗಳ ಆರೋಗ್ಯವನ್ನ ಹಾಳುಮಾಡತ್ತೆ.

ಹೀಗೆ ಯೋಚಿಸ್ತಾ ನಿದ್ದೆಗೆ ಜಾರಿದ್ರು ಅಜ್ಜ...

(ಲೇಖಕಿ ಆಯುರ್ವೇದವೈದ್ಯೆ)


ವ್ಯಾಯಾಮ ಮಾಡೋದ್ರಿಂದ, ಶರೀರಕ್ಕೆ ಬಲ ಬರತ್ತೆ, ಮಾಂಸಖಂಡಗಳು ದೃಢ ಆಗತ್ತೆ, ಶರೀರದ ಕಾಂತಿ ಹೆಚ್ಚತ್ತೆ, ಚರ್ಮ ಸುಕ್ಕುಗಟ್ಟಲ್ಲ, ಮೈ ಹಗುರವಾಗಿರತ್ತೆ, ಆಲಸ್ಯ ಇರೋದೇ ಇಲ್ಲ...



ಸೂತ್ರ ಮತ್ತು ಪಾತ್ರ

ರಘು ವಿ.

ಸ್ವಾಮಿ ವಿವೇಕಾನಂದರು ತಮ್ಮ ರಾಜಯೋಗ ಕುರಿತ ಭಾಷಣದಲ್ಲಿ ಒಂದು ಸೊಗಸಾದ ಕಥೆಯನ್ನು ನಿರೂಪಿಸಿದ್ದರು.



ಒಬ್ಬ ರಾಜನನ್ನು ಯಾವುದೋ ಕಾರಣದಿಂದ ಎದುರು ಹಾಕಿಕೊಂಡ ಮಂತ್ರಿಯನ್ನು ಆ ರಾಜ ಒಂದು ಎತ್ತರದ ಕಾರಾಗೃಹದಲ್ಲಿ ಬಂಧಿಸಿದ. ಅಲ್ಲಿಗೆ ಕಾವಲುಗಾರರು ಮಾತ್ರ ಮೆಟ್ಟಿಲಿನ ಮೂಲಕ ಸಾಗಿ ಆಹಾರವನ್ನು ತಲುಪಿಸಿ ಹಿಂತಿರುಗುತ್ತಿದ್ದರು. ಆದರೆ ಮಂತ್ರಿ ಬುದ್ಧಿವಂತ. ಹೇಗೋ ಮಾಡಿ ತನ್ನ ಮಗಳಿಗೆ ಒಂದು ಗುಪ್ತಚೀಟಿಯನ್ನು ಕಳಿಸಿದ. ಆಕೆಯೂ ಅಷ್ಟೇ ಜಾಣೆ ತಂದೆಯ ಪತ್ರದಲ್ಲಿ ಸೂಚಿಸದಂತೆ ನಡೆದುಕೊಂಡ ಕಾರಣ ಅವಳ ತಂದೆ ಕಾರಾಗೃಹದ ಕಿಟಕಿಯಿಂದ ತಪ್ಪಿಸಿಕೊಂಡು ರಾಜ್ಯದ ಗಡಿ ದಾಟಿ ಕ್ಷೇಮ ನೆಲೆ ಹೊಂದಿದ. ಆ ಚೀಟಿಯಲ್ಲಿ ಏನು ಬರೆದಿತ್ತು ಎಂದರೆ, ‘ಒಂದು ಇರುವೆಯನ್ನು ಬಂಧಿಖಾನೆಯ ಹಿಂಬದಿಯ ಗೋಡೆಗೆ ಮೇಲ್ಮುಖವಾಗಿ ಇರಿಸಿ ಅದರ ಮೀಸೆಗೆ ಜೇನುತುಪ್ಪದ ಹನಿಯನ್ನು ಸವರಿ ಸೊಂಟಕ್ಕೆ ಸಣ್ಣ ರೇಶ್ಮೆಯ ದಾರವನ್ನು ಕಟ್ಟಿ ಬಿಡತಕ್ಕದ್ದು. ಅದು ಕಿಟಕಿಯನ್ನು ತಲುಪಿ ಒಳಗೆ ಇಳಿದ ಬಳಿಕ ದಾರದ ಇನ್ನೊಂದು ತುದಿಗೆ ಸ್ವಲ್ಪ ದಪ್ಪನೆಯ ದಾರವನ್ನು ಕಟ್ಟುವುದು. ಬಳಿಕ ಆ ದಾರದ ಕೊನೆಗೆ ಇನ್ನು ದಪ್ಪದ ಹುರಿಯನ್ನು ಕಟ್ಟುವುದು. ಈ ಹುರಿಯ ಕೊನೆಗೆ ಹಗ್ಗವನ್ನು ಕಟ್ಟುವುದು.’ ಮಂತ್ರಿಯು ಮೊದಲಿಗೆ ರೇಶ್ಮೆ ದಾರವನ್ನು ಸೆಳೆದು ಅದಕ್ಕೆ ಕಟ್ಟಿದ ಹಗ್ಗವನ್ನು ಮೇಲಳೆದು ಅದರ ತುದಿಯಲ್ಲಿ ಇದ್ದ ಹಗ್ಗವನ್ನು ಸೆಳೆದು ಬಂಧಿಖಾನೆಯ ಬಾಗಿಲಿನ ಸರಳಿಗೆ ಕಟ್ಟಿ, ಕಿಟಕಿಯ ಮೂಲಕ ಹಗ್ಗದ ಆಧಾರದಿಂದ ಕೆಳಗಿಳಿದು ಪರಾರಿಯಾಗಿದ್ದ.


ಪ್ರಾಣಶಕ್ತಿಯ ಮೂಲಕ ಆಲೋಚನೆಗಳನ್ನು ನಿಯಂತ್ರಿಸಬಹುದು. ತನ್ಮೂಲಕ ಜೀವನದ ಎಲ್ಲ ಮನೋದೈಹಿಕ ವ್ಯಾಪಾರಗಳನ್ನು ನಿಯಂತ್ರಿಸಬಹುದು ಎಂದು ಸೂಚಿಸಲು ಈ ಸಾಮತಿಯನ್ನು ಸ್ವಾಮೀಜಿ ನೀಡುತ್ತಿದ್ದಾರೆ.

ಮನಸ್ಸು ಮತ್ತು ದೇಹ ನಮ್ಮ ವ್ಯಕ್ತಿತ್ವದ ಸೂಕ್ಷ್ಮ ಮತ್ತು ಸ್ಥೂಲ ರೂಪಗಳು. ನಮ್ಮ ಭಾವವೇಗಕ್ಕೆ ತಕ್ಕಂತೆ ಮನಸ್ಸಿನ ಆಲೋಚನೆಗಳಿಗೆ ತಕ್ಕಂತೆ ಉಸಿರಾಟದ ಏರಿಳಿತವು ವ್ಯತ್ಯಾಸಗೊಳ್ಳುವುದನ್ನು ಗಮನಿಸಬಹುದು. ಯಾರಿಗೆ ಮನಃಶಾಂತಿ ಮತ್ತು ಸಮಾಧಾನ, ಸಮಚಿತ್ತ ಬೇಕೋ ಅವರು ಉಸಿರಾಟವನ್ನು ಗಮನಿಸುತ್ತಾ ದೀರ್ಘವಾದ ಉಸಿರಾಟವನ್ನು ನಡೆಸಿದರೆ ಮನಸ್ಸು ತಹಬಂದಿಗೆ ಬರುತ್ತದೆ ಎನ್ನುತ್ತಾರೆ ಮನಃಶಾಸ್ತ್ರಜ್ಞರು. ಯೋಗವಿಜ್ಞಾನ ಮತ್ತು ಆಧುನಿಕ ವಿಜ್ಞಾನ – ಈ ಎರಡು ಒಪ್ಪಿಕೊಳ್ಳುವ ಒಂದು ಸಾಮಾನ್ಯ ಅಂಶ ಯಾವುದೆಂದರೆ ನಮ್ಮ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯದ ಮೇಲೂ ಮತ್ತು ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂಬ ಅಂಶ. ಔಷಧೋಪಚಾರದ ಜೊತೆಗೆ ಜೀವನಕ್ರಮದ ದೈನಂದಿನ ಚಟುವಟಿಕೆಯ ಸಮನ್ವಯತೆ ಸಾಧಿಸಬೇಕು ಎಂಬುದನ್ನು ಇದು ಸೂಚಿಸುತ್ತದೆ.

ಪ್ರಸ್ತುತ ಕಾಲಮಾನದಲ್ಲಿ ಅನೇಕ ಬಗೆಯ ಸವಾಲುಗಳನ್ನು ಎದುರಿಸುತ್ತಿರುವ ಸಮುದಾಯವು ಜಾಗತಿಕ ಮಟ್ಟದಲ್ಲಿ ಆಲೋಚಿಸಿ ಕ್ರಮ ಕೈಗೊಳ್ಳಬೇಕಾದ ಹಿನ್ನೆಲೆಯಲ್ಲಿ ನಿಯತ ವ್ಯಾಯಾಮ, ಪೌಷ್ಟಿಕ ಆಹಾರದ ಜೊತೆಗೆ ಯೋಗ ಇವೆಲ್ಲವನ್ನು ರೂಢಿಸಿಕೊಳ್ಳಬೇಕಾಗಿದೆ. ಹೊಸ ಜಗತ್ತು ಹೊಸ ಸವಾಲುಗಳನ್ನು ನಮ್ಮ ಮುಂದಿಟ್ಟಿದೆ. ಆದರೆ ಮನುಷ್ಯನ ಸಂಕಲ್ಪಶಕ್ತಿಯ ಮುಂದೆ ಅವನು ಬೆಳೆಸಿಕೊಂಡು ಬಂದಿರುವ ಜ್ಞಾನ ಶಾಖೆಗಳ ಎದುರಿನಲ್ಲಿ ಸವಾಲುಗಳನ್ನು ನಿವಾರಿಸಲು ಬೇಕಾದ ಎಲ್ಲಾ ಸಾಮರ್ಥ್ಯಗಳು ಅವನಲ್ಲಿ ಇದೆ ಎಂಬುದನ್ನು ಚರಿತ್ರೆ ದಾಖಲಿಸಿದೆ. ಹೀಗಾಗಿ ಇತ್ತೀಚಿನ ಕೊರೊನಾ ಆಗಲಿ ಅಥವಾ ಅದರ ರೂಪಾಂತರವಾಗಲಿ ನಮ್ಮನ್ನು ಕಂಗೆಡಸಬಾರದು. ವಿಜ್ಞಾನಿಗಳ ಪರಿಶ್ರಮದಿಂದ ತಯಾರಾಗುತ್ತಿರುವ ಲಸಿಕೆಗಳು ಜನರನ್ನು ದೈಹಿಕವಾಗಿ ಸಮರ್ಥಗೊಳಿಸಿದರೆ ಯೋಗವಿಜ್ಞಾನದ ಮತ್ತು ಜೀವನಶೈಲಿ ಸಮಾಲೋಚಕರ ಪ್ರಯತ್ನಗಳಿಂದ ಜನಸಮುದಾಯ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳುತ್ತದೆ. ಗೆಲುವಾಗಲಿ ಸೋಲಾಗಲಿ ಮನಸ್ಸಿನ ಪರಿಣಾಮವೇ. ಅನಾರೋಗ್ಯ ಆವರಿಸಿದಾಗಲೂ ಎದೆಗೆಡದೆ ನಿವಾರಿಸಿಕೊಳ್ಳುವೆನೆಂಬ ಸಂಕಲ್ಪದಿಂದ ಅದನ್ನು ಗೆಲ್ಲಬೇಕು.

ವಿಸ್ಮಯವೆಂಬಂತೆ ಇಂತಹ ಅನೇಕ ಪ್ರಸಂಗಗಳನ್ನು ನಾವು ಗಮನಿಸಬಹುದು. ವಾಸಿಯೇ ಆಗುವುದಿಲ್ಲವೆಂದು ಭಾವಿಸಿದ್ದ ಕೆಲವು ರೋಗಿಗಳು ಕೇವಲ ತಮ್ಮ ಮನಃಶಕ್ತಿಯಿಂದ ರೋಗವನ್ನು ನಿರೋಧಿಸಿ ಗೆದ್ದಿದ್ದಾರೆ. ಹಾಗೆ ಸಣ್ಣ ಕಾಯಿಲೆಗಳಿಗೆ ಶರಣಾಗಿ ಮರಣವನ್ನು ಅಪ್ಪಿದವರು ಇದ್ದಾರೆ. ಮುಖ್ಯವಾಗಿ ನಮ್ಮ ಹಾಗೂ ಸಹವರ್ತಿಗಳ ಆಲೋಚನೆಗಳು ಸದಾ ಸಕಾರಾತ್ಮಕವೂ ಆರೋಗ್ಯಕಾರಿಯೂ ಆಗಿರಬೇಕು. ನಮ್ಮ ಆಯುಸ್ಸು ನೂರು ಎಂದ ಮೇಲೆ ನಾವು ನೂರು ವರ್ಷ ಬದುಕುವುದು ಸಾಧ್ಯವಾದರೆ ಅದನ್ನು ದಾಟುವ ಪ್ರಯತ್ನವನ್ನು ಮಾಡಬೇಕು. ಪರೀಕ್ಷೆಗೆ ನೂರು ಅಂಕಗಳು ಇರುವಾಗ ಕಡಿಮೆ ಅಂಕಗಳಿಗೆ ತೃಪ್ತರಾಗಬೇಡಿರೆಂದು ವಿದ್ಯಾರ್ಥಿಗಳನ್ನು ಶಿಕ್ಷಕರು ಹುರಿದುಂಬಿಸುತ್ತಾರೆ. ಅದೇ ರೀತಿಯಲ್ಲಿ ನಾವು ಪೂರ್ಣ ಆಯುಸ್ಸು ಬಾಳಬೇಕೆಂದು ವೈದ್ಯಕೀಯ ವಿಜ್ಞಾನ, ಯೋಗವಿಜ್ಞಾನ ಮತ್ತು ನಮ್ಮ ಬಂಧುವರ್ಗ ಬಯಸುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಸದಾ ಸಾಗಲಿ.

ನಮ್ಮ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯದ ಮೇಲೂ ಮತ್ತು ಮಾನಸಿಕ ಆರೋಗ್ಯ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಔಷಧೋಪಚಾರದ ಜೊತೆಗೆ ಜೀವನಕ್ರಮದ ದೈನಂದಿನ ಚಟುವಟಿಕೆಯ ಸಮನ್ವಯತೆ ಸಾಧಿಸಬೇಕು ಎಂಬುದನ್ನು ಇದು ಸೂಚಿಸುತ್ತದೆ.



ಸಿಇಟಿ ದಿಕ್ಸೂಚಿ


Physics – Laws of Motion

1. A block rests on a rough inclined plane making an angle of 30º with the horizontal. The coefficient of static friction between the block and the plane is 0.8. If the frictional force on the block is 10 N, the mass of the block is
(1) 1 kg (2) 2 kg (3) 3 kg (4) 4 kg

2. A man weight 60 kg is in a lift moving down with an acceleration of 1.8 ms^{-2}. The force exerted by the floor on him is
(1) 588 N (2) 480 N (3) Zero (4) 696 N

3. One end of a string of length ‘ℓ’ is connected to a particle of mass ‘m’ and the other to a small peg on a smooth horizontal table. If the particle moves in a circle with speed ‘v’, the net force on the particle (directed towards the Centre is: (T is the tension in the string)
(1) T (2) $T - \frac{mv^2}{\ell}$ (3) $T + \frac{mv^2}{\ell}$ (4) 0

4. Block A of mass of 2 kg is placed over block B of mass 8 kg. The combination is placed over a rough horizontal surface. Coefficient of friction between B and the floor is 0.5. Coefficient of friction between blocks A & B is 0.4. A horizontal force of 10N is applied on block B.
The force of friction between blocks A & B is
$(g = 10ms^{-2})$



(1) 100 N (2) 40 N (3) 50 N (4) Zero

5. The resultant of two forces acting at an angle of 120^0 is 10 kg-wt and is perpendicular to one of the forces. That force is [KCET-2011]
(1) $10\sqrt{3}$ kg – wt (2) $20\sqrt{3}$ kg – wt
(3) 10 kg – wt (4) $\frac{10}{\sqrt{3}}$ kg – wt

6. A person is driving a vehicle at uniform speed of 5 ms^{-1} on a level curved track of radius 5 m. The coefficient of static friction between tyres and road is 0.1. Will the person slip while taking the turn with the same speed? Take g = 10 ms^{-2}
Choose the correct statement.
(1) A person will slip if $v^2 = 5ms^{-1}$
(2) A person will slip if $v^2 > 5ms^{-1}$
(3) A person will slip if $v^2 < 5ms^{-1}$
(4) A person will not slip if $v^2 > 10ms^{-1}$

7. A 10 kg metal block is attached to a spring of spring constant 1000 Nm^{-1}. A block is displaced from equilibrium position by 10 cm and released. The maximum acceleration of the block is
(1) 10 ms^{-2} (2) 100 ms^{-2}
(3) 200 ms^{-2} (4) 0.1 ms^{-2}

8. A gun fires a small bullet with kinetic energy K. Then kinetic energy of the gun while recoiling is
1) K 2) more than K
3) less than K 4) $\sqrt{K}$

9. Maximum acceleration of the train in which a 50 kg box lying on its floor will remain stationary is [Given: Coefficient of static friction between the box and the floor of the train is 0.3 and g = 10 ms^{-2}]
(1) 5.0 ms^{-2} (2) 3.0 ms^{-2}
(3) 1.5 ms^{-2} (4) 15.0 ms^{-2}

10. An object with mass 5 kg is acted upon by a force, $\vec{F} = (-3\vec{i} + 4\vec{j})N$. If its initial velocity at t = 0 $\vec{v} = (6\vec{i} - 12\vec{j})ms^{-1}$, is the time at which it will just have a velocity along y-axis is
(1) 2 s (2) 5 s (3) 15 s (4) 10 s

11. A body of mass 50 kg is suspended using a spring balance inside a lift at rest. If the lift starts falling freely, the reading of the spring balance is
(1) = 50 kg (2) > 50 kg
(3) < 50 kg (4) = 0

12. A body of mass ‘m’ is travelling with a velocity ‘u’. When a constant retarding force ‘F’ is applied, it comes to rest after travelling a distance ‘s1’. 1f the initial velocity is ‘2u’, with the same force ‘F’, the distance travelled before it conies to rest is ‘s2’. Then
(1) $s_2 = 2s_1$ (2) $s_2 = \frac{s_1}{2}$
(3) $s_2 = s_1$ (4) $s_2 = 4s_1$

13. A block kept on a rough surface starts sliding when the inclination of the surface is θ with respect to the horizontal. The coefficient of static friction between the block and the surface is
(1) sinθ (2) tanθ
(3) cosθ (4) secθ

14. The X and Y components of a force F acting at 30° to x-axis are respectively
(1) $\frac{F}{\sqrt{2}}, F$ (2) $\frac{F}{2}, \frac{\sqrt{3}}{2}F$
(3) $\frac{\sqrt{3}}{2}F, \frac{1}{2}F$ (4) $F, \frac{F}{\sqrt{2}}$

15. A stone of mass 0.05 kg is thrown vertically upwards. What is the direction and magnitude of net force on the stone during its upward motion?
(1) 0.49 N vertically upwards
(2) 0.49 N vertically downwards
(3) 0.98 N vertically downwards
(4) 9.8 N vertically downwards

Answers


1. Answer (2)
Solution: $mg\sin\theta = f_s$ $m = 2kg$

2. Answer (2)
Solution:
Mg – N = ma
M(g - a) = N
60 (9.8 – 1.8) = N
N = 480

3. Answer: (1)
Sol:Net force on the particle is only tension due to string T.

4. Answer: (4)
Sol.: Total mass of blocks A & B = 2 + 8 = 10 kg. Friction between surface and combination of A & B $F = \mu R = 0.5 \times 10 \times 10 = 50N$
Here applied force on box B is 10N that is less than 50N. So the system will be in rest because of this there is no friction between blocks A & B.


5. Answer: (4)
Sol.:



Here, $\tan 30^o = \frac{1}{\sqrt{3}}$ $\frac{1}{\sqrt{3}} = \frac{x}{10}$
$x = \frac{10}{\sqrt{3}} kg - wt$

6. Answer: (2)
Hint:Given, speed of vehicle = 5m s-1, radius of track = 5m, coefficient of static friction = 0.1, g = 10 ms-1.Maximum speed without slipping in given as $v_{max} = \sqrt{\mu_1 \times r \times g}$
Substituting the values, we get
$v_{max} = \sqrt{0.1 \times 5 \times 10} = \sqrt{5} \Rightarrow v^2_{max} = 5$
Thus, the person will slip while taking the turn with the speed greater than 5 ms^{-1}

7. Answer (1)
Hint:Given, mass, m = 10 kg; spring constant, k = 1000 N m-1: Displacement, x = 10 cm = $10x10^{-2}$m



We know f = kx Also, f = ma
$\Rightarrow kx = ma$
$\Rightarrow a = \frac{kx}{m} = \frac{1000 \times 10^{-2}}{10} = 10ms^{-2}$
Therefore, maximum acceleration of the block is 10 ms-2

8. Answer: (3)
Sol : $P_{bullet} = P_{gun}$
$K_{bullet}(K) = \frac{P^2_{bullet}}{2m_{bullet}} = \frac{P^2_{gun}}{2m_{bullet}}$
Now, $m_{bullet} < m_{gun}$
$\therefore K_{gun} < K$

9. Answer (2)
Sol. μ = 0.3
m = 50 kg
g = 10 m/s2
f = μ mg The box kept on the floor of the train remains stationary if the pseudo force acting on the box
is balanced by frictional force.
ma = μ mg
a = μ g = 0.3 × 10 = 3.0 m/s2

10. Answer: (4)
Hint: $a_x = \frac{F_x}{m} = \frac{-3}{5} m/s^2$ $u_x = 6m/s$
$v_x = 0m/s$
$v_x = u_x + a_x t$
$t = \frac{6 \times 5}{3} = 10s$

11. Answer: (4)
Sol: Conceptual

12. Answer: (4)
Sol:-Work done by force(F) = ΔkE
$-F.s_1 = 0 - \frac{1}{2}mu^2$ $Fs_1 = \frac{mu^2}{2}$
$Fs_2 = \frac{1}{2}m(4u^2) = 2mu^2$ $\frac{s_1}{s_2} = \frac{1}{4} \Rightarrow s_2 = 4s_1$

13. Answer: (2)
Sol:- Coefficient = ϕ of restitution
$\tan\phi = \mu$

14. Answer: (3)
Sol:- $F_x = F\cos 30^\circ = \frac{\sqrt{3}}{2}F$
$F_y = F\sin 30^\circ = \frac{F}{2}$

15. Answer (2)
Hint :F = mg
Here m = 0.05 kg
F = 0.05 × (–9.8) = – 0.49N
F = 0.49 N vertically downwards

(ಪ್ರಶ್ನೋತ್ತರ ಸಂಯೋಜನೆ: ಆಕಾಶ್ ಇನ್‌ಸ್ಟಿಟ್ಯೂಟ್, ಬೆಂಗಳೂರು)

ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಮಾದರಿ ಪ್ರಶ್ನೆಗಳು

ಭಾಗ- 26

351. ಹೊಂದಿಸಿ ಬರೆಯಿರಿ:

1) ತುಂಗಾ ನದಿ	ಎ) ಪಶ್ಚಿಮಾಭಿಮುಖ ಹರಿಯುವ ನದಿ
2) ಕೃಷ್ಣಾ ನದಿ	ಬಿ) ನವಿಲು ತೀರ್ಥ ಡ್ಯಾಂ
3) ಶರಾವತಿ ನದಿ	ಸಿ) ಮಹಾಬಲೇಶ್ವರ
4) ಮಲಪ್ರಭಾ ನದಿ	ಡಿ) ಪೂರ್ವಾಭಿಮುಖವಾಗಿ ಹರಿಯುವ ನದಿ

ಎ) 1-ಬಿ, 2-ಡಿ, 3-ಸಿ, 4-ಎ ಬಿ) 1-ಸಿ, 2-ಎ, 3-ಬಿ, 4-ಡಿ
ಸಿ) 1-ಡಿ, 2-ಸಿ, 3-ಎ, 4-ಬಿ ಡಿ) 1-ಡಿ, 2-ಸಿ, 3-ಬಿ, 4-ಎ

352. ‘ಮ್ಯಾಂಚೆಸ್ಟರ್’ ಇದು ಯಾವ ಕಾರಣಕ್ಕಾಗಿ ಪ್ರಸಿದ್ಧಿ ಪಡೆದಿದೆ?
ಎ) ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಬಿ) ಜವಳಿ ಉದ್ಯಮ
ಸಿ) ಸುಂದರವಾದ ಪಟ್ಟಣ ಡಿ) ಕ್ರಿಕೆಟ್ ಮೈದಾನ

353. ಸಂವಿಧಾನಾತ್ಮಕ ಪರಿಹಾರದ ಹಕ್ಕನ್ನು ಯಾವ ವಿಧಿಯಲ್ಲಿ ಅಳವಡಿಸಲಾಗಿದೆ?
ಎ) 14 ಬಿ) 17 ಸಿ) 29 ಡಿ) 32

354. ನಮ್ಮ ಸಂವಿಧಾನದ ಈ ಭಾಗವನ್ನು ಐರಿಷ್ ಸಂವಿಧಾನದಿಂದ ಪಡೆಯಲಾಗಿದೆ
ಎ) ಸ್ವತಂತ್ರ ಮತ್ತು ಏಕೀಕೃತ ನ್ಯಾಯಾಂಗ ವ್ಯವಸ್ಥೆ
ಬಿ) ಮೂಲಭೂತ ಕರ್ತವ್ಯಗಳು ಸಿ) ರಾಜ್ಯ ನಿರ್ದೇಶಕ ತತ್ವಗಳು
ಡಿ) ಮೂಲಭೂತ ಹಕ್ಕುಗಳು

355. ಇವರು ಭಾರತ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದರು
ಎ) ಡಾ. ಬಿ.ಆರ್. ಅಂಬೇಡ್ಕರ್ ಬಿ) ಡಾ. ಬಾಬು ರಾಜೇಂದ್ರ ಪ್ರಸಾದ್
ಸಿ) ಮಹಾತ್ಮ ಗಾಂಧೀಜಿ ಡಿ) ಬೆನಗಲ್ ರಾಮರಾವ್

356. ಗುಂಪಿಗೆ ಸೇರದ ಪದ ಆರಿಸಿ
ಎ) ಸಂಗಮ ವಂಶ ಬಿ) ಪಲ್ಲವ ವಂಶ
ಸಿ) ಅರವೀಡು ವಂಶ ಡಿ) ಸಾಳುವ ವಂಶ

357. ಇಂಗ್ಲೆಂಡ್ ದೇಶದ ಕರೆನ್ಸಿಯ ಹೆಸರೇನು?
ಎ) ಯೆನ್ ಬಿ) ರೂಬೆಲ್ ಸಿ) ಪೌಂಡ್ ಡಿ) ಡಾಲರ್

358. ಭಾರತದ ಯಾವ ಎರಡು ಸ್ಥಳಗಳು ವರ್ಷಕ್ಕೆ 1,080 ಸೆಂ.ಮೀ. ಗಿಂತ ಹೆಚ್ಚಿಗೆ ಮಳೆಯನ್ನು ಪಡೆಯುತ್ತವೆ?
ಎ) ಚಿರಾಪುಂಜಿ ಮತ್ತು ಗೋಲಾಘಾಟ್ ಬಿ) ಚಿರಾಪುಂಜಿ ಮತ್ತು ಮೌಸಿನ್‌ರಾಂ
ಸಿ) ಆಗುಂಬೆ ಮತ್ತು ಸೂಪಾ ಡಿ) ಆಗುಂಬೆ ಮತ್ತು ಕೆಮ್ಮಣ್ಣುಗುಂಡಿ

359. ರುದ್ರಭಟ್ಟ ರಚಿಸಿದ ಕೃತಿಯ ಹೆಸರು
ಎ) ಜಗನ್ನಾಥ ವಿಜಯ ಬಿ) ಮಿತಾಕ್ಷರ ಸಂಹಿತೆ
ಸಿ) ಲೋಕೋಪಕಾರ ಡಿ) ಯಶೋಧರ ಚರಿತ


360. ‘ಗದುಗಿನ ಭಾರತ’ ಬರೆದವರು
ಎ) ಪಂಪ ಬಿ) ರನ್ನ ಸಿ) ಜನ್ನ ಡಿ) ಕುಮಾರವ್ಯಾಸ

(ಪ್ರಶ್ನೋತ್ತರ ಸಂಯೋಜನೆ: ಸ್ಲೇಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ, ಧಾರವಾಡ)

ಭಾಗ 25ರ ಉತ್ತರ: 336. ಸಿ, 337. ಬಿ, 338. ಸಿ, 339. ಡಿ, 340. ಸಿ, 341. ಎ, 342. ಸಿ, 343. ಬಿ, 344. ಸಿ, 345. ಸಿ, 346. ಸಿ, 347. ಎ, 348. ಬಿ, 349. ಡಿ, 350. ಸಿ,

ಅಭಿಮತ ಪುಟದ ವಿಳಾಸ
ಸಂಪಾದಕರು, ಅಭಿಮತ ವಿಭಾಗ, ಪ್ರಜಾವಾಣಿ, 75, ಎಂ.ಜಿ.ರಸ್ತೆ, ಬೆಂಗಳೂರು-01
ಇ-ಮೇಲ್ : editpage@prajavani.co.in

ಅಭಿಮತ



ಸುಭಾಷಿತ

ಮೂರ್ಖತನದ ವಿರುದ್ಧ ಯಾವುದೇ ಲಸಿಕೆ ಇಲ್ಲ.
–ಆಲ್ಬರ್ಟ್ ಐನ್‌ಸ್ಟೀನ್

ಐಪಿಸಿಯ ಸೆಕ್ಷನ್ 124(ಎ) ರದ್ದುಪಡಿಸಲು ಇದು ಸಕಾಲ

ಭಾರತೀಯ ದಂಡ ಸಂಹಿತೆಯಲ್ಲಿ (ಐಪಿಸಿ) ಇರುವ, ದೇಶದ್ರೋಹಕ್ಕೆ ಸಂಬಂಧಿಸಿದ ಸೆಕ್ಷನ್ 124(ಎ) ಅನ್ನು ರದ್ದುಪಡಿಸಬೇಕು ಎಂಬ ಬೇಡಿಕೆಯು ಈಚಿನ ದಿನಗಳಲ್ಲಿ ಬಲವಾಗುತ್ತಿದೆ. ಈ ಬೇಡಿಕೆಯು ಮತ್ತೆ ಮತ್ತೆ ಮುನ್ನೆಲೆಗೆ ಬರುತ್ತಿದೆ. ಆದರೆ, ಬ್ರಿಟಿಷರ ಕಾಲದ ಈ ಕಾನೂನು ಈಗಲೂ ಅಗತ್ಯವಿದೆಯೇ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಈಚೆಗೆ ಪ್ರಶ್ನಿಸಿರುವುದು, 'ಈ ಕಾನೂನನ್ನು ತೆಗೆಯಬೇಕು' ಎಂಬ ಬೇಡಿಕೆಗೆ ಪ್ರಾಮುಖ್ಯ ತಂದುಕೊಟ್ಟಿದೆ. ತೀರಾ ಈಚೆಗೆ, ಕೆಲವು ಸಂದರ್ಭಗಳಲ್ಲಿ ಸುಪ್ರೀಂ ಕೋರ್ಟ್, ದೇಶದ್ರೋಹದ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಕಟುವಾಗಿ ಟೀಕಿಸಿದೆ. ಕಾನೂನಿನ ದುರ್ಬಳಕೆಯಿಂದಾಗಿ ತೊಂದರೆಗೆ ಒಳಗಾದವರಿಗೆ ಸಮಾಧಾನ ಆಗುವಂತಹ ತೀರ್ಮಾನಗಳನ್ನು ಸಹ ನೀಡಿದೆ. ಈ ಕಾನೂನಿನ ಪುನರ್ ಪರಿಶೀಲನೆಯ ಅಗತ್ಯ ಇದೆ ಎಂದು ಕೋರ್ಟ್ ಈಗ ಕೇಂದ್ರ ಸರ್ಕಾರಕ್ಕೆ ಹೇಳಿದೆ. ಕೇಂದ್ರವು ಈ ಕೆಲಸವನ್ನು ಮಾಡದೆ ಇದ್ದರೆ, ತಾನೇ ಆ ಕೆಲಸ ಮಾಡುವುದಾಗಿಯೂ ಕೋರ್ಟ್ ಸ್ಪಷ್ಟಪಡಿಸಿದೆ. 'ಮಹಾತ್ಮ ಗಾಂಧಿ ಮತ್ತು ತಿಲಕ್ ಅವರ ಬಾಯಿಮುಚ್ಚಿಸಲು' ಬ್ರಿಟಿಷರು ಬಳಸಿಕೊಳ್ಳುತ್ತಿದ್ದ ಐಪಿಸಿಯ ಸೆಕ್ಷನ್ 124(ಎ) ಅನ್ನು ಈಗ ಪೊಲೀಸರು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್.ವಿ. ರಮಣ ಅವರು ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಏಳು ದಶಕಗಳ ನಂತರವೂ ಈ ಕಾನೂನು ಬಳಕೆಯಲ್ಲಿ ಇರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ಪೊಲೀಸರಿಗೆ ಯಾರನ್ನಾದರೂ ಸಿಲುಕಿಸಬೇಕು ಎಂದು ಅನ್ನಿಸಿದರೆ ಅವರು ಈ ಸೆಕ್ಷನ್ ಬಳಸಿಕೊಳ್ಳುತ್ತಾರೆ ಎಂದು ಸಿಜೆಐ ಹೇಳಿದ್ದಾರೆ.



ಅಭಿಪ್ರಾಯ ಭೇದ ಹತ್ತಿಕ್ಕಲು ಈಚಿನ ವರ್ಷಗಳಲ್ಲಿ ಈ ಕಾನೂನು ವ್ಯಾಪಕವಾಗಿ ದುರ್ಬಳಕೆಯಾಗಿದೆ

ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಈ ಮಾತುಗಳನ್ನು ಆಡಿದೆ. ಈ ಸೆಕ್ಷನ್ನಿನ ವ್ಯಾಪಕ ದುರ್ಬಳಕೆಯನ್ನು ಅರ್ಜಿದಾರರು ಉಲ್ಲೇಖಿಸಿ, ಇದನ್ನು ಅಸಿಂಧುಗೊಳಿಸಬೇಕು ಎಂದು ಕೋರಿದ್ದಾರೆ. ದೇಶದ್ರೋಹದ ಸೆಕ್ಷನ್ನಿನ ಭೀತಿಯಿಂದಾಗಿ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜನ ಮುಕ್ತವಾಗಿ ಚಲಾಯಿಸಲು ಹಿಂಜರಿಯಬಹುದು ಎಂದು ಅವರು ಅರ್ಜಿಯಲ್ಲಿ ವಾದಿಸಿದ್ದಾರೆ. ಟೀಕೆ ಮತ್ತು ಅಭಿಪ್ರಾಯಭೇದವನ್ನು ಹತ್ತಿಕ್ಕಲು, ರಾಜಕೀಯ ವಿರೋಧಿಗಳ ಬಾಯಿ ಮುಚ್ಚಿಸಲು, ಮುಕ್ತ ಅಭಿವ್ಯಕ್ತಿಗೆ ಕಡಿವಾಣ ಹಾಕಲು ಈಚಿನ ವರ್ಷಗಳಲ್ಲಿ ಈ ಕಾನೂನನ್ನು ವ್ಯಾಪಕವಾಗಿ ದುರ್ಬಳಕೆ ಮಾಡಿಕೊಂಡಿರುವ ನಿದರ್ಶನಗಳು ಇವೆ. ಪೌರತ್ವ ತಿದ್ದುಪಡಿ ಕಾಯ್ದೆಯಂತಹ (ಸಿಎಎ) ಕಾನೂನುಗಳ ವಿಚಾರದಲ್ಲಿ ಸರ್ಕಾರವನ್ನು ವಿರೋಧಿಸಿದವರು, ಲೇಖಕರು, ಪತ್ರಕರ್ತರು, ವಿದ್ಯಾರ್ಥಿಗಳು ಈ ಕಾನೂನಿನ ದುರ್ಬಳಕೆಗೆ ಗುರಿಯಾಗಿದ್ದಾರೆ. ಸಿಜೆಐ ಅವರು ಹೇಳಿರುವಂತೆ, ಇಂತಹ ಪ್ರಕರಣಗಳಲ್ಲಿ ಆರೋಪಿ ಸ್ಥಾನದಲ್ಲಿ ನಿಂತವರಿಗೆ ಶಿಕ್ಷೆ ಆಗುವ ಪ್ರಮಾಣ ಕಡಿಮೆ. ಏಕೆಂದರೆ, ದೇಶದ್ರೋಹದ ಕಾನೂನಿನ ಅಡಿಯಲ್ಲಿ ಶಿಕ್ಷಿಸಬೇಕಾದ ತಪ್ಪನ್ನು ಬಹುತೇಕರು ಮಾಡಿರುವುದಿಲ್ಲ. ಕೆಲವು ತಿಂಗಳುಗಳ ಹಿಂದೆ, ಬೆಂಗಳೂರಿನ ದಿಶಾ ರವಿ ಪ್ರಕರಣದಲ್ಲಿ ಸೆಕ್ಷನ್ 124(ಎ) ಅನ್ನು ತಪ್ಪಾಗಿ ಬಳಕೆ ಮಾಡಿಕೊಳ್ಳಲಾಯಿತು. ಪರಿಸರ ಕಾರ್ಯಕರ್ತೆ ಆಗಿರುವ ದಿಶಾ ಅವರ ಮೇಲೆ ವಿನಾಕಾರಣ ದೇಶದ್ರೋಹದ ಆರೋಪ ಹೊರಿಸಿ, ಬಂಧಿಸಲಾಯಿತು. ರಾಮಚಂದ್ರ ಗುಹಾ ಸೇರಿದಂತೆ ಕೆಲವು ವಿದ್ವಾಂಸರು ಪ್ರಧಾನಿಗೆ ಬರೆದ ಪತ್ರವೊಂದನ್ನು ನೆಪವಾಗಿ ಇರಿಸಿಕೊಂಡು ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ಪತ್ರಕರ್ತ ವಿನೋದ್ ದುವಾ ಅವರು ಕೇಂದ್ರ ಸರ್ಕಾರವನ್ನು ಟೀಕಿಸಿದ್ದನ್ನೇ ನೆಪವಾಗಿ ಇರಿಸಿಕೊಂಡು, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು. ನಂತರ ದುವಾ ಅವರನ್ನು ಸುಪ್ರೀಂ ಕೋರ್ಟ್ ದೋಷಮುಕ್ತಗೊಳಿಸಿತು. ಇಂತಹ ಪ್ರಕರಣಗಳು ದೇಶಕ್ಕೆ ಒಳ್ಳೆಯ ಹೆಸರು ತಂದುಕೊಡುವುದಿಲ್ಲ; ಉದಾರವಾದಿ ಪ್ರಜಾತಂತ್ರ ಇರುವ ಇತರ ದೇಶಗಳ ಎದುರು ನಮ್ಮ ದೇಶಕ್ಕೆ ಕೆಟ್ಟ ಹೆಸರು ತರುತ್ತವೆ.

ಸೆಕ್ಷನ್ 124(ಎ) ಕಾನೂನಿನ ದುರ್ಬಳಕೆಯನ್ನು ತಡೆಯಲು ಹೊಸದಾಗಿ ಮಾರ್ಗಸೂಚಿ ರೂಪಿಸಬಹುದು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ಕೋರ್ಟ್‌ಗೆ ವಿವರಿಸಿದ್ದಾರೆ. ಹಾಗೆ ನೋಡಿದರೆ, 1962ರಲ್ಲಿ ಕೇದಾರನಾಥ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಈ ಕಾನೂನಿನ ಬಳಕೆ ಹೇಗೆ ಸೀಮಿತವಾಗಿರಬೇಕು ಎಂದು ಸ್ಪಷ್ಟಪಡಿಸಿದೆ. ಅದಾದ ನಂತರವೂ ಕಾನೂನಿನ ದುರ್ಬಳಕೆ ನಿಂತಿಲ್ಲ ಎಂಬುದು ಸ್ಪಷ್ಟ. ಈಗ ಇನ್ನೂ ಒಂದು ಮಾರ್ಗಸೂಚಿ ರೂಪಿಸುವುದರಿಂದ ಕಾನೂನಿನ ದುರ್ಬಳಕೆ ನಿಂತುಬಿಡುತ್ತದೆಯೇ? ದೇಶ ಅಂದರೆ ಸರ್ಕಾರ, ದೇಶಪ್ರೇಮ ಅಂದರೆ ಪಕ್ಷವೊಂದರ ಸಿದ್ಧಾಂತವನ್ನು ಸಮರ್ಥಿಸುವುದು ಎಂಬ ಮಟ್ಟದ ವ್ಯಾಖ್ಯಾನಗಳು ಈಚಿನ ವರ್ಷಗಳಲ್ಲಿ ಕೆಲವರಿಂದ ಆಗಿವೆ. ಇಂಥವರ ಕೈಗೆ ಈ ಕಾನೂನು ಸಿಕ್ಕಿದಾಗ, ರಾಜಕೀಯ ಉದ್ದೇಶ ಸಾಧನೆಗೆ ಇದು ಬಳಕೆಯಾಗುತ್ತದೆಯೇ ವಿನಾ ದೇಶದ ಹಿತವನ್ನು ಕಾಯಲು ಅಲ್ಲ. ದೇಶದ ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಈ ಸಂದರ್ಭದ ಜರೂರುಗಳಲ್ಲಿ ಒಂದು. ಜನರ ಹಕ್ಕುಗಳನ್ನು ಹತ್ತಿಕ್ಕಲು ಬಳಕೆ ಆಗುವ ಸೆಕ್ಷನ್ 124(ಎ) ಅನ್ನು ಪೂರ್ತಿಯಾಗಿ ರದ್ದುಮಾಡಲು ಇದು ಸಕಾಲ. ಈ ಕಾನೂನಿನಲ್ಲಿ ನೀಡಿರುವ 'ದೇಶದ್ರೋಹ'ದ ವ್ಯಾಖ್ಯಾನವು ಸವಕಲಾಗಿದೆ, ಆಧುನಿಕ ಪ್ರಜಾತಂತ್ರ ವ್ಯವಸ್ಥೆಗೆ ಇದು ಹೊಂದಿಕೆಯಾಗುವುದಿಲ್ಲ.

ದಿನದ ಟ್ವೀಟ್



ಸಾಫ್ಟ್‌ವೇರ್ ಅಗತ್ಯವಿಲ್ಲ!

ಕರ್ನಾಟಕದಲ್ಲಿ ಆಡಿಯೊ ಅಥವಾ ವಿಡಿಯೊ ತುಣುಕುಗಳನ್ನು ಪತ್ತೆ ಹಚ್ಚಲು ನಮಗೆ ಪೆಗಾಸಸ್ ಅಥವಾ ಬೇರೆ ಇನ್ಯಾವುದೇ ಸಾಫ್ಟ್‌ವೇರ್‌ನ ಅಗತ್ಯವಿಲ್ಲ. ರಾಜಕಾರಣಿಗಳೇ ಸ್ವತಃ ಅದನ್ನು 'ಸೋರಿಕೆ' ಮಾಡುತ್ತಾರೆ.

ಪೂಜಾ ಪ್ರಸನ್ನ, ಪತ್ರಕರ್ತೆ

ಕಿಡಿನುಡಿ

ಕರ್ನಾಟಕದಲ್ಲಿನ ನಾಯಕತ್ವ ಬದಲಾವಣೆ ಮಾಡುವ ಬಗ್ಗೆ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ನನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಿದ್ದೇನೆ. ಅದಕ್ಕಾಗಿಯೇ ಗಡ್ಡ ಬಿಟ್ಟಿದ್ದೇನೆ. ಜುಲೈ 30ರ ಬಳಿಕ ಗಡ್ಡದ ಮಹಿಮೆ ರಾಜ್ಯಕ್ಕೆ ತಿಳಿಯಲಿದೆ.



ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಶಾಸಕ, ವಿಜಯಪುರ

25 ವರ್ಷಗಳ ಹಿಂದೆ

ಶನಿವಾರ, 20-7-1996

• ಹುಬ್ಬಳ್ಳಿ ಮಾರ್ಗದಲ್ಲಿ ಮುಂಬೈಗೆ ವೇಗದ ರೈಲು

ನವದೆಹಲಿ, ಜುಲೈ 19– ಹುಬ್ಬಳ್ಳಿ– ಮಿರಜ್ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈಗೆ ಕೂಡಲೇ ಹೊಸದೊಂದು ಸೂಪರ್ ಫಾಸ್ಟ್ ರೈಲು ಬಿಡುವುದಾಗಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭರವಸೆ ನೀಡಿದ್ದಾರೆ.

'ಅಹಮದಾಬಾದ್ ಮತ್ತು ಬೆಂಗಳೂರಿಗೆ ರೈಲೊಂದನ್ನು ಬಿಡುವ ವಿಚಾರವು ಪರಿಶೀಲನೆಯಲ್ಲಿದೆ. ಹುಬ್ಬಳ್ಳಿಗೆ ನೈರುತ್ಯ ರೈಲ್ವೆ ವಲಯ ಮಂಜೂರು ಮಾಡದೇ ಹೋದುದಕ್ಕಾಗಿ ಆ ಭಾಗದ ಜನರಿಗೆ ಸಮಾಧಾನಕರವಾಗಿ ಈ ಹೊಸ ರೈಲಿನ ಜತೆಗೆ ಹುಬ್ಬಳ್ಳಿಯ ಕಾರ್ಯಾಗಾರವನ್ನು ಆಧುನೀಕರಣಗೊಳಿಸಲು ಒಟ್ಟು ₹ 55 ಕೋಟಿಯನ್ನು ಕಾಯ್ದಿರಿಸಲಾಗುವುದು. ಇದರಲ್ಲಿ ತಕ್ಷಣವೇ ಹತ್ತು ಕೋಟಿಯನ್ನು ಬಿಡುಗಡೆ ಮಾಡಲು ಪ್ರಧಾನಿ ಅವರು ಒಪ್ಪಿದ್ದಾರೆ.

50 ವರ್ಷಗಳ ಹಿಂದೆ

ಮಂಗಳವಾರ, 20-7-1971

• ಪಂಚಾಯ್ತಿಗೆ ಒಪ್ಪಿಸದೇ ವಿವಾದ ಇತ್ಯರ್ಥ ಯತ್ನ: ಕೆ.ಎಲ್. ರಾವ್ ಭರವಸೆ

ನವದೆಹಲಿ, ಜುಲೈ 19– ಕಾವೇರಿ ಜಲ ವಿವಾದದ ಸಂಬಂಧದಲ್ಲಿ ಮೈಸೂರು, ತಮಿಳುನಾಡು ಮತ್ತು ಕೇರಳ ಸರ್ಕಾರಗಳ ನಡುವೆ ಉಂಟಾಗಿರುವ ಭಿನ್ನಾಭಿಪ್ರಾಯ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಕೇಂದ್ರ ನೀರಾವರಿ ಸಚಿವ ಡಾ. ಕೆ.ಎಲ್. ರಾವ್ ಇಂದು ರಾಜ್ಯಸಭೆಗೆ ತಿಳಿಸಿದರು.

ಆದರೆ, ಮೈಸೂರಿನಲ್ಲಿ ಅಣೆಕಟ್ಟುಗಳ ನಿರ್ಮಾಣದಿಂದ ತಗ್ಗು ಪ್ರದೇಶಗಳಲ್ಲಿ ಇರುವವರಿಗೆ ತೊಂದರೆ ಆಗದಂತೆ ಮಾಡುವುದು ಹೇಗೆ ಎಂಬ ಒಂದೇ ಒಂದು ಅಂಶದ ಕುರಿತು ವಿವಾದವಿದೆ ಎಂದು ಅವರು ಎ.ಡಿ. ಮಣಿ ಮತ್ತು ತಿಲ್ಲೈವಿಲ್ಲಾಲನ್ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ವಿವಾದವನ್ನು ಪಂಚಾಯ್ತಿಗೆ ಒಪ್ಪಿಸದೇ, ಸಂಬಂಧಿಸಿದ ಎಲ್ಲ ಪಕ್ಷಗಳವರಿಗೂ ಒಪ್ಪಿಗೆಯಾಗುವಂತೆ ನ್ಯಾಯಸಮ್ಮತವಾಗಿ ಇತ್ಯರ್ಥಪಡಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದೂ ಅವರು ಆಶ್ವಾಸನೆ ನೀಡಿದರು.

• 'ಕಾವೇರಿ ಬಗ್ಗೆ ತಮಿಳುನಾಡಿನ ಸಿದ್ಧಾಂತ ವಿಶ್ವದ ಇತಿಹಾಸದಲ್ಲೇ ಪ್ರಥಮ'

ಬೆಂಗಳೂರು, ಜುಲೈ 19– ನದಿ ಹುಟ್ಟುವ ಮೇಲಿನ ಪ್ರದೇಶಕ್ಕೆ ನೀರಿನ ಬಳಕೆ ಬಗ್ಗೆ ಯಾವ ಹಕ್ಕೂ ಇಲ್ಲ. ನದಿ ಹರಿಯುವ ಕೆಳ ಪ್ರದೇಶಕ್ಕೇ ಎಲ್ಲಾ ಹಕ್ಕುಗಳೂ ಸಲ್ಲಬೇಕೆಂಬ ತಮಿಳುನಾಡಿನ 'ಹೊಸ ಸಿದ್ಧಾಂತ'ವನ್ನು ರಾಜ್ಯಪಾಲ ಶ್ರೀ ಧರ್ಮವೀರ ಅವರು ಅಲ್ಲಗಳೆದಿದ್ದಾರೆ.

ಬೆಳಿಗ್ಗೆ ವಿಧಾನಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, 'ಇಂಥ ಸಿದ್ಧಾಂತವನ್ನು ವಿಶ್ವ ಇತಿಹಾಸದಲ್ಲಿ ಎಲ್ಲೂ ಪ್ರತಿಪಾದಿಸಿಲ್ಲ' ಎಂದು ತಿಳಿಸಿದರು.

ಹಳೆಯದನ್ನೆಲ್ಲಾ ಬದಿಗಿಟ್ಟು ಸಮಕಾಲೀನ ಸಾಮಾಜಿಕ ಕೆಡುಕುಗಳ ಜಾತಿಮೂಲವನ್ನು ಪ್ರಶ್ನಿಸಬೇಕಿದೆ

ಮತ್ತೂ ಮತ್ತೂ ಜಾತಿ ಜಾತಿ



ಅನುರಣನ

ನಾರಾಯಣ ಎ.

ಸಾಮಾಜಿಕ ಮಹಾಪಾತಕವೊಂದನ್ನು ಪದರೂಪಕ್ಕಿಳಿಸಲು ಒಂದು ನಿರ್ದಿಷ್ಟ ಜಾತಿಯ ಹೆಸರು ಬಳಕೆಯಾಗುತ್ತಿರುವುದರ ಕುರಿತು ಹುಟ್ಟಿಕೊಂಡ ವಿವಾದ ತಣ್ಣಗಾಗಿದೆ. ತಣ್ಣಗಾಯಿತು ಎಂದ ಮಾತ್ರಕ್ಕೆ ಮುಗಿದೇ ಹೋಯಿತು ಎನ್ನುವ ಹಾಗಿಲ್ಲವಾದ ಕಾರಣ, ಈ ವಿವಾದದಾಚೆಗಿನ ಕೆಲ ಹೊಸ ಪ್ರಶ್ನೆಗಳನ್ನು ಜಾತಿಗೆ ಸಂಬಂಧಿಸಿದಂತೆ ಕೇಳಬೇಕಿದೆ.

ಭೌತಿಕವಾದ ಯಾವುದೇ ಪದಾರ್ಥ ರೂಪಾಂತರ ಹೊಂದೀತೇ ಹೊರತು ನಾಶವಾಗದು ಎನ್ನುವ ಭೌತಶಾಸ್ತ್ರದ ಸಿದ್ಧಾಂತದಂತೆ ಅಥವಾ ಆತ್ಮಕ್ಕೆ ನಾಶವಿಲ್ಲ ಎಂಬ ಅಧ್ಯಾತ್ಮದ ತತ್ವದಂತೆ ಈ ಜಾತಿಯ ಕತೆಯೂ ಇರಬೇಕು. ಅದರ ನಿರ್ಮೂಲನವು ಒಂದು ಅಸಾಧ್ಯತೆ ಎಂಬಂತೆಯೂ ಅದರ ನಿರಂತರ ರೂಪಾಂತರವೇ ಸತ್ಯವೆಂದೂ ಸದ್ಯಕ್ಕೆ ಕಾಣಿಸುತ್ತದೆ.

ಸ್ವಾತಂತ್ರ್ಯ ಸುವರ್ಣೋತ್ಸವದ ಸಂದರ್ಭದಲ್ಲಿ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಯು ಆಗ 97ರ ಹರೆಯದಲ್ಲಿದ್ದ ಲೇಖಕ ಎ.ಎನ್.ಮೂರ್ತಿರಾಯರಿಗೆ 'ಸ್ವಾತಂತ್ರ್ಯಾನಂತರ ನೀವು ಕಂಡ ಮಹತ್ತರ ಬದಲಾವಣೆ ಏನು' ಅಂತ ಕೇಳಿತ್ತು. ಅದಕ್ಕೆ ಅವರು 'ಜಾತಿ ಶಿಥಿಲವಾಗುತ್ತಾ ಸಾಗಿದೆ; ಅಂತರ್ಜಾತಿ ವಿವಾಹಗಳು ಹೆಚ್ಚುತ್ತಿವೆ' ಎಂದಿದ್ದರು. ಜಾತಿ ವ್ಯವಸ್ಥೆಯು ಶ್ರೇಣೀಕೃತ ಶೋಷಣೆಯ ಅಸ್ತ್ರವಾಗಿ ಮುಂದುವರಿಯುವುದಕ್ಕಿಂತ ಹೆಚ್ಚಾಗಿ ಸಾಮಾಜಿಕ ಅನನ್ಯತೆಯ (identity) ಕುರುಹಾಗಿ ಬದಲಾಗುತ್ತಿದೆ ಎಂದು 'ಗ್ರಾಮೀಣ ಭಾರತ ಇನ್ನೂ ಉಳಿದಿದೆಯೇ?' (Whither the Indian Village?) ಎಂಬ ಲೇಖನದಲ್ಲಿ ಸಮಾಜಶಾಸ್ತ್ರಜ್ಞ ದೀಪಂಕರ್ ಗುಪ್ತ 2005ರಲ್ಲಿ ಬರೆದಿದ್ದರು. ಜಾತಿಯ ಬೇರುಗಳು ಶಿಥಿಲವಾಗುತ್ತಿರಬಹುದು. ಜಾತಿ ರೂಪಾಂತರ ಹೊಂದುತ್ತಿರಬಹುದು. ಆದರೆ ಜಾತೀಯ ಶಕ್ತಿ ದುರ್ಬಲಗೊಳ್ಳುತ್ತಿದೆಯೇ? ಈ ಪ್ರಶ್ನೆ ನಮ್ಮನ್ನು ಸಂವಿಧಾನದ ಕಾಲಬುಡಕ್ಕೆ ಒಯ್ಯುತ್ತದೆ.

ಸಂವಿಧಾನವು ಜಾತಿಯನ್ನು ನೇರವಾಗಿ ನಿಷೇಧಿಸಿಲ್ಲ. ಆದರೆ ಪರೋಕ್ಷವಾಗಿ ಅದು ಜಾತಿಯ ವಿರುದ್ಧ ಸಮರ ಸಾರಿದೆ. ಈ ಸಮರದ ಕತೆ ರೋಚಕವಾದುದು. ಚರಿತ್ರೆಯಲ್ಲಿ ನಾವು ಓದುವ ನೂರು ವರ್ಷಗಳ ಯುದ್ಧದಂತೆ, ಪುರಾಣಗಳಲ್ಲಿ ಬರುವ ಸಾವಿರ ವರ್ಷಗಳ ಯುದ್ಧದಂತೆ ಸಂವಿಧಾನ ಮತ್ತು ಜಾತಿಯ ನಡುವಣ ಈ ಯುದ್ಧವೂ ಎಷ್ಟು ಕಾಲ ಅಂತ ಊಹಿಸಲಾಗದಷ್ಟು ಸುದೀರ್ಘವಾಗಿ ನಡೆಯಬಹುದೇನೋ. ಅದರ ಪರಿಣಾಮಗಳನ್ನೂ ಊಹಿಸಲಾಗದು. ಆದರೆ, ಇದುವರೆಗಿನ 70 ವರ್ಷಗಳಲ್ಲಿ ಸಂವಿಧಾನ ಗೆದ್ದು ಸೋತಿದೆ, ಜಾತಿ ಸೋತು ಗೆದ್ದಿದೆ.

ಸಂವಿಧಾನವು ಜಾತಿಯ ಬೇರುಗಳನ್ನು ಒಂದೆಡೆಯಿಂದ ಶಿಥಿಲಗೊಳಿಸುತ್ತಿರುವಂತೆಯೇ, ಇನ್ನೊಂದೆಡೆಯಿಂದ ಈ ಶಿಥಿಲಾವಸ್ಥೆಯನ್ನೇ ತಮ್ಮ ಅಸ್ಮಿತೆಯ ನಾಶ ಅಂತ ಭಾವಿಸಿದ ಜಾತೀಯ ಶಕ್ತಿಗಳು ಜಾತಿಪ್ರಜ್ಞೆಯನ್ನು ನಿರಂತರ ಜಾಗೃತಗೊಳಿಸುತ್ತಿವೆ. ಅಷ್ಟೇ ಅಲ್ಲ, ಸಂವಿಧಾನ ಹುಟ್ಟುಹಾಕಿದ ಪ್ರಜಾಸತ್ತಾತ್ಮಕ ರಾಜಕೀಯದಲ್ಲಿ ಅಧಿಕಾರದ ಗುರಿ ಸೇರಲು ಜಾತಿಯೂ ಒಂದು ರಹದಾರಿ ಎಂಬ ಸ್ಥಿತಿ ನಿರ್ಮಾಣವಾಗಿ, ಯಾವ ಜಾತಿ ವ್ಯವಸ್ಥೆಯನ್ನು ಸಂವಿಧಾನ ನಿರ್ಮೂಲನಗೊಳಿಸಬೇಕೆಂದು ಹೊರಟಿತ್ತೋ ಆ ವ್ಯವಸ್ಥೆಯನ್ನು ಅದು ಇನ್ನೊಂದು ರೀತಿಯಲ್ಲಿ ಪೋಷಿಸಿದೆ ಕೂಡಾ. ಅಂದರೆ ಜಾತಿ ಎಂಬುದು ದುರ್ಬಲಗೊಳ್ಳುತ್ತಿರುವ ಹಾಗೂ ಪ್ರಬಲಗೊಳ್ಳುತ್ತಿರುವ ಕ್ರಿಯೆಗಳು ಏಕಕಾಲದಲ್ಲಿ ಜರುಗುತ್ತಿವೆ. ಹಾಗಾಗಿ ಅಂತರ್ಜಾತಿ ವಿವಾಹಗಳ ಜತೆಗೆ ಮರ್ಯಾದೆಗೇಡು ಹತ್ಯೆಗಳೂ ಹೆಚ್ಚುತ್ತಿವೆ. ಜಾತಿಯು ಶ್ರೇಣೀಕೃತ ತಾರತಮ್ಯದ ಅಸ್ತ್ರವಾಗಿ ಉಳಿದಿಲ್ಲ ಎಂದು ಸಂಭ್ರಮಿಸುವಾಗಲೇ ಉನ್ನ, ಉನ್ನಾವೋ, ಖೈರ್ಲಾಂಜಿಯ ಆಕ್ರಂದನಗಳು ಕಿವಿಗಪ್ಪಳಿಸುತ್ತವೆ.

ಜಾತಿಯಿಂದಾಗುವ ಅನಾಹುತಗಳ ವಿಚಾರದಲ್ಲಿ ಈ ಕಾಲದ ಸತ್ಯ ಯಾವುದು? ಜಾತಿ ಸೃಷ್ಟಿಸಿದ ಅಸಮಾನತೆಯಿಂದಾಗಿ ದೊಡ್ಡ ಸಂಖ್ಯೆಯ ಜನರಿಗೆ ಇನ್ನೂ ಅನ್ಯಾಯ ಆಗುತ್ತಿರುವುದು ಸತ್ಯ. 'ಯಾವುದೋ ಕಾಲದಲ್ಲಿ ನಮ್ಮಿಂದ ಇತರರಿಗೆ ಅನ್ಯಾಯ ಆಗಿರಬಹುದಾದದ್ದು ಹೌದೆಂದುಕೊಂಡರೂ ಈಗ ನಾವು ಹಾಗೇಲ್ಲಾ ಮಾಡುತ್ತಿಲ್ಲ, ಜಾತಿಯ ಹೆಸರಲ್ಲಿ ಆಗುತ್ತಿರುವ ಅನ್ಯಾಯವನ್ನು ನಮ್ಮ ತಲೆಗೆ ಮಾತ್ರ ಕಟ್ಟುವುದು ಸರಿಯಲ್ಲ' ಎಂಬ ಕೆಲವರ ವಾದ ಕೂಡಾ ಸತ್ಯ.

ಒಂದು ಕಾಲದಲ್ಲಿ ಜಾತಿ ತಾರತಮ್ಯದಿಂದ ಅನ್ಯಾಯಕ್ಕೊಳಗಾದವರು ಸಂವಿಧಾನ ನೀಡಿದ ಅವಕಾಶ ಬಳಸಿಕೊಂಡು ಸದೃಢರಾದಾಗ ಸಮಾನತೆಗಾಗಿ ಶ್ರಮಿಸದೆ, ತಾರತಮ್ಯ ಎಸಗುತ್ತಿರುವವರ ಜತೆ ಕೈಜೋಡಿಸುತ್ತಿರುವುದು ಸತ್ಯ. ಬೇರೆ ಯಾವುದೋ ಕಾರಣಕ್ಕೆ ಆದ ಪ್ರತಿಕೂಲ ಸ್ಥಿತಿ ತನ್ನ ಜಾತಿಯ ಕಾರಣದಿಂದಾಗಿಯೇ ಆಯಿತು ಅಂತ ಕೆಲವರು ಹುಸಿ ಜಾತೀಯತೆಯ ಕತೆ ಕಟ್ಟುತ್ತಿರುವುದೂ ಸತ್ಯ. ಜಾತಿಯ ವಿಚಾರದಲ್ಲಿ ಸತ್ಯ ಏನು ಎನ್ನುವುದು ಹೀಗೆ ಗೊಂದಲಮಯವಾಗಿರುವ ಸ್ಥಿತಿಯನ್ನೇ ಬಂಡವಾಳವಾಗಿಸಿಕೊಂಡು ಕೆಲ ಜಾತೀಯ ಶಕ್ತಿಗಳು ಪಾರಮ್ಯ ಮೆರೆಯುತ್ತಿರುವುದು ಸತ್ಯ. ಹಾಗಾಗಿ ಇಂದಿನ ಸತ್ಯೋತ್ತರ ಕಾಲದಲ್ಲಿ ಜಾತಿಶಕ್ತಿಯ ಕರಾಳ ಮುಖವನ್ನು ಅನಾವರಣಗೊಳಿಸಲು ಚಾರಿತ್ರಿಕವಾಗಿ ಯಾವ ಜಾತಿಯವರು ಇನ್ಯಾವ ಜಾತಿಯವರಿಗೆ ಅನ್ಯಾಯ ಮಾಡಿದರು ಎನ್ನುವುದರ ಸುತ್ತ ಕಟ್ಟಿದ ಪ್ರಶ್ನೆಗಳಷ್ಟೇ ಸಾಕಾಗದು. ವರ್ತಮಾನದಲ್ಲಿನ ಕೆಲ ಘೋರ ಕೆಡುಕುಗಳ ಜಾತಿಮೂಲವನ್ನೂ ಪ್ರಶ್ನಿಸಬೇಕಾಗಿದೆ.

ನಮ್ಮ ಕಣ್ಣಮುಂದೆ ನಡೆಯುತ್ತಿರುವ ದೊಡ್ಡ ಸಾಮಾಜಿಕ ಕೆಡುಕು ಎಂದರೆ, ಸಮಾನತೆಯ ಏಕೈಕ ಅಸ್ತ್ರವಾದ, ಸಂವಿಧಾನದ ವಿರುದ್ಧ ಗುಪ್ತವಾಗಿ ನಡೆಯುತ್ತಿರುವ ಪ್ರಹಾರ. ಸಂವಿಧಾನವನ್ನು ಬಹಿರಂಗವಾಗಿ ಒಪ್ಪಿಕೊಳ್ಳುತ್ತಾ ಒಳಗೊಳಗಿಂದಲೇ ಅದನ್ನು ದುರ್ಬಲಗೊಳಿಸಲು ಜನರ ಮನಸ್ಸನ್ನು ಅಣಿಗೊಳಿಸುವ ಈ ಪಿತೂರಿಯ ಪರಿಣಾಮ, ಚಾರಿತ್ರಿಕವಾಗಿ ಜಾತಿಯ ಕಾರಣದಿಂದ ಆದ ಎಲ್ಲಾ ಅನ್ಯಾಯವನ್ನು ಮೀರಿಸುವಂಥದ್ದಾಗಿರುತ್ತದೆ. ಇಂತಹದ್ದೊಂದು ಸಂಚಿನ ಹಿಂದೆ ಯಾವ ಜಾತಿ ಇದೆ ಅಂತ ಪ್ರಶ್ನಿಸಬೇಕಿದೆ. ಇದಕ್ಕೆ ಪೂರಕವಾಗಿ ತರಹೇವಾರಿ ಸುಳ್ಳುಗಳನ್ನು ಸೃಷ್ಟಿಸಿ ಹರಡಲೆಂದೇ ಸ್ಥಾಪನೆಯಾಗಿರುವ 'ಐ.ಟಿ. ಸೆಲ್'ಗಳ ಮತ್ತು ಜಾಲತಾಣಗಳ ಮೂಲದಲ್ಲಿ ಪ್ರವರ್ತಿಸುತ್ತಿರುವ ಜಾತಿ ಯಾವುದಿರಬಹುದು ಅಂತ ಕೇಳಬೇಕಿದೆ.

ಸರ್ಕಾರವನ್ನು ಪ್ರಶ್ನಿಸಿದರೆ ಅದನ್ನು ದೇಶದ್ರೋಹ ಅಂತಲೂ ಧರ್ಮ ಮತ್ತು ಅಧ್ಯಾತ್ಮದ ಹೆಸರಿನಲ್ಲಿ ನಡೆಯುವ ದುರಾಚಾರಗಳನ್ನು ಪ್ರಶ್ನಿಸಿದರೆ ಅದನ್ನು ಧರ್ಮದ್ರೋಹ ಅಂತಲೂ ಹಣೆಪಟ್ಟಿ ನೀಡುವ ಆಧುನಿಕ ಕಂದಾಚಾರವನ್ನು ಹುಟ್ಟುಹಾಕಿದವರ ಜಾತಿ ಯಾವುದಿರಬಹುದು ಅಂತ ಕೇಳಬೇಕಿದೆ. ಯುದ್ಧವನ್ನು ವೈಭವೀಕರಿಸುತ್ತಾ ಅನಗತ್ಯ ಹಿಂಸೆಯನ್ನು ಪ್ರತಿಪಾದಿಸುತ್ತಾ ಕೊನೆಗೆ ಗುಂಪುಕೊಲೆಗಳಂತಹ ಅಮಾನುಷ ಕ್ರೌರ್ಯಕ್ಕೆ ಮೂಲಪ್ರೇರಣೆ ನೀಡಿದ ಮತ್ತು ಅವುಗಳನ್ನು ಸಮರ್ಥಿಸುತ್ತಿರುವ ಪರಂಪರೆಯ ಪ್ರವರ್ತಕರು ಯಾವ ಜಾತಿಯವರಾಗಿರಬಹುದು ಅಂತ ಕಂಡುಕೊಳ್ಳಬೇಕಿದೆ. ಇತರ ಧರ್ಮಗಳಿಂದಾಗಿ ತಮ್ಮ ಧರ್ಮ ಅಪಾಯದಲ್ಲಿದೆ ಎನ್ನುವ ಮಿಥ್ಯೆಯನ್ನು ಹರಡುವುದರ ಮೂಲಕ ಜನಮನದಲ್ಲಿ ಅಭದ್ರತೆಯನ್ನೂ ದ್ವೇಷ ಭಾವನೆಯನ್ನೂ ಬಿತ್ತಿ ರಾಜಕೀಯ ಬೆಳೆ ತೆಗೆಯಲು ಬೇಕಾದ ಬೌದ್ಧಿಕ ಗೊಬ್ಬರ ಒದಗಿಸುವವರ ಜಾತಿ ಯಾವುದು ಅಂತ ಕೇಳಬೇಕಿದೆ. ಎಲ್ಲಾ ವೈರುಧ್ಯ-ಏಳುಬೀಳುಗಳ ನಡುವೆಯೂ ದೇಶ ಉಳಿಸಿಕೊಂಡು ಬಂದಿದ್ದ ಅಂತಃಸತ್ವದ ಅಗಾಧ ಶಕ್ತಿಯನ್ನೇ ಬುಡಮೇಲು ಮಾಡುತ್ತಿರುವ ಇನ್ನೂ ಹಲವಾರು ಹುನ್ನಾರಗಳ ಹಿಂದಿನ ಜಾತಿ ಮೂಲವನ್ನು ಅನಾವರಣಗೊಳಿಸಬೇಕಿದೆ.

ಮೇಲೆ ಹೇಳಿದ ಅಷ್ಟೂ ಅನಾಹುತಕಾರಿ ವಿದ್ಯಮಾನಗಳಿಗೆ ಒಂದೇ ಜಾತಿಯವರು ಸಂಪೂರ್ಣ ಕಾರಣರು ಅಥವಾ ಬಹುತೇಕ ಕಾರಣರು ಅಂತ ಕಂಡುಬಂದರೆ ಆ ಜಾತಿಯವರ ಬಗ್ಗೆ ಮರುಕ ಪಡಬೇಕಾಗುತ್ತದೆ. ಯಾಕೆಂದರೆ, ಇಂತಹ ಮನಃಸ್ಥಿತಿಯ ಮಂದಿಯನ್ನು ಭಾರಿ ಸಂಖ್ಯೆಯಲ್ಲಿ ಹೊಂದಿದ ಯಾವುದೇ ಜಾತಿ ಅಥವಾ ಸಮುದಾಯ ತನ್ನ ಬೌದ್ಧಿಕ ಪತನದ ಹಾದಿಯಲ್ಲಿ ಈಗಾಗಲೇ ತಲುಪಬಾರದಷ್ಟು ಕೆಳಮಟ್ಟಕ್ಕೆ ತಲುಪಿ ಆಗಿದೆ ಅಂತ ಅರ್ಥ. ಒಮ್ಮೆ ಇಡೀ ಸಮಾಜ ತಾಳ್ಮೆ ಕಳೆದುಕೊಂಡು ಈ ಪ್ರವೃತ್ತಿಯ ವಿರುದ್ಧ ತಿರುಗಿಬಿದ್ದರೆ ಆಗ ಅಂತಹ ಜಾತಿಯಲ್ಲಿ ಇರಬಹುದಾದ ಒಳ್ಳೆಯವರೂ ಉಳಿದವರ ಪಾಪಕ್ಕೆ ಬೆಲೆ ತೆರಬೇಕಾದೀತು.

ಒಂದು ವೇಳೆ ಮೇಲೆ ಹೇಳಿದ ಅಷ್ಟೂ ಅನಾಹುತಕಾರಿ ವಿದ್ಯಮಾನಗಳ ಹುಟ್ಟು ಮತ್ತು ಪ್ರಸರಣದಲ್ಲಿ ಎಲ್ಲಾ ಜಾತಿಯವರ ಸಮಾನ ಪಾಲು ಇದೆ ಎಂದಾದರೆ, ಅಂತಹ ಅಪಾಯಕಾರಿ ಪ್ರವೃತ್ತಿಯ ಮಂದಿಯನ್ನು ಆಯಾ ಜಾತಿಗಳಿಂದ ಪ್ರತ್ಯೇಕಿಸಿ ಬೇರೆಯೇ ಆದ ಒಂದು ಜಾತಿ ಅಂತ ಗುರುತಿಸಬೇಕಾಗುತ್ತದೆ. ಆ ಜಾತಿಯನ್ನು ಈಗ ಇರುವ ಯಾವುದೇ ನಿರ್ದಿಷ್ಟ ಜಾತಿಯ ಹೆಸರನ್ನು ಬಳಸಿ ಕರೆಯುವ ತಪ್ಪು ಮಾಡಬಾರದು.



ಚುರುಮುರಿ



ಡಬ್‌ಸ್ಮ್ಯಾಶ್ ಸರ್ಕಾರ

• ಲಿಂಗರಾಜು ಡಿ.ಎಸ್.

'ನೋಡಿ ಸಾ, ಮಲ್ಯನ ಶೇರೆಲ್ಲ ಮಾರಿದ ಮ್ಯಾಲೆ 792 ಕೋಟಿ ರೂಪಾಯಿ ಬಂದದಂತೆ!' ಅಂತ ಹೇಳಿದೆ.

'ನಮ್ಮದೂ ರಾಜಾವುಲಿ ಸರ್ಕಾರ ಇದ್ದಂಗೆ ಡಬ್‌ಸ್ಮ್ಯಾಶ್ ಬ್ಯಾಂಕು ಕನೋ! ಏನೂ ದಬ್ಬಾಕಕೆ ಆಗಕಿಲ್ಲ. ಆದ್ರೂ ಬ್ಯಾಂಕಿನ ಸಕಲೆಂಟು ಯವಾರಗಳು ಬೆಳಗ್ಗಿಂದ ಸಂದೇಗಂಟಾ ನಡಿತವೆ' ಅಂದ್ರು.

'ಗೊತ್ತು ಬುಡಿ, ಅಕ್ಕನೇ ಅಲ್ಲುವೇ ರಿಜರ್ವ್ ಬ್ಯಾಂಕಿನ ಜನರಲ್ ಮೇನೇಜ್ರು!' ಅಂದೆ.

'ಹ್ಞೂಂ ಕನೋ. ಫಂಡು ಕಡಮೆಯಾದಾಗ ಹೆಡ್ತಿ ಬ್ಯಾಂಕು ಶಾರ್ಟ್ ಟರ್ಮ್ ಲೋನ್ ಕೊಡ್ತದೆ. ಈ ಲೋನ್ ಅಕೌಂಟು ಬೇಗ ಕ್ಲೋಸ್ ಮಾಡ್ದೇವೋದ್ರೆ ಬ್ಯಾಡ್ ಡೆಟ್ ಆಗಿ ರೆಪೋ ರೇಟು ಏರುಪೇರಾಗಿ ಬ್ಯಾಂಕಿಗೆ ಕೆಟ್ವೆಸರು! ನನ್ನ ಸಂಬಳ ವರ್ಕಿಂಗ್ ಕ್ಯಾಪಿಟಲ್ಲು ಇದ್ದಂಗೆ. ಮನೇರಿಗೆಲ್ಲಾ ಅಲ್ಲಿಂದಲೇ ಕಾಸು ವಿತರಣೆ ಆಯ್ತದೆ. ನಮ್ಮಪ್ಪಂದು ಕರಂಟ್ ಅಕೌಂಟು. ಅದ ಮುಟ್ಟಿದ್ರೆ ಶಾಕು ಹೊಡಿತದೆ! ಮಕ್ಕಳು ಎಫ್‌ಡಿ ಇದ್ದಂಗೆ. ನಡಂತರದೇಲಿ ಕ್ಯಾಶ್ ಮಾಡಕೋದ್ರೆ ಪೆನಾಲ್ಟಿಯಾಯ್ತದೆ!' ಅಂದು ಫ್ರಿಜ್ ತಗ್ದು ಒಳಗಿದ್ದ ಕಿಂಗ್‌ಫಿಶರ್ ಬೀರು ಬಾಟಲು ಎಣಿಸಿ ಫ್ರಿಜ್ ಮುಚ್ಚಿ ಬಂದರು.

'ಅದೇನ್ಲಾ?' ಅಂತು ಯಂಟಪ್ಪಣ್ಣ. 'ಅಣ್ಣೆ, ಮಲ್ಯನ ಸಾಲ ಈಗ ನಾನ್ ಪರ್ಫಾರ್ಮಿಂಗ್ ಅಸೆಟ್ ಆಗಿದ್ರಿಂದ ಅದುನ್ನ ಸೀಜ್ ಮಾಡಿ ತಕ್ಕಬಂದು ಫ್ರಿಜ್ಜಲ್ಲಿಟ್ಟು ಫ್ರೀಜ್ ಮಾಡಿದ್ದೀನಿ. ಇದು ಬ್ಯಾಂಕಿನ ಪ್ರೊಫೈಲಿದ್ದಂಗೆ. ಕುಟೀಲಣ್ಣನ ಆಡಿಯೋ ಥರಾ ತೋರ್ಸಕಷ್ಟೇ! ನಿಜ ಅಂದ್ರೆ ನಿಜ, ಸುಳ್ಳು ಅಂದ್ರೆ ಸುಳ್ಳು!' ಅಂದ್ರು.

'ಕಿಂಗ್‌ಫಿಶರ್ ಎಲ್ಲೀಗಂಟ ಫ್ರಿಜ್ಜಲ್ಲೇ ಇದ್ದದು ಸಾ?' ಅಂತ ಜೊಲ್ಲು ಸೋರಿಸ್ಗಂಡು ಕೇಳಿದೆ.

'ನೋಡ್ಲಾ, ಕೇಂದ್ರ ಸರ್ಕಾರ ಮಲ್ಯನ ಸಾಲವ ವಜಾ ಮಾಡಗಂಟಾ ಅದು ಅಲ್ಲೇ ಇರ್ತದೆ. ಆಮೇಲೆ ಫ್ರೀಜಾಗಿರೋ ಅಸೆಟ್ಟನ್ನ ಲಿಕ್ವಿಡೇಟ್ ಮಾಡಿ ಹೊಟ್ಟೆಗೆ ಬುಟ್ಕತಿನಿ' ಅಂದಾಗ ಮಲ್ಯನ ಬಾಕಿ ವಸೂಲಿಗೆ ಇವರೇ ಸರಿ ಅನ್ನಿಸ್ತು!

ಸಂಗತ

ಘನ ವ್ಯಕ್ತಿತ್ವದ ಮಾದರಿ

ಸಿನಿಮಾದಲ್ಲಿ ಹೇಳಬಯಸಿದ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿಯೂ ರೂಢಿಸಿಕೊಳ್ಳಲು ಪ್ರಯತ್ನಿಸಿದ ಡಾ. ರಾಜ್‌ಕುಮಾರ್ ಅವರಿಂದ ಇಂದಿನ ಸೆಲೆಬ್ರಿಟಿಗಳು ಕಲಿಯುವುದು ಬಹಳಷ್ಟಿದೆ

• ಡಾ. ಸರ್ಫ್ರಾಜ್ ಚಂದ್ರಗುತ್ತಿ

'ಸಿನಿಮಾದ ಹೀರೊ ಆಗಿ ಮಾತ್ರ ಉಳಿಯಬೇಡಿ, ನಿಜ ಜೀವನದಲ್ಲಿಯೂ ಹೀರೊ ತರಹ ವರ್ತಿಸಿ' ಎಂದು ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರನ್ನು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತರಾಟೆಗೆ ತೆಗೆದುಕೊಂಡಿದೆ (ಪ್ರ.ವಾ., ಜುಲೈ 14). ವಿಜಯ್ ಬ್ರಿಟನ್‌ನಿಂದ ಕೊಂಡುತಂದ ಐಷಾರಾಮಿ ಕಾರಿಗೆ ತಮಿಳುನಾಡು ಸರ್ಕಾರ ಪ್ರವೇಶ ತೆರಿಗೆ ವಿಧಿಸುವುದರಿಂದ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಮೇಲಿನಂತೆ ಹೇಳಿದ್ದಾರೆ. 'ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ನಟ ತೆರಿಗೆಯನ್ನು ಪಾವತಿಸದೆ ಅಭಿಮಾನಿಗಳಿಗೆ ಅಗೌರವ ತೋರಿದ್ದಾರೆ. ಇಂಥ ವರ್ತನೆ ಮತ್ತು ಮನೋಭಾವ ಅಸಾಂವಿಧಾನಿಕ' ಎಂದಿರುವುದಲ್ಲದೆ, ಕಾಲಮಿತಿಯಲ್ಲಿ ತೆರಿಗೆ ಪಾವತಿಸುವಂತೆ ಸೂಚಿಸಿದ್ದಾರೆ.

ಕ್ರಿಕೆಟ್ ಜಗತ್ತಿನ ದೇವರು ಎಂಬ ಹೊಗಳಿಕೆಗೆ ಪಾತ್ರರಾಗಿರುವ ಸಚಿನ್ ತೆಂಡೂಲ್ಕರ್ ಈ ಹಿಂದೆ ವಿದೇಶದಿಂದ ತಂದ ಒಂದು ಕಾರಿಗೆ ತೆರಿಗೆ ವಿನಾಯಿತಿ ಕೋರಿದ್ದು ಕೂಡ ವಿವಾದಕ್ಕೆ ಒಳಗಾಗಿತ್ತು. ಅಕ್ರಮವಾಗಿ ರೈಫಲ್ ಹೊಂದಿದ್ದ ಆರೋಪದ ಮೇಲೆ ಹಿಂದಿಯ ಸೂಪರ್‌ಸ್ಟಾರ್ ಒಬ್ಬರು ಜೈಲುಪಾಲಾಗಿದ್ದರು. ಕೃಷ್ಣಮೃಗವನ್ನು ಬೇಟೆಯಾಡಿದ ಆರೋಪ ಹೊತ್ತು ಮತ್ತೊಬ್ಬ ನಟ ವರ್ಷಾನುಗಟ್ಟಲೆ ಕೋರ್ಟ್‌ಗೆ ಅಲೆದಾಡಿ ನಂತರ ಖುಲಾಸೆಗೊಂಡರು. ಇತ್ತೀಚೆಗೆ ಹೋಟೆಲೊಂದರಲ್ಲಿ ಕಾರ್ಮಿಕನೊಬ್ಬನ ಮೇಲೆ ಕನ್ನಡದ ಒಬ್ಬ ನಾಯಕನಟ ಹಲ್ಲೆ ಮಾಡಿದ್ದಾರೆ ಎನ್ನಲಾದ ಸುದ್ದಿ ವಿವಾದಕ್ಕೆ ಗುರಿಯಾಗಿದೆ.

ಇಂತಹ ಸಂದರ್ಭಗಳಲ್ಲೆಲ್ಲ ಕನ್ನಡದ ವರನಟ ಡಾ. ರಾಜ್‌ಕುಮಾರ್ ನೆನಪಾಗುತ್ತಾರೆ. ಜನಪ್ರಿಯತೆಯ ಉತ್ತುಂಗದಲ್ಲಿರುವ ವ್ಯಕ್ತಿಗಳು ಸಾರ್ವಜನಿಕ ಬದುಕಿನಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದಕ್ಕೆ ರಾಜ್‌ಕುಮಾರ್ ಮಾದರಿಯಾಗಿದ್ದಾರೆ. ಜನಪ್ರಿಯ ನಟನಟಿಯರ ಮಾತಂತಿರಲಿ, ಒಂದೆರಡು ಧಾರಾವಾಹಿಗಳಲ್ಲಿ ಅಭಿನಯಿಸಿದ ಕಾರಣಕ್ಕೇ ಅವರನ್ನು ಆರಾಧಿಸುವ, ಸೆಲೆಬ್ರೆಟಿಗಳನ್ನಾಗಿಸಿ ಹೊತ್ತು ಮೆರೆಸುವ ಈ ದಿನ ಮಾನಗಳಲ್ಲಿ, ಸಾರ್ವಜನಿಕವಾಗಿ ಪ್ರಖ್ಯಾತಿ ಪಡೆದವರು ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಾಗುತ್ತದೆ.

ನಮ್ಮ ಸುತ್ತ ನೂರಾರು ನಟನಟಿಯರಿದ್ದಾರೆ. ಆದರೆ ಕಲಾವಿದರ ಸಂಖ್ಯೆ ಅಪರೂಪ. ಕಲಾವಿದರಾಗಲು ಘನವಾದ ವ್ಯಕ್ತಿತ್ವವಿರಬೇಕು. ರಾಜ್ ತಮ್ಮ ಪಾತ್ರಗಳ ಆಯ್ಕೆಯಂತೆಯೇ ಬದುಕಿನಲ್ಲಿಯೂ ಅತ್ಯಂತ ಎಚ್ಚರ ವಹಿಸುತ್ತಿದ್ದರು. 'ಸಮಾಜದಲ್ಲಿ ಏನಿದೆಯೋ ಅದನ್ನು ತೋರಿಸ್ತೀವಿ ಅನ್ನುವ ಧೋರಣೆ ಸರಿಯಲ್ಲ. ಸಮಾಜ ಹೇಗಿರಬೇಕು ಎನ್ನುವ ಹೊಣೆಗಾರಿಕೆ ಕೂಡಾ ನಮಗಿದೆ. ಅದಿಲ್ಲದಿದ್ದರೆ ಚಲನಚಿತ್ರ ಕಲೆಯಾಗುವುದಿಲ್ಲ, ವ್ಯಾಪಾರವಾಗುತ್ತದೆ' ಎಂದಿದ್ದರು ರಾಜ್‌ಕುಮಾರ್.

ಮಹಾಕವಿ ಕುವೆಂಪು ಅವರಂತೆಯೆ ಘನವಾದ ಬದುಕನ್ನು ಬದುಕಿದವರು ಅವರು. ಇವರಿಬ್ಬರ ನಡುವೆ ಕೆಲವು ಸಾಮ್ಯತೆಗಳಿವೆ. ಕುವೆಂಪು ಬೀದಿಗಿಳಿಯದೆ ತಮ್ಮ ಸಾಹಿತ್ಯ ರಚನೆಯ ಮೂಲಕ ಹತ್ತು ಹಲವು ಜನಪರ ಹೋರಾಟಗಳಿಗೆ ಪ್ರೇರಣೆ ನೀಡಿರುವಂತೆಯೆ, ತಮ್ಮ ಸಾಮಾಜಿಕ ಕಾಳಜಿಯ ಚಲನಚಿತ್ರಗಳ ಮೂಲಕ ಜನಪರ ಹೋರಾಟಗಳಿಗೆ ಸ್ಫೂರ್ತಿಯಾದವರು ರಾಜ್. ಇಬ್ಬರೂ ಜಾತಿ-ಮತಗಳನ್ನು ಮೀರಿ ವಿಶ್ವಮಾನವರಾಗಿ ತಮ್ಮನ್ನು ಭಾವಿಸಿದವರು. ಮೊದಲು 'ಕರ್ನಾಟಕ ರತ್ನ' ಗೌರವ ಕುವೆಂಪು ಅವರಿಗೆ ಸಲ್ಲಬೇಕು ಎಂದು ರಾಜ್ ಹೇಳಿದರೆ, ನನ್ನ 'ವಿಶ್ವಮಾನವ ತತ್ವ'ವನ್ನು ಕರ್ನಾಟಕದ ಮೂಲೆ ಮೂಲೆಗಳಿಗೆ ತಲುಪಿಸಬಲ್ಲ ಏಕೈಕ ವ್ಯಕ್ತಿ ರಾಜ್‌ಕುಮಾರ್ ಎಂದಿದ್ದರು ಕುವೆಂಪು.

ಪ್ರೊ. ನಂಜುಂಡಸ್ವಾಮಿಯವರು ತೇಜಸ್ವಿಯವರಿಗೆ ಹೇಳಿದ್ದರೆನ್ನಲಾದ ಈ ಮಾತುಗಳು ಗಮನಾರ್ಹ– 'ಮೇಲ್ವರ್ಗದ ರಾಜಕಾರಣಾನ ಅವರೊಬ್ಬರೆ ಕಣಯ್ಯ ಡೈರೆಕ್ಟಾಗಿ ಕೌಂಟರ್ ಮಾಡಿ ಸಕ್ಸಸ್ ಆದೋರು. ನಾವ್ ಸೋತ್ವಿ... ರಾಜ್‌ಕುಮಾರ್ ಯಶಸ್ಸಿನ ಬಗ್ಗೆ ನಮಗೆಲ್ಲ ಬೆರಗಿತ್ತು. ಯಾಕೆಂದರೆ ಸ್ವಾತಂತ್ರ್ಯಾ ನಂತರದ ಕರ್ನಾಟಕದಲ್ಲಿ ರೈತ ಚಳವಳಿ, ದಲಿತ ಚಳವಳಿಗಿಂತ ದೊಡ್ಡ ಹೋರಾಟ ನಡೆಸಿದೋರು ರಾಜ್‌ಕುಮಾರ್. ಅದನ್ನ ನಾವ್ ಅರ್ಥ ಮಾಡ್ಕೊಳ್ಳಲಿಲ್ಲ ಅಷ್ಟೆ!'



ಗೋಕಾಕ್ ಚಳವಳಿಯ ಯಶಸ್ಸಿನ ನಂತರ ಮುಖ್ಯಮಂತ್ರಿಯಾಗುವ ಅವಕಾಶ ತಾನಾಗಿಯೇ ಒಲಿದು ಬಂದಿದ್ದರೂ ಅದನ್ನು ತಿರಸ್ಕರಿಸಿ ತಮ್ಮತನವನ್ನು ಮೆರೆದರು. ಇಂದು ಚಲನಚಿತ್ರಗಳಲ್ಲಿ ಹೆಸರು ಮಾಡಿದವರಲ್ಲಿ ಕೆಲವರು ಶಾಸಕ, ಮಂತ್ರಿಯಾಗಲು ಹೇಗೆಲ್ಲಾ ಹಪಹಪಿಸುತ್ತಿದ್ದಾರೆ ಎಂಬುದನ್ನು ನೋಡಿದಾಗ ರಾಜ್ ನಿಲುವಿನ ಮಹತ್ವದ ಅರಿವಾಗುತ್ತದೆ.

ತಮ್ಮನ್ನು ಅನುಸರಿಸುವ 'ಅಭಿಮಾನಿ ದೇವರು'ಗಳಿಗೆ ಅವರು ತಪ್ಪು ಸಂದೇಶಗಳನ್ನು ನೀಡಲಿಲ್ಲ. ತಮ್ಮೊಳಗೆ ಅಹಂ ಬಿಟ್ಟುಕೊಳ್ಳಲಿಲ್ಲ. ತಮ್ಮ ಎತ್ತರಕ್ಕೆ ಬಂಗಾರ ಸುರಿಯುವ ಆಮಿಷ ಒಡ್ಡಿದರೂ ಜಾಹೀರಾತು ಕಂಪನಿಗಳಿಗೆ ತಮ್ಮನ್ನು ಮಾರಿಕೊಳ್ಳಲಿಲ್ಲ. ಶೂಟಿಂಗ್ ವೇಳೆ ಸಹಪಂಕ್ತಿ ಭೋಜನ, ಕಷ್ಟದಲ್ಲಿದ್ದ ಕಲಾವಿದರಿಗೆ ತೆರೆಮರೆಯಲ್ಲಿ ನೆರವು- ಹೀಗೆ ಅವರು ಬದುಕಿದ ರೀತಿ ಅಪರೂಪದ್ದು.

ಹಿಂದೊಮ್ಮೆ ಕರ್ನಾಟಕದಲ್ಲಿ ನಟರೊಬ್ಬರ ಹುಚ್ಚಾಟವನ್ನು ಕಂಡ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು 'ಸಮಾಜ ಹಾಗೂ ಸಂಸ್ಕೃತಿಯನ್ನು ರಕ್ಷಿಸುವ ದೃಷ್ಟಿಕೋನದಲ್ಲಿ ಡಾ. ರಾಜ್‌ಕುಮಾರ್ ನಂತರ ಒಳ್ಳೆಯ ಸಿನಿಮಾಗಳು ಬರುತ್ತಿಲ್ಲ' ಎಂದಿದ್ದರು.

ರಾಜ್‌ಕುಮಾರ್ ಅಭಿನಯದ ಹಲವು ಕಲಾಕೃತಿಗಳನ್ನು ಸಾಹಿತ್ಯ ಕೃತಿಯಾಗಿ ನೋಡಲು ಅವಕಾಶವಿದೆ. ಅವರ ಕುರಿತಾಗಿ ನೂರಾರು ಗ್ರಂಥಗಳು ರಚನೆಯಾಗಿವೆ. ಸಾಕ್ಷ್ಯಚಿತ್ರಗಳನ್ನು ಸಂಗ್ರಹಿಸಲಾಗಿದೆ. ಅಧ್ಯಯನ ಕೇಂದ್ರಗಳು ಸ್ಥಾಪನೆಗೊಂಡಿವೆ. ನಿಜಜೀವನದಲ್ಲಿಯೂ ಹೀರೊ ತರಹ ವರ್ತಿಸಿ ಎಂದ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳ ಮಾತಿಗೆ ಉತ್ತರ ಎಂಬಂತೆ ರಾಜ್ ಬದುಕಿದ್ದರು.

ವಾಚಕರ ವಾಣಿ

ಹಾಲಕ್ಕಿ ಒಕ್ಕಲಿಗರ ಮರೆಯದಿರಿ

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ಅದರ ಚಟುವಟಿಕೆಗಳಿಗೆ ಸರ್ಕಾರ ₹ 500 ಕೋಟಿ ಅನುದಾನ ನೀಡಲು ಯೋಜಿಸಿರುವುದು ಸ್ವಾಗತಾರ್ಹವಾದ ಸಂಗತಿ. ಆದರೆ ಉತ್ತರ ಕನ್ನಡದ ಹಾಲಕ್ಕಿ ಒಕ್ಕಲಿಗರು ನಿಗಮದ ವ್ಯಾಪ್ತಿಗೆ ಸೇರ್ಪಡೆಯಾಗಿಲ್ಲ. ಹಾಲಕ್ಕಿಗಳದು ತಮ್ಮದೇ ಆದ ಭಾಷೆ, ಉಡುಗೆ, ತೊಡುಗೆ, ಜನಪದ ವೈವಿಧ್ಯದ ಮೂಲಕ ರಾಜ್ಯದ ಗಮನ ಸೆಳೆದ ಸಮುದಾಯವಾಗಿದೆ. ಅಲ್ಲದೆ ಎರಡು ಪದ್ಮಶ್ರೀ ಪ್ರಶಸ್ತಿಗಳು ಈ ಸಮುದಾಯಕ್ಕೆ ಬಂದಿರುವುದು ಸಮುದಾಯದ ಸಾಂಸ್ಕೃತಿಕ ಸಿರಿವಂತಿಕೆಗೆ ನಿದರ್ಶನ. ಹಾಡುವುದರ ಮೂಲಕವೇ ಮಾತನಾಡುವ ಸಂಸ್ಕೃತಿ ಎಂದು ಹೆಸರಾದ ಈ ಸಮುದಾಯವು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಆದರೆ, ಆರ್ಥಿಕವಾಗಿ ಬಡತನ ರೇಖೆಗಿಂತ ಕೆಳಗಿನ ಸ್ತರದಲ್ಲಿದೆ. ತುಳಿತಕ್ಕೊಳಗಾಗಿರುವ ಸಮುದಾಯವೂ ಹೌದು.

ಉದ್ದೇಶಿತ ನಿಗಮದಲ್ಲಿ ಹಾಲಕ್ಕಿ ಒಕ್ಕಲಿಗರಷ್ಟೇ ಅಲ್ಲ, ಉತ್ತರ ಕನ್ನಡದ ಕರೆ ಒಕ್ಕಲಿಗರು, ಗ್ರಾಮ ಒಕ್ಕಲಿಗರು ಕೂಡ ಸೇರ್ಪಡೆಯಾಗಲಿ. ಜೊತೆಗೆ ಕಳೆದೆರಡು ವರ್ಷಗಳ ಕೊರೊನಾ ವೈರಸ್, ಕೃಷಿ ಕೂಲಿ ಮಾಡಿಕೊಂಡು ಬದುಕುವ ಹಾಲಕ್ಕಿಗಳ ಬದುಕನ್ನು ಹೊಸಕಿ ಹಾಕಿದೆ. ಹೀಗಾಗಿ ಈ ಸಮುದಾಯದ ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು.

ಫಾಲ್ಗುಣ ಗೌಡ, ಅಚವೆ, ಅಂಕೋಲಾ

ಪುಕ್ಕಟೆ ಮನರಂಜನೆ!

ಕೆಲ ದಿನಗಳಿಂದ ಕೆಲ ಚಿತ್ರನಟರು, ನಿರ್ಮಾಪಕರು, ನಿರ್ದೇಶಕರ ವಾಕ್ಸಮರ, ವಾಗ್ಯುದ್ಧ ಸಾಗಿದೆ
ಬಹುಶಃ ಕೊರೊನಾದಿಂದ ಚಿತ್ರಮಂದಿರಗಳು ಮುಚ್ಚಿದ್ದುದರಿಂದ ಜನರಿಗೆ ಪುಕ್ಕಟೆ ಮನರಂಜನೆಗೆಂದು ಇದ್ದಿರಬಹುದು!

ನಗರ ಗುರುದೇವ್ ಭಂಡಾರ್ಕರ್, ಹೊಸನಗರ

ಜಲಮಾತೆಯ ಪೂಜೆಯೆಂದರೆ...

ರಾಜ್ಯದ ಜಲಾಶಯಗಳು ಭರ್ತಿಯಾದಾಗ ಜನಪ್ರತಿನಿಧಿಗಳು ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಸರಿಯಾದ ಪದ್ಧತಿಯನ್ನು ಅನುಸರಿಸಬೇಕು ಎಂಬ ಕೆ.ಪ್ರಭಾಕರ್ ಅವರ ಅಭಿಪ್ರಾಯ (ವಾ.ವಾ., ಜುಲೈ 19) ಸರಿಯಾಗಿದೆ. ಆದರೂ ಹಿಂದಿನಿಂದ ನಡೆದುಬಂದ ಪದ್ಧತಿ, ಈಗ ನಡೆಯಬೇಕಾದ ಪದ್ಧತಿ ಎಂದು ಚಿಂತಿಸುವ ಬದಲು, ಆ ಜಲಾನಯನ ಪ್ರದೇಶದಿಂದ ಪ್ರಯೋಜನ ಪಡೆಯುತ್ತಿರುವ ನಮ್ಮಂತಹ ಎಷ್ಟೋ ಫಲಾನುಭವಿಗಳು ಜವಾಬ್ದಾರಿಯುತರಾಗಿ ನಡೆದುಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಿ ಪುನರ್ಬಳಕೆ, ಸಂರಕ್ಷಣೆಯಂತಹ ಕೆಲಸಗಳನ್ನು ಸರಿಯಾಗಿ ಮಾಡಿದರೆ, ಅದಕ್ಕಿಂತ ದೊಡ್ಡ ಪೂಜೆ ತಾಯಿಗೆ ಬೇಕಿಲ್ಲ, ಆಕೆ ಬೇಡುವುದೂ ಇಲ್ಲ. ಅಷ್ಟಕ್ಕೇ ತೃಪ್ತಿಪಟ್ಟು ಎಲ್ಲರನ್ನೂ ಹರಸಿ ಕಾಪಾಡುತ್ತಾಳೆ.

ರವಿಕಿರಣ್ ಶೇಖರ್, ಬೆಂಗಳೂರು

ಕಾಲೇಜು ಆರಂಭ: ಅಭಿನಂದನಾರ್ಹ ನಿರ್ಧಾರ

ರಾಜ್ಯ ಸರ್ಕಾರವು ಇದೇ 26ರಿಂದ ಪದವಿ ತರಗತಿಗಳ ಆರಂಭಕ್ಕೆ ಅನುಮತಿ ಕೊಟ್ಟಿರುವುದು ಶೈಕ್ಷಣಿಕವಾಗಿ ಸ್ವಾಗತಾರ್ಹವಾದುದು. ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಿ, ಪಾಠ– ಪ್ರವಚನಗಳಲ್ಲಿ ಕ್ರಿಯಾಶೀಲರಾಗಿ ಪಾಲ್ಗೊಳ್ಳಲು ಕಾರಣವಾಗುವ ಈ ಕ್ರಮ ಅವರ ಶೈಕ್ಷಣಿಕ ಅಭ್ಯುದಯಕ್ಕೆ ಸಹಕಾರಿಯಾಗುವಂತಹುದು. ವಿದ್ಯಾರ್ಥಿಗಳ ಮನಸ್ಸು ಪ್ರಫುಲ್ಲಿತವಾಗಲು, ಅವರು ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸದೃಢರಾಗಿ ಬೆಳೆಯಲು ಅಗತ್ಯವಾದ ಭೌತಿಕ ಕಲಿಕಾ ಶೈಕ್ಷಣಿಕ ವಾತಾವರಣವು ಕಾಲೇಜಿನ ಕ್ಯಾಂಪಸ್‌ನಲ್ಲಿ ನೆಲೆಗೊಂಡ ತರಗತಿಗಳಿಂದ ಸಿಗುತ್ತದೆ.

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ ಬೆಳವಣಿಗೆ, ಸಾಂಸ್ಕೃತಿಕ ವಿನಿಮಯ, ಭಾಷಾ ಸಂವಹನ ಕೌಶಲ ವೃದ್ಧಿ, ಪರಸ್ಪರ ಸ್ನೇಹ ಮತ್ತು ಬಾಂಧವ್ಯ ಗಟ್ಟಿಗೊಳ್ಳುವಿಕೆ, ಬಹುರೂಪಿ ಸಮಾಜದ ವೈವಿಧ್ಯ ಪರಿಚಯವಾಗುವಿಕೆ, ತನ್ಮೂಲಕ ದೇಶಭಕ್ತಿ ವೃದ್ಧಿಸುವಿಕೆ ಅಂತಹವುಗಳೆಲ್ಲ ಸಾಧ್ಯವಾಗುವುದು ಭೌತಿಕ ತರಗತಿಗಳಿಂದ ಮಾತ್ರ ಎಂಬುದು ಎಲ್ಲರಿಗೂ ವೇದ್ಯವಾದ ಸಂಗತಿಯೇ ಆಗಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳ ಭಾವಕೋಶ ಮತ್ತು ಬುದ್ಧಿಕೋಶ ವಿಸ್ತರಿಸುವಿಕೆಯಲ್ಲಿ ಸರ್ಕಾರದ ನಿಲುವು ಅಭಿನಂದನಾರ್ಹವಾದುದು.

ಪ್ರೊ. ಎ.ವಿ.ನುಂಕಪ್ಪ, ಚಿತ್ರದುರ್ಗ

'ವೆಸ್ಟ್ ಮಿನಿಸ್ಟರ್ ಅಬೇ' ಇಲ್ಲೂ ಇರಬಾರದೇಕೆ?

ಸಾರ್ವಜನಿಕ ಸ್ಥಳಗಳನ್ನು ಸ್ಮಶಾನಗಳಾಗಿಸುತ್ತಿರುವುದರ ಬಗ್ಗೆ ಎನ್.ಎಸ್.ಶಂಕರ್ ಅವರು ಎತ್ತಿರುವ ವಿರೋಧ (ಪ್ರ.ವಾ., ಜುಲೈ 17) ಅತ್ಯಂತ ಸಕಾರಣವಾದುದು ಮತ್ತು ಸಕಾಲಿಕವಾದುದು. ಅವರು ಹೇಳಿರುವಂತೆ, ಯಾವುದೇ ಕ್ಷೇತ್ರದ ಪ್ರಸಿದ್ಧ ವ್ಯಕ್ತಿ ಮರಣ ಹೊಂದಿದಾಗ, ಒಂದಷ್ಟು ಜನ ಇಂಥದ್ದೇ ಸ್ಥಳದಲ್ಲಿ ಸ್ಮಾರಕ ನಿರ್ಮಿಸಬೇಕೆಂದು ಗುಂಪುಗೂಡಿ ಗಟ್ಟಿ ದನಿಯೆತ್ತಿಬಿಟ್ಟರೆ ಆ ವ್ಯಕ್ತಿಯ ಆದರ್ಶಗಳನ್ನು ಮೆಚ್ಚಿ ಅನುಸರಿಸುವವರಿಗೂ ಅವರ ಮೌಲ್ಯಗಳು ಮತ್ತು ವ್ಯಕ್ತಿತ್ವದ ಬಗ್ಗೆ ತೀರಾ ಪ್ರೀತಿ ಗೌರವಗಳಿರುವವರಿಗೂ ಹೀಗೆ ಸಾರ್ವಜನಿಕ ಸ್ಥಳಗಳನ್ನು ಸ್ಮಶಾನವಾಗಿಸುವುದು ಯಾವ ರೀತಿಯಲ್ಲೂ ಉಚಿತವಲ್ಲ ಎಂಬುದು ತಿಳಿದಿದ್ದರೂ, ಈ ದೊಡ್ಡ ಗುಂಪಿನ ವಿರುದ್ಧ ದನಿ ಎತ್ತುವುದು ಕಷ್ಟವೆನಿಸಿ ದಿವ್ಯಮೌನ ಅಥವಾ ಜಾಣಮೌನ ತಾಳಿಬಿಡುವುದೇ ಹೆಚ್ಚು.

ಸಾಹಿತಿಗಳ ಅಭಿಮಾನಿಗಳ ವಿರೋಧವನ್ನಾದರೂ ಕಟ್ಟಿಕೊಳ್ಳಬಹುದು, ಆದರೆ ದೇವತೆಗಳೂ ಅಸೂಯೆ ಪಡುವಷ್ಟರ ಮಟ್ಟಿಗೆ ಆರಾಧಿಸಲ್ಪಡುವ ಸಿನಿಮಾ ನಟರ ಅಭಿಮಾನಿಗಳನ್ನು ಎದುರು ಹಾಕಿಕೊಂಡು ಯಾರಾದರೂ ಬದುಕುವುದನ್ನು ಊಹಿಸಲು ಸಾಧ್ಯವೇ? ಇನ್ನು ಸರ್ಕಾರಕ್ಕಂತೂ ಯಾವುದೇ ವಿಚಾರದಲ್ಲಿ ಔಚಿತ್ಯ, ಅನೌಚಿತ್ಯಗಳಿಗಿಂತ ದೊಡ್ಡ ಸಮುದಾಯ ಅಥವಾ ಸಮೂಹವೊಂದರ ವಿರೋಧ ಕಟ್ಟಿಕೊಳ್ಳುವ ರಿಸ್ಕ್ ತೆಗೆದುಕೊಳ್ಳುವುದು ಬೇಡದ ವಿಚಾರ. ಹೀಗಾಗಿ ಬಾಯಿದ್ದವರು ಬರಗಾಲದಲ್ಲೂ ಬದುಕಿದರು ಎಂಬ ಗಾದೆಯನ್ನು ನಿಜ ಮಾಡುವ ಹಾಗೆ ಅಭಿಮಾನಿಗಳ ಇಲ್ಲವೆ ತೀರಿಕೊಂಡವರ ಆಪ್ತರ ಮಾತುಗಳಿಗೆ ಬೆಲೆ ಸಿಕ್ಕಿ, ಕಲಾಗ್ರಾಮದಂಥ ಸಾರ್ವಜನಿಕ ಸ್ಥಳಗಳು ಈಚಿನ ದಿನಗಳಲ್ಲಿ ಸ್ಮಶಾನಗಳಾಗುತ್ತಿರುವ ದುರಂತವನ್ನು ಕಾಣಬೇಕಾಗಿದೆ. ಸರ್ಕಾರ ಬೇಕಿದ್ದರೆ ಪ್ರತಿಷ್ಠಿತರಿಗಾಗಿಯೇ ಲಂಡನ್ನಿನ 'ವೆಸ್ಟ್ ಮಿನಿಸ್ಟರ್ ಅಬೇ' ಮಾದರಿಯಲ್ಲಿ ಒಂದು ಸಮಾಧಿ ಸ್ಥಳ ನಿಗದಿಪಡಿಸಲಿ. ಆಗಲಾದರೂ ಸಾರ್ವಜನಿಕ ಸ್ಥಳಗಳು ಸಮಾಧಿಸ್ಥಳಗಳಾಗುವುದು ತಪ್ಪಬಹುದು.

ಆರ್.ಲಕ್ಷ್ಮೀನಾರಾಯಣ, ಬೆಂಗಳೂರು

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor: Sudesha Doddapalya (Responsible for selection of news under the PRB Act). Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080 - 45557333, Editorial: 080 - 45557251, Circ: 1800-425-8009, Advt: 1800-425-8008. Also printed at Hubballi-Dharwad, Mangaluru, Kalaburagi, Davanagere, Mysuru and Hosapete. To know more about The Printers (Mysore) Private Ltd, visit www.printersmysore.com.

ಸಹಕಾರ ಸಚಿವಾಲಯ ‘ಹೆವಿವೇಟ್’ ಯಾಕೆಂದರೆ...

● ರಾಜಾರಾಂ ತಲ್ಲೂರು



ಒಕ್ಕೂಟ ಸರ್ಕಾರದ ಕೃಷಿ, ಸಹಕಾರ ಮತ್ತು ರೈತ ಕಲ್ಯಾಣ ಸಚಿವಾಲಯದಿಂದ ಸಹಕಾರ ಸಚಿವಾಲಯವನ್ನು ಪ್ರತ್ಯೇಕಗೊಳಿಸಿರುವುದು ಕೃಷಿ ಆದಾಯ ದುಪ್ಪಟ್ಟುಗೊಳಿಸುವ ಕೇಂದ್ರ ಸರ್ಕಾರದ ಯೋಜನೆಯ ಮಹತ್ವದ ಭಾಗ. ಕೃಷಿರಂಗಕ್ಕೆ ಹೊಸದಾಗಿ ‘ಬರಲಿರುವವರನ್ನು’ ಸ್ವಾಗತಿಸುವ ಮತ್ತು ‘ಹೊರ ತೆರಳಲಿರುವವರಿಗೆ’ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುವ ಆಯಕಟ್ಟಿನ ಮಧ್ಯವರ್ತಿ ತಾಣವಾಗಿ ಅದು ಮುಂದಿನ ದಿನಗಳಲ್ಲಿ ಕಾರ್ಯಾಚರಿಸಲಿದೆ. ಈ ಕಾರಣಕ್ಕಾಗಿಯೇ ಆ ಹೊಸ ಸಚಿವಾಲಯ ‘ಹೆವಿವೇಟ್’ ಆಗಿರುವುದು.

2019ರ ಲೋಕಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯು ತನ್ನ ಕೃಷಿ ಆದಾಯ ದುಪ್ಪಟ್ಟು ಯೋಜನೆಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರದ ಬಗ್ಗೆ ಸ್ಪಷ್ಟವಾಗಿ ಹೇಳಿದೆ. 2014ರ ಬಿಜೆಪಿ ಪ್ರಣಾಳಿಕೆಯಲ್ಲಿ ಈ ಸ್ಪಷ್ಟತೆ ಇರಲಿಲ್ಲ. ಹಾಗಾಗಿ, ಕೃಷಿ ಆದಾಯ ದುಪ್ಪಟ್ಟು ಎಂಬುದು, ಬಿಜೆಪಿಗೆ ಒಂದು ಅವಧಿಯ ಆಡಳಿತದ ಅನುಭವ ಪಡೆದ ಬಳಿಕ, ಬದಲಾಗಿರುವ ಸನ್ನಿವೇಶದಲ್ಲಿ ಹೊರಹೊಮ್ಮಿದ ಚಿಂತನೆ. ತನ್ನ ಯೋಜನೆಗಳೆಲ್ಲವನ್ನೂ ಅಲ್ಲಲ್ಲಿ ಗುಪ್ಪೆ ಮಾಡಿ, ಕಡೆಗೆ ಜೋಡಿಸುತ್ತಾ ಬರುವ ಎಂದಿನ ತಂತ್ರವನ್ನು ಒಕ್ಕೂಟ ಸರ್ಕಾರ ಇಲ್ಲೂ ಮುಂದುವರಿಸಿದೆ. ನಿಜಕ್ಕೆಂದರೆ, ಉದಾರೀಕರಣ ನೀತಿಯನ್ನು ದೇಶ ಒಪ್ಪಿಕೊಂಡ ಬಳಿಕ ಬಂದ ಎಲ್ಲ ಒಕ್ಕೂಟ ಸರ್ಕಾರಗಳೂ, ಜನ ಏನೆಂದಾರೋ ಎಂದು ಅಂಜಿಕೊಂಡು ನಿಧಾನಕ್ಕೆ ಮಾಡುತ್ತಾ ಬಂದಿರುವ ಅದೇ ಬದಲಾವಣೆಗಳನ್ನು, ಈ ಸರ್ಕಾರ ವೇಗ ಮತ್ತು ಮಾರ್ಕೆಟಿಂಗ್‌ನ ಬಾಜಾ ಭಜಂತ್ರಿಗಳ ಸಹಿತ ಮಾಡುತ್ತಿದೆ; ಅಷ್ಟೇ ವ್ಯತ್ಯಾಸ!

ರಾಜ್ಯಪಟ್ಟಿಯಲ್ಲಿ ಅಪ್ರಸ್ತುತಗೊಳ್ಳಲಿರುವ ಸಹಕಾರ ಕೃಷಿಯಲ್ಲಿ ಕಚ್ಚಾವಸ್ತು, ತಂತ್ರಜ್ಞಾನ, ಸಂಸ್ಕರಣೆ, ದಾಸ್ತಾನು, ಲಾಜಿಸ್ಟಿಕ್ಸ್ ಮತ್ತು ಮಾರುಕಟ್ಟೆ ರಂಗಗಳಲ್ಲಿ ಈಗಾಗಲೇ ತಮ್ಮನ್ನು ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಪೊರೇಟ್ ಕೃಷಿ ಕಂಪನಿಗಳಿಗೆ ಈಗ ಬಾಕಿ ಉಳಿದಿರುವುದು, ನೇರವಾಗಿ ಕೃಷಿ ರಂಗದಲ್ಲಿ ಉತ್ಪಾದನೆಗೆ ಪೂರ್ಣ ಪ್ರಮಾಣದಲ್ಲಿ ಇಳಿಯುವ ಪ್ರಕ್ರಿಯೆ. ರಾಷ್ಟ್ರವ್ಯಾಪಿ ವ್ಯವಹಾರ ಹೊಂದಿರುವುದರಿಂದ, ಅವು ಬೇರೆ ಬೇರೆ ರಾಜ್ಯಗಳಲ್ಲಿ ರೈತ ಉತ್ಪಾದಕ ಸಂಸ್ಥೆಗಳ ಜೊತೆ ಸೇರಿಕೊಳ್ಳುವುದಕ್ಕೆ ಅನುಕೂಲಕರವಾಗುವ ಕಾನೂನು ಚೌಕಟ್ಟೊಂದನ್ನು ರೂಪಿಸುವುದು ಅಗತ್ಯವಿತ್ತು.

ಇದೇ ವೇಳೆಗೆ, ಗ್ರಾಮೀಣ ಸಹಕಾರಿ ಸಂಸ್ಥೆಗಳ ಸುಧಾರಣೆಗಾಗಿ ಹದಿನೈದು ವರ್ಷಗಳ ಹಿಂದೆ ಎ. ವೈದ್ಯನಾಥನ್ ಸಮಿತಿ ಮಾಡಿದ ಶಿಫಾರಸುಗಳಲ್ಲಿ ಸಹಕಾರಿ ಸಂಸ್ಥೆಗಳನ್ನು ಸ್ವತಂತ್ರ ‘ಬಾಡಿ ಕಾರ್ಪೋರೇಟ್’ಗಳಾಗಿ ಬೆಳೆಸಬೇಕೆಂಬ ಸಲಹೆ ಇತ್ತು; ಆ ಸಂಸ್ಥೆಗಳ ಆರ್ಥಿಕ ಶಿಸ್ತಿನ ಮೇಲ್ವಿಚಾರಣೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಪಾತ್ರವನ್ನು ಹೆಚ್ಚಿಸುವ ಸಲಹೆಯನ್ನೂ ನೀಡಲಾಗಿತ್ತು. ಜೊತೆಗೆ ಮೂರು ಹಂತಗಳಲ್ಲಿರುವ ಸಹಕಾರಿ ವ್ಯವಸ್ಥೆಯನ್ನು ಎರಡು ಹಂತಗಳಿಗೆ ಇಳಿಸಿ, ಪರಿಣಾಮಕಾರಿಗೊಳಿಸಬೇಕೆಂದು ಸೂಚಿಸಲಾಗಿತ್ತು. ಇದನ್ನು ಅನುಷ್ಠಾನಗೊಳಿಸುವಂತೆ ಆರ್‌ಬಿಐ ಇತ್ತೀಚೆಗೆ ರಾಜ್ಯಗಳಿಗೆ ಸೂಚಿಸಿತ್ತು.

ಪ್ರತ್ಯೇಕ ಸಚಿವಾಲಯ ರಚನೆಯ ಮೂಲಕ ‘ಸಹಕಾರ’ವನ್ನು ಅಚ್ಚುಕಟ್ಟಾಗಿ ಸಂವಿಧಾನದ ಏಳನೇ ಷೆಡ್ಯೂಲಿನಲ್ಲಿ ರಾಜ್ಯ ಪಟ್ಟಿಯಿಂದ ಅಪ್ರಸ್ತುತಗೊಳಿಸುವ ಪ್ರಕ್ರಿಯೆ ಸುಗಮ ಆದಂತಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಯಾವ ರೀತಿಯಲ್ಲಿ ರದ್ದುಪಡಿಸದೆಯೇ ಅಪ್ರಸ್ತುತಗೊಳಿಸಲಾಗಿದೆಯೋ, ಬಹುತೇಕ ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಸಹಕಾರ ಸಂಸ್ಥೆಗಳು, ಹೆಚ್ಚು ಹಸಿರಾಗಿರುವ ಒಕ್ಕೂಟ ಸರ್ಕಾರದ ತೆಕ್ಕೆಗೆ ದಾಟಿಹೋಗುವುದಕ್ಕೆ ದಾರಿ ಮಾಡಿಕೊಡಲಾಗಿದೆ. ಎಫ್‌ಪಿಒ/ಎಫ್‌ಪಿಸಿ, ಬಹುರಾಜ್ಯ ಸಹಕಾರ ಸಂಘಗಳ ಭರಾಟೆಯಲ್ಲಿ, ರಾಜ್ಯ ಸರ್ಕಾರಗಳ ಸಹಕಾರ ಇಲಾಖೆಗಳು ದಿನಕಳೆದಂತೆ ಅಪ್ರಸ್ತುತಗೊಳ್ಳಲಿವೆ.



ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಅಮೃತಸರದಿಂದ ಜುಲೈ ಐದರಂದು ಹೊರಟಿದ್ದ ರೈತರು –ಪಿಟಿಐ ಚಿತ್ರ

‘ವ್ಯವಹಾರ’ ಸಚಿವಾಲಯ!

ಇಂತಹದೊಂದು ಬದಲಾವಣೆಯ ಪರಿಣಾಮವಾಗಿ, ಇನ್ನು ಒಂದೆರಡು ವರ್ಷಗಳೊಳಗೆ ‘ಸಹಕಾರ’ ಸಚಿವಾಲಯ ಸಹಜವಾಗಿಯೇ ‘ವ್ಯವಹಾರ’ ಮಂತ್ರಾಲಯವಾಗಿ ಗಿಜಿಗುಡಲಿದೆ. ಗಾತ್ರ ಆಧಾರಿತ ಕೃಷಿ ಆರ್ಥಿಕತೆ ಮುನ್ನೆಲೆಗೆ ಬರಲಿದೆ. ಅಂದರೆ, ಕೃಷಿ ರಂಗಕ್ಕೆ ಹೊಸದಾಗಿ ಕಾಲಿಡಲಿರುವ ಸೂಟುಬೂಟಿನವರನ್ನು ‘ಒಳಗೊಳ್ಳುವುದಕ್ಕೆ’ ಸಂಬಂಧಿಸಿದ ಚಟುವಟಿಕೆಗಳು ವೇಗ ಪಡೆಯಲಿವೆ:

- ಮುಕ್ತವಾಗಿ ರೈತ ಉತ್ಪಾದಕ ಸಂಸ್ಥೆಗಳಾಗಿ ಪರಿವರ್ತನೆಗೊಳ್ಳಲು ಆಸಕ್ತ ಸಹಕಾರಿ ಸೊಸೈಟಿಗಳಿಗೆಲ್ಲ ಅವಕಾಶ ಮಾಡಿಕೊಡುವುದು ಮತ್ತು ಅವನ್ನು ಒಕ್ಕೂಟ ಸರ್ಕಾರದ ಕಂಪನಿ ವ್ಯವಹಾರ ಕಾಯ್ದೆಯ ಅಡಿ ತರುವುದು
- ಇಲ್ಲಿಯ ತನಕ ರೈತರಿಗೆ ಪರಕೀಯರಾಗಿದ್ದ ಸೂಟುಬೂಟಿನ ‘ಕೃಷಿ ಸೇವಾದಾತರು’ ಮತ್ತು ‘ದಲ್ಲಾಳಿಗಳು’ ಅಧಿಕೃತವಾಗಿ ಕೃಷಿರಂಗದ ಭಾಗವಾಗಲು ಅವಕಾಶ ಮಾಡಿಕೊಡುವುದು
- ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾರುಕಟ್ಟೆ, ದಾಸ್ತಾನು, ಆಹಾರ ಸಂಸ್ಕರಣೆ ಮತ್ತಿತರ ಕ್ಷೇತ್ರಗಳಿಗೆ ಕಾರ್ಪೊರೇಟ್ ಶಕ್ತಿಗಳ ಪ್ರವೇಶವನ್ನು ಸುಲಭಗೊಳಿಸುವುದು
- ರೈತರ ಕಷ್ಟಕ್ಕೆ ಈ ತನಕ ಸಿಗುತ್ತಿದ್ದ ಸಬ್ಸಿಡಿಗಳು, ವಿಮೆ, ವಿದ್ಯುತ್ ಇತ್ಯಾದಿಗಳನ್ನು ಹೊಸ ರೈತರಿಗೆ ವ್ಯವಸ್ಥಿತವಾಗಿ ಹರಿವಾಣದಲ್ಲಿಟ್ಟು ಒದಗಿಸುವುದು
- ದೇಶದ ಶೇ 90ರಷ್ಟು ಗ್ರಾಮ ಭಾರತಕ್ಕೆ ಸೇರಿದ ಸುಮಾರು 60 ಕೋಟಿ ಜನ ಮತ್ತು ₹ 12.5 ಲಕ್ಷ ಕೋಟಿಯಷ್ಟು ಆರ್ಥಿಕ ಸಂಪನ್ಮೂಲಗಳನ್ನು ಹೊಂದಿರುವ 8.5 ಲಕ್ಷ ಸಹಕಾರಿ ಸಂಸ್ಥೆಗಳ ಬೃಹತ್ ವ್ಯವಸ್ಥೆ ತನ್ನನ್ನು ಕಾರ್ಪೊರೇಟ್ ವಾತಾವರಣಕ್ಕೆ ಒಡ್ಡಿಕೊಳ್ಳುವುದು.

ಇವರಿಗೆ ಹೊರಹಾದಿ

ಸಹಜವಾಗಿಯೇ ಇಲ್ಲಿಯ ತನಕ ಮಣ್ಣಿನ ಮಕ್ಕಳಾಗಿದ್ದ ಸಣ್ಣ ಮತ್ತು ಮಧ್ಯಮ ರೈತರು, ಭೂರಹಿತ ಕೃಷಿ ಕಾರ್ಮಿಕರು ಮತ್ತಿತರರಿಗೆ ಗೌರವಪೂರ್ವಕ ಹೊರಹಾದಿಯೊಂದು ಕೂಡ ಇದೇ ಸಹಕಾರ ಇಲಾಖೆಯ ಮೂಲಕ ಸಿದ್ಧವಾಗಲಿದೆ. ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳೂ ಇದೇ ‘ವ್ಯವಹಾರ’ ಮಂತ್ರಾಲಯದಲ್ಲಿ ಗಿಜಿಗುಡಲಿವೆ:

- ದಾಸ್ತಾನು, ಸಂಸ್ಕರಣೆ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಉದ್ಯೋಗಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲಗಳ ತರಬೇತಿ, ಕೌಶಲಾಭಿವೃದ್ಧಿ ಇತ್ಯಾದಿ ಚಟುವಟಿಕೆಗಳು ವೇಗ ಪಡೆಯಲಿವೆ
- ಸಣ್ಣ ಹಿಡುವಳಿದಾರರು ಮತ್ತು ಅವರಲ್ಲಿ ಗುತ್ತಿಗೆ ಕೃಷಿ ಮಾಡಿಸಿಕೊಳ್ಳಲು ಬರುವ ಕಾರ್ಪೊರೇಟ್ ಸಂಸ್ಥೆಗಳ ನಡುವಿನ ಒಪ್ಪಂದ-ವ್ಯವಹಾರಗಳನ್ನು ಸಹಕಾರ ಸಚಿವಾಲಯವು ಹೆಚ್ಚಿನಂಶ ತನ್ನ ತೆಕ್ಕೆಗೆ ತೆಗೆದುಕೊಂಡು, ಅದಕ್ಕೊಂದು ದೇಶವ್ಯಾಪಿ ಕಾನೂನಿನ ಚೌಕಟ್ಟು ಒದಗಿಸಲಿದೆ. ಈ ಕೃಷಿ ಗುತ್ತಿಗೆಯನ್ನು ಸಿವಿಲ್ ನ್ಯಾಯಾಲಯಗಳ ವ್ಯಾಪ್ತಿಯಿಂದ ಹೊರಗಿರಿಸಲಾಗಿದೆ ಎಂಬುದು ಗಮನಿಸಬೇಕಾದ ಅಂಶ. ಜೊತೆಗೆ, ಇಲ್ಲಿ ಹಸ್ತಕ್ಷೇಪದ ತನ್ನ ಹಕ್ಕನ್ನು ಒಕ್ಕೂಟ ಸರ್ಕಾರ ಕಾನೂನಿನಲ್ಲೇ ಕಾಯ್ದಿರಿಸಿಕೊಂಡಿದೆ
- ಈಗ ಅಪಾರದರ್ಶಕವಾಗಿರುವ, ಆದರೆ ಮುಂದೆ ಕಾಣಿಸಿಕೊಳ್ಳಲಿರುವ ಕೃಷಿ ಭೂಮಿ ಪೂಲಿಂಗ್, ನೀರಾವರಿಯ ಹೊಸ ಸಹಕಾರಿ ವ್ಯವಸ್ಥೆ ಮತ್ತಿತರ ರಂಗಗಳಲ್ಲಿ ರೈತರು ಮತ್ತು ಕಾರ್ಪೊರೇಟ್ ಸಂಸ್ಥೆಗಳ ನಡುವೆ ಮಧ್ಯಸ್ಥಿಕೆಯ ಪಾತ್ರವನ್ನು ಹೆಚ್ಚಿನಂಶ ಇದೇ ಸಹಕಾರ ಮಂತ್ರಾಲಯ ವಹಿಸಲಿದೆ

ಸೂಟು-ಬೂಟಿನ ರೈತರ ಸಂಬಂಧ

ಮುಂದಿನ ದಿನಗಳಲ್ಲಿ ರೈತ-ವ್ಯಕ್ತಿ-ಉತ್ಪಾದಕ-ಸಂಸ್ಥೆ-ಕಂಪನಿ- ಇವುಗಳ ನಡುವೆ ಏರ್ಪಡಲಿರುವ ಸಂಬಂಧಗಳ ಸ್ವರೂಪ ಇದು:

- ‘ರೈತ’ ಎಂದರೆ, ಕೃಷಿ ಉತ್ಪಾದನೆಯಲ್ಲಿ ತೊಡಗಿರುವ ವ್ಯಕ್ತಿಗಳು ಅಥವಾ ರೈತ ಉತ್ಪಾದಕ ಸಂಸ್ಥೆಗಳು
- ‘ವ್ಯಕ್ತಿ’ ಅಂದರೆ, ವ್ಯಕ್ತಿ, ಪಾಲುದಾರಿಕೆ ಸಂಸ್ಥೆ, ಕಂಪನಿ, ಲಿಮಿಟೆಡ್ ಲಯಬಿಲಿಟಿ ಪಾಲುದಾರಿಕೆ, ಸಹಕಾರಿ ಸೊಸೈಟಿ, ಸೊಸೈಟಿ ಅಥವಾ ಕೇಂದ್ರ-ರಾಜ್ಯ ಸರ್ಕಾರಗಳಿಂದ ಈ ಕಾರ್ಯಕ್ರಮಕ್ಕಾಗಿ ನೋಂದಾಯಿತವಾದ ಯಾವುದೇ ಗುಂಪು
- ‘ರೈತ ಉತ್ಪಾದಕ ಸಂಸ್ಥೆಗಳು’ ಎಂದರೆ, ಕಾನೂನಿನನ್ವಯ ನೋಂದಣಿ ಆಗಿರುವ ರೈತರ ಗುಂಪುಗಳು ಅಥವಾ ಸಂಸ್ಥೆಗಳು (ಕೃಷಿ ಕಾಯ್ದೆ 2020)
- ‘ಉತ್ಪಾದಕ’ ಎಂದರೆ ಪ್ರಾಥಮಿಕವಾಗಿ ಉತ್ಪಾದನೆಗೆ ಸಂಬಂಧಿಸಿದಂತೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ
- ‘ಉತ್ಪಾದಕ ಕಂಪನಿ’ ಎಂದರೆ, ಕಂಪನಿ ಕಾಯ್ದೆಯ ಭಾಗ IX ಎ ಅಡಿ ನೋಂದಣಿ ಆಗಿರುವ ರೈತ ಉತ್ಪಾದಕ ಸಂಸ್ಥೆ
- ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ವ್ಯವಹರಿಸುವ ಯಾವುದೇ ಅಂತರ ರಾಜ್ಯ ಸಹಕಾರ ಸೊಸೈಟಿ ತನ್ನನ್ನು ಉತ್ಪಾದಕ ಕಂಪನಿ ಆಗಿ ನೋಂದಾಯಿಸಿಕೊಳ್ಳಬಹುದು (ಕಂಪನಿ ಕಾಯ್ದೆ 1956ರ ಭಾಗ IX 3)

ಲೇಖಕ: ಕೃಷಿ ಆಸಕ್ತ ಮತ್ತು ವಿಶ್ಲೇಷಕ

ರಾಜ್ಯದ ಅಧಿಕಾರ ಕಸಿಯುವ ಮುಂದುವರಿದ ಭಾಗ

ಸಹಕಾರ ಸಚಿವಾಲಯ ರಾಜ್ಯಗಳ ಪಟ್ಟಿಯಲ್ಲಿರುವ ಇಲಾಖೆ. ಈಗ ಕೇಂದ್ರ ಸರ್ಕಾರ ಈ ಇಲಾಖೆಯನ್ನು ಪ್ರತ್ಯೇಕವಾಗಿ ಮಾಡಲು ಹೊರಟಿದೆ. ಇದು ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸುವ, ದಬ್ಬಾಳಿಕೆ ನಡೆಸುವ ಪ್ರಯತ್ನ. ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಸಿಯುವ ಮುಂದುವರಿದ ಭಾಗ.

ನಮ್ಮ ಬದುಕಿನ ಎಲ್ಲ ಚಟುವಟಿಕೆಯಲ್ಲಿ ಸಹಕಾರ ಚಳವಳಿ ಅಡಗಿದೆ. ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ ಸಹಿತ ಎಲ್ಲ ಕ್ಷೇತ್ರಗಳನ್ನು ಸಹಕಾರಿ ಕ್ಷೇತ್ರ ವ್ಯಾಪಿಸಿಕೊಂಡಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾಗಿವೆ. ಈ ರೀತಿಯ ಸಚಿವಾಲಯ ಇದುವರೆಗೆ ಕೇಂದ್ರದಲ್ಲಿ ಇರಲಿಲ್ಲ. ಅಷ್ಟೇ ಅಲ್ಲ, ರಾಜ್ಯದ ಪಟ್ಟಿಯಲ್ಲಿರುವ ಇಲಾಖೆಗೆ ಕೇಂದ್ರದಲ್ಲಿ ಸಚಿವಾಲಯ ತೆರೆಯುವ ಪ್ರಯತ್ನವನ್ನು ಯಾರೂ ಮಾಡಿರಲಿಲ್ಲ. ಇದೀಗ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಕೇಂದ್ರ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯಗಳು ಸ್ವತಂತ್ರವಾಗಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಡಬೇಕೇ ಹೊರತು, ಅಧಿಕಾರವನ್ನು ಕಸಿದುಕೊಳ್ಳುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಬಾರದು.

ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ




ಸಾಮಾಜಿಕ ಪರಿವರ್ತನೆಗೆ ಸಹಕಾರಿ

ಬೇರುಮಟ್ಟದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆಗೆ ಸಹಕಾರ ಕ್ಷೇತ್ರ ಪ್ರಭಾವಶಾಲಿ ಎಂಬುದು ಸಾಬೀತಾಗಿದೆ. ಸಹನೌ ಯಶಃ ಎಂಬ ಮಾತಿನಂತೆ ಪರಸ್ಪರ ಯಶಸ್ಸಿಗೆ ಸಹಕಾರ ಕ್ಷೇತ್ರ ಮೂಲಾಧಾರ. ಜನರ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ನಿಜ ಅರ್ಥ ಮತ್ತು ಸ್ಫೂರ್ತಿಯೊಂದಿಗೆ ತಳಹಂತದಿಂದ ಪ್ರಜಾಪ್ರಭುತ್ವ ಬಲಪಡಿಸಲೂ ಈ ಕ್ಷೇತ್ರ ಸಹಕಾರಿ.

ಕೆಲವು ಸಹಕಾರಿ ಸಂಸ್ಥೆಗಳು ಪಟ್ಟಭದ್ರ ಹಿತಾಸಕ್ತಿಗಳ ಕೈಯಲ್ಲಿ ಸಿಲುಕಿ, ಅವರ ಕೈಗೊಂಬೆಯಾಗಿರುವುದು ದುರದೃಷ್ಟಕರ. ಈ ಹಿತಾಸಕ್ತಿಗಳು, ಷೇರುದಾರರ ಹಿತ ಮರೆತು, ತಮ್ಮ ಸ್ವಹಿತಾಸಕ್ತಿಗಾಗಿ ಆ ಸಂಸ್ಥೆಗಳನ್ನು ಚತುರತೆಯಿಂದ ದುರ್ಬಳಕೆ ಮಾಡುವುದರಲ್ಲಿ ಸಿದ್ಧಹಸ್ತವಾಗಿವೆ. ಆ ಮೂಲಕ ಸಮಾಜದ ದೊಡ್ಡ ಭಾಗದ ಮೇಲೆ ಒಂದು ರೀತಿಯಲ್ಲಿ ಹಿಡಿತ ಸಾಧಿಸಿವೆ. ಹೀಗಾಗಿ, ಸಹಕಾರಿ ಸಂಸ್ಥೆಗಳ ಆರ್ಥಿಕ ಸಬಲೀಕರಣದ ಮೂಲಕ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆ ಮತ್ತು ಅರ್ಥಪೂರ್ಣ ಪ್ರಜಾಪ್ರಭುತ್ವ ರೂಪಿಸುವ ಮೂಲ ಉದ್ದೇಶವೇ ನಾಶವಾಗುತ್ತಿದೆ.

ಸಹಕಾರಿ ಸಂಸ್ಥೆಗಳ ಸದಸ್ಯರು, ಖಾತೆದಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಸಹಕಾರಿ ಸಂಸ್ಥೆಗಳು ನಿಜಕ್ಕೂ ಅರ್ಥಪೂರ್ಣವಾಗಿ ತಮ್ಮ ಪಾತ್ರ ನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು, ಕೇಂದ್ರ ಸರ್ಕಾರ ಪ್ರತ್ಯೇಕ ಸಹಕಾರ ಸಚಿವಾಲಯವನ್ನೇ ರಚಿಸಿದೆ. ಅದು ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶಾಸಕಾಂಗ, ಕಾನೂನು ಮತ್ತು ಆಡಳಿತಾತ್ಮಕ ಚೌಕಟ್ಟು ಒದಗಿಸಲಿದೆ. ಸ್ವತಂತ್ರ ಭಾರತದ ಸಹಕಾರಿ ಚಳವಳಿಯ ಇತಿಹಾಸದಲ್ಲಿ ಇದು ಮೈಲಿಗಲ್ಲಾಗಲಿದೆ. ಮೊದಲ ಬಾರಿಗೆ, ಸಹಕಾರಿ ಸಂಸ್ಥೆಗಳು ಪಟ್ಟಭದ್ರ ಹಿತಾಸಕ್ತಿಗಳ ಹಿಡಿತಕ್ಕೆ ಒಳಗಾಗದೇ ಬಲವಾದ ಕಾನೂನು ಮತ್ತು ಶಾಸಕಾಂಗದ ಬೆಂಬಲದೊಂದಿಗೆ ನಿಜವಾದ ಸ್ವಾಯತ್ತೆ ಪಡೆಯಲಿವೆ. ಅತಿ ಸಣ್ಣ ಹಿಡುವಳಿಯ ಸಣ್ಣ ರೈತರು, ಸಣ್ಣ ವ್ಯಾಪಾರಿಗಳು, ಸ್ಥಳೀಯ ಚಿಲ್ಲರೆ ಮಾರಾಟಗಾರರು, ಅರ್ಥಪೂರ್ಣವಾಗಿ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಗೆ ಇಂಬು ನೀಡುವ ಈ ವಿಶೇಷ ಉದ್ದೇಶದ ವ್ಯವಸ್ಥೆಯಿಂದ ಪ್ರಯೋಜನ ಪಡೆಯಲಿದ್ದಾರೆ.

ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ




ನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಬೇಡ

ಕೇಂದ್ರ ಸರ್ಕಾರ ಸಹಕಾರ ಸಚಿವಾಲಯ ಆರಂಭಿಸಿರುವುದು ಉತ್ತಮ ಬೆಳವಣಿಗೆ. ಆದರೆ ಆ ಮೂಲಕ ಸರ್ಕಾರ ಸಹಕಾರ ಕ್ಷೇತ್ರವನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆಯೋ ಜನರಿಗೆ ಅನುಕೂಲ ಮಾಡಲು ಹೊರಟಿದೆಯೋ ಗೊತ್ತಿಲ್ಲ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದನ್ನು ನೋಡಿದ್ದೇವೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ನಾಯಕರು ಭ್ರಷ್ಟಾಚಾರವೆಸಗಲು ಆಸ್ಪದ ನೀಡಬಾರದು. 1994ರಿಂದ ಹಾಸನ ಹಾಲು ಒಕ್ಕೂಟದ ಅಧ್ಯಕ್ಷನಾಗಿದ್ದೇನೆ. ಇಲ್ಲಿವರೆಗೂ ಸಂಬಳ, ದಿನ ಭತ್ಯೆ, ಪ್ರಯಾಣ ಭತ್ಯೆ ಹಾಗೂ ಕಾರು ಸೌಲಭ್ಯ ಪಡೆದಿಲ್ಲ. ಒಕ್ಕೂಟದ ಅಧ್ಯಕ್ಷನಾದಾಗ ₹10 ಕೋಟಿ ವಹಿವಾಟು ಇತ್ತು. ಈಗ ₹ 2.5 ಸಾವಿರ ಕೋಟಿ ತಲುಪಿದೆ. ಆಡಳಿತದಲ್ಲಿ ಮೂಗು ತೂರಿಸದಿದ್ದರೆ ಸಹಕಾರಿ ರಂಗದಲ್ಲಿ ರೈತರಿಗೆ ಒಳ್ಳೆಯ ಕೆಲಸ ಮಾಡಲು ಸಾಧ್ಯ ಎಂಬುದಕ್ಕೆ ಇದು ಉದಾಹರಣೆ.

ಸಹಕಾರ ಕ್ಷೇತ್ರದ ನಿತ್ಯದ ಆಡಳಿತದಲ್ಲಿ ರಾಜ್ಯ-ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡದೇ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು. ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.

ಎಚ್.ಡಿ.ರೇವಣ್ಣ, ಹೊಳೆನರಸೀಪುರ ಕ್ಷೇತ್ರದ ಶಾಸಕ



ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ **9606038256**

ಖ್ಯಾತ ಚಿತ್ರ ಕಲಾವಿದ ರಾಜಾ ರವಿವರ್ಮ ಅವರು ರಚಿಸಿದ್ದರು ಎನ್ನಲಾದ ನಟಿಯೊಬ್ಬರ ಕಲಾಕೃತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಜೊತೆಗೆ 16ನೇ ಶತಮಾನದ ಮೊನಾಲಿಸಾ ಚಿತ್ರದೊಂದಿಗೆ ರವಿವರ್ಮ ಅವರ ಚಿತ್ರವನ್ನು ಕೊಲಾಜ್ ಮಾಡಲಾಗಿದೆ. ಈ ಎರಡೂ ಚಿತ್ರಗಳ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ‘ಎರಡೂ ಚಿತ್ರಗಳನ್ನು ಗಮನಿಸಿ. ಪ್ರಚಾರ ಲಾಬಿಗಳು ಹೇಗಿವೆ ಎಂಬುದರ ಕುರಿತು ಯೋಚಿಸಿ’ ಎಂಬ ಉಲ್ಲೇಖ ಇವೆ.



ಈ ಚಿತ್ರವನ್ನು ಲಾಜಿಕಲ್ ಇಂಡಿಯನ್ ಫ್ಯಾಕ್ಟ್ ಚೆಕ್ ವೇದಿಕೆ ಪರಿಶೀಲಿಸಿದೆ. ಚಿತ್ರದ ಕೆಳಭಾಗದಲ್ಲಿ ಮಸುಕಾದ ರೂಪದಲ್ಲಿ ಶ್ರುವಂ ಸ್ಟುಡಿಯೋಸ್ ಎಂಬ ಬರಹ ಇದೆ. ಗೂಗಲ್ ರಿವರ್ಸ್ ಇಮೇಜ್ ಬಳಸಿ ಪರಿಶೀಲಿಸಿದಾಗ, ಇದು ಪಿಂಟರೆಸ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಈ ಚಿತ್ರವು ರಾಜಾ ರವಿವರ್ಮ ಅವರ ಮೂಲ ಕಲಾಕೃತಿಯಲ್ಲ. ಈ ಚಿತ್ರವು ರವಿವರ್ಮ ಅವರ ಕಲಾಕೃತಿಯ ಮರುಸೃಷ್ಟಿ ಎಂಬುದು ದೃಢಪಟ್ಟಿದೆ. ಚಿತ್ರದ ಅಡಿಬರಹದಲ್ಲೂ ಮರುಸೃಷ್ಟಿಯ ಬಗ್ಗೆ ಉಲ್ಲೇಖಿಸಲಾಗಿದೆ. ಇದೇ ಚಿತ್ರವನ್ನು ದಕ್ಷಿಣ ಭಾರತದ ನಟಿ ಸ್ವಾತಿ ರೆಡ್ಡಿ ಅವರು 2019ರ ಜೂನ್ 16ರಂದು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಗುಂಡಣ್ಣ



ಬೆರಗಿನ ಬೆಳಕು

ಗುರುರಾಜ ಕರಜಗಿ

ಮೋಹ-ದಾಹ

ಹೊರಗೆ ಹೊಳೆವೊಂದು ಹೊಳಪಿನ ಕಿರಣವೆನ್ನೆದೆಯೊ |
ಳುರಿಯನೆಬ್ಬಿಸಿ ಹೊಗೆಯನೆರಚಿ ಕಣ್ಣಳಿಗೆ ||
ಕೆರಳಿಪುದು ಕರಣಗಳ, ಮರಳಿಪುದು ಹರಣಗಳ |
ಹೊರಮೋಹವೊಳದಾಹ – ಮಂಕುತಿಮ್ಮ
|| 440 ||

ಪದ-ಅರ್ಥ: ಹೊಳೆವೊಂದು = ಹೊಳೆವ + ಒಂದು, ಕಿರಣವೆನ್ನೆದೆಯೊಳುರಿಯನೆಬ್ಬಿಸಿ = ಕಿರಣ + ಎನ್ನ + ಎದೆಯೊಳು + ಉರಿಯನ್ನು + ಎಬ್ಬಿಸಿ, ಹೊಗೆಯನೆರಚಿ = ಹೊಗೆಯನು + ಎರಚಿ(ಚೆಲ್ಲಿ), ಕರಣಗಳ = ಇಂದ್ರಿಯಗಳ, ಹೊರಮೋಹವೊಳ-ದಾಹ = ಹೊರಮೋಹ + ಒಳದಾಹ.

ವಾಚ್ಯಾರ್ಥ: ಹೊರಗೆ ಹೊಳೆಯುವ ಹೊಳಪಿನ ಕಿರಣವೊಂದು ನನ್ನ ಹೃದಯದಲ್ಲಿ ಉರಿಯನ್ನು ಏಳಿಸಿ, ಅದರ ಹೊಗೆ ನನ್ನ ಕಣ್ಣುಗಳನ್ನು ಮಂದಗೊಳಿಸಿ, ಇಂದ್ರಿಯಗಳನ್ನು ಕೆಣಕುತ್ತದೆ, ಪ್ರಾಣಗಳನ್ನು ಕಳೆಯುತ್ತದೆ. ಹೊರಗಿನ ಮೋಹದಿಂದ ಒಳಗೆ ದಾಹ.

ವಿವರಣೆ: ಪಕ್ಕದ ಮನೆಯವರು ಉದ್ದವಾದ ಕಾರು ತರುವವರೆಗೆ ನಮ್ಮ ಮನೆಯಲ್ಲಿ ನೆಮ್ಮದಿ ಇತ್ತು ಎಂಬ ಒಂದು ಸುಂದರವಾದ ಮಾತಿದೆ. ಕಾರು ನಮ್ಮದಲ್ಲ, ಪಕ್ಕದವರದು. ಆದರೆ ಅದರ ಸೊಬಗು, ಹೊಳಪು, ನಮ್ಮ ಮನಸ್ಸನ್ನು ಸೆಳೆಯುತ್ತದೆ. ಇದುವರೆಗೂ ಸುಂದರವಾಗಿ ಕಾಣುತ್ತಿದ್ದ ನಮ್ಮ ಕಾರು ಹಳೆಯದಾಗಿ, ವಸ್ತು ಸಂಗ್ರಹಾಲಯದ ವಸ್ತುವಾಗಿ, ಹೀನವಾಗಿ ಕಾಣತೊಡಗುತ್ತದೆ. ಪಕ್ಕದ ಮನೆಯವರ ಕಾರಿಗಿಂತ ಗೇಣು ಉದ್ದದ ಕಾರು ತರಲೇಬೇಕೆಂಬ ಆಸೆ ಹುಟ್ಟುತ್ತದೆ. ಅದಕ್ಕಾಗಿ ಪ್ರಯಾಸ, ಪ್ರಾಮಾಣಿಕವಾಗಿ ಅದನ್ನ ಪಡೆಯಲು ಅಸಾಧ್ಯವೆನ್ನಿಸಿದಾಗ ಗುರಿ ಮುಖ್ಯವಾಗಿ, ನೀತಿ ಜಾರಿ ಹೋಗುತ್ತದೆ. ಬದುಕು ತಳಮಳವಾಗುತ್ತದೆ. ಕಾರು ಒಂದು ಉದಾಹರಣೆ ಮಾತ್ರ. ಇಂಥ, ಇದಕ್ಕಿಂತ ಪ್ರಬಲವಾದ ಸೆಳೆತಗಳು ಬೇಕಾದಷ್ಟಿವೆ.

ರಾವಣ ಸಾಮಾನ್ಯನಲ್ಲ. ಆತ ಮಹಾಬ್ರಾಹ್ಮಣ. ಪ್ರಸಿದ್ಧವಾದ ರುದ್ರಾಭಿಷೇಕವಿಧಿಯನ್ನು ರಚನೆ ಮಾಡಿದವನು ರಾವಣ. ಮಹಾಶಿವಭಕ್ತ. ತನ್ನ ಎದೆಯನ್ನು ಸೀಳಿಕೊಂಡು, ನರಗಳನ್ನು ಹೊರಗೆಳೆದು, ಅವುಗಳನ್ನು ತಂತಿಯಂತೆ ಮೀಟಿ, ಹಾಡಿ, ಈಶ್ವರನನ್ನು ಒಲಿಸಿಕೊಂಡು, ಅವನ ಆತ್ಮಲಿಂಗವನ್ನು ಪಡೆದವನು ಅವನೊಬ್ಬನೆ. ಅವನು ವೇದಾಧಿಕಾರಿ. ಅವನಿಗೆ ಧರ್ಮ ಯಾವುದು, ಅಧರ್ಮ ಯಾವುದು ಎಂಬುದು ತಿಳಿದಿಲ್ಲ ಎನ್ನೋಣವೆ? ಅವನಿಗೆ ಕೇವಲ ಶಾಸ್ತ್ರಬಲ ಮಾತ್ರ ಇರಲಿಲ್ಲ, ಅಪಾರವಾದ ಶಸ್ತ್ರ ಹಾಗೂ ದೇಹಬಲವಿತ್ತು. ಆತ ಅದಮ್ಯನಾಗಿದ್ದ. ಆದರೆ ಸೋದರಿ ಶೂರ್ಪನಖಿ ಬಿಡಿಸಿದ ಸುಂದರ ಸೀತೆಯ ರೂಪ ಅವನ ಮನವನ್ನು ಕೆತ್ತಿತು. ಆಕೆಯನ್ನು ಕಂಡಾಗಲಂತೂ, ಅದರ ಸೆಳೆತ ಅವನಲ್ಲಿ ಕಾಮದಾಹವನ್ನು ಕೆರಳಿಸಿ, ಜ್ಞಾನವನ್ನು, ವಿವೇಕವನ್ನು ಕಳೆದುಬಿಟ್ಟಿತು. ಧರ್ಮಾಂಧನಾಗಿ, ಖಳನಾಯಕನಾಗಿ ತನ್ನದೇ ಸಮೃದ್ಧ ದೇಶದ ನೆಲದ ಮೇಲೆ ಬಿದ್ದು ಸಾಯುವಂತಾಯಿತು.

ಈ ಕಗ್ಗದ ಸಂದೇಶ ಇದೇ. ಹೊರಗೆ ಯಾವುದೋ ರೂಪ, ಆಸೆ ಹೊಳಪನ್ನು ಉಕ್ಕಿಸಿ, ಹೃದಯದಲ್ಲಿ ಉರಿಯನ್ನು ಎಬ್ಬಿಸುತ್ತದೆ, ಅದರ ಹೊಗೆ ಕಣ್ಣುಗಳನ್ನು ಆವರಿಸಿ, ದೃಷ್ಟಿಯನ್ನು ಮಂಕುಗೊಳಿಸುತ್ತದೆ. ಇಂದ್ರಿಯಗಳು ತಾಳ ತಪ್ಪಿ ಕುಣಿಯುತ್ತವೆ, ಶಕ್ತಿಗಳನ್ನು ಕಳೆದುಬಿಡುತ್ತವೆ. ನಮ್ಮ ಅಂತರಂಗದ ನಾಳಗಳು ತುಂಬ ತೆಳುವಾದ ಪೊರೆಯಿಂದ ಆದವುಗಳು. ಪೊರೆಯ ಬದಿಯಲ್ಲಿ ಯಾವುದೇ ಪ್ರಚೋದನೆ ಸಾಗಿ ಬಂದರೆ, ಅದು ನಾಳದ ಪೊರೆಯನ್ನು ಒತ್ತಿ, ಅದರೊಳಗೆ ಸೋಸಿ ಹೋಗಿ ಅಲ್ಲಿ ನಿದ್ರಿಸುತ್ತಿದ್ದ ಭಾವನೆಯ ಅಣುಗಳನ್ನು ಕೆಣಕಿ ಕೆರಳಿಸುತ್ತವೆ. ಹೊರಗೆ ಹುಟ್ಟಿದ ಮೋಹ, ಒಳಗೆ ದಾಹವಾಗಿ ಕಾಡುತ್ತದೆ.

ದಿನ ಭವಿಷ್ಯ

ಮಂಗಳವಾರ ಜುಲೈ 20, 2021

ಶ್ರೀಪ್ಲವ ನಾಮ ಸಂವತ್ಸರ ದಕ್ಷಿಣಾಯಣ ಗ್ರೀಷ್ಮ ಋತು ಆಷಾಢ ಮಾಸ ಶುಕ್ಲ ಪಕ್ಷ ಮಳೆ ನಕ್ಷತ್ರ ಪುಷ್ಯ ಏಕಾದಶಿ ಗಂ. 26-33 (ಹ. 4-47) ಮಂಗಳವಾರ ನಿತ್ಯ ನಕ್ಷತ್ರ ಅನುರಾಧ ಗಂ. 32-11 (ರಾ. 7-02) ಶುಕ್ಲನಾಮ ಯೋಗ ಗಂ. 31-52 ಭದ್ರೆ ಕರಣ ಗಂ. 26-33 ವಿಷ ಗಂ. 45-13 ಅಮೃತ ಗಂ. 8-7 ರಾಹುಕಾಲ: ಮ. ಗಂ. 3-00 ರಿಂದ 4-30 ಗುಳಿಕ ಕಾಲ ಮ. ಗಂ 12-00 ರಿಂದ 1-30 ಯಮಗಂಡ ಕಾಲ ಬೆ. ಗಂ 9-00 ರಿಂದ 10-30 : ಸೂರ್ಯೋದಯ: 6-06 ಸೂರ್ಯಾಸ್ತ: 6-46 ಅದೃಷ್ಟ ಸಂಖ್ಯೆ 6

ಮೇಷ: ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆಯನ್ನು ಕಂಡು ಮನೆಯವರೆಲ್ಲರಿಗೂ ಅತೀವ ಸಂತೋಷವಾಗಲಿದೆ. ಉನ್ನತ ವ್ಯಾಸಂಗದ ವಿಚಾರದಲ್ಲಿ ಚರ್ಚೆ, ಅನುಕೂಲಕರ ವಾತಾವರಣ. ಸಂಪನ್ಮೂಲ ಕೂಡಿಬರಲಿದೆ.

ವೃಷಭ: ವಿವಾಹ ಸಂಬಂಧಿ ವರಾನ್ವೇಷಣೆಗೆ ತೊಡಗುವುದಕ್ಕೆ ಸೂಕ್ತವಾದ ದಿನ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆಗೆ ಅವಕಾಶಗಳು ದೊರಕಲಿವೆ. ದೇವತಾನುಗ್ರಹದಿಂದ ಸರ್ವಕಾರ್ಯ ಸಿದ್ಧಿಯಾಗಲಿದೆ.

ಮಿಥುನ: ಕಚೇರಿಯಲ್ಲಿನ ನಿಮ್ಮ ಮೇಲಿನ ಭರವಸೆಗಳನ್ನು ದೃಢಪಡಿಸುವಿರಿ. ಬಂಧುಗಳ ಆಗಮನದಿಂದಾಗಿ ಮನೆಯಲ್ಲಿ ಸಂತಸ. ಉತ್ತಮ ಆರೋಗ್ಯದ ನಿಮಿತ್ತ ದೇವರ ಆರಾಧನೆ ಮಾಡಲಿದ್ದೀರಿ. ಕುಲದೇವರ ದರ್ಶನ ಭಾಗ್ಯ.

ಕರ್ಕಾಟಕ: ಉದ್ಯೋಗದ ಸ್ಥಳದಲ್ಲಿ ಅಧಿಕಾರಿಗಳಿಂದ ಹೆಚ್ಚಿನ ಬೆಂಬಲ ದೊರೆತು ಕಾರ್ಯ ಸುಗಮವಾಗಲಿದೆ. ಪ್ರೀತಿಪಾತ್ರರೊಂದಿಗೆ ಅನಿಸಿಕೆಗಳನ್ನು ಹಂಚಿಕೊಳ್ಳುವಿರಿ. ತಾಪತ್ರಯಗಳಿಂದ ಮುಕ್ತರಾಗಿ ನೆಮ್ಮದಿ.

ಸಿಂಹ: ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಆಸಕ್ತಿ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಹೆಚ್ಚಿನ ಅನುಕೂಲ ಮತ್ತು ಲಾಭ ದೊರಕಲಿದೆ.

ಕನ್ಯಾ: ಚಿತ್ರಕಲೆಯಲ್ಲಿ ತೊಡಗಿಕೊಂಡವರಿಗೆ ಸೃಜನಶೀಲತೆಯ ಉತ್ತುಂಗಕ್ಕೇರುವ ಅವಕಾಶ. ಮನಸ್ಸಿಗೆ ಮುದ ನೀಡುವ ಸಂಗತಿಗಳು ಜರುಗಲಿವೆ. ಜಟಿಲ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲಿದ್ದೀರಿ. ಸಂತಸದ ದಿನ.

ತುಲಾ: ಹೊಸ ಮನೆ ಕಟ್ಟುವ ಯತ್ನ ಈಡೇರಲಿದೆ. ವಯಸ್ಕರು ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ನಿರ್ಧಾರ ಮಾಡಲಿದ್ದೀರಿ. ದೇವತಾ ದರ್ಶನಕ್ಕಾಗಿ ಪ್ರಯಾಣ ಮಾಡುವ ಸಾಧ್ಯತೆ.

ವೃಶ್ಚಿಕ: ಕಾನೂನು, ಕಾಯ್ದೆ ವಿಚಾರದಲ್ಲಿ ಯಶಸ್ಸು ಗಳಿಸಲಿದ್ದೀರಿ. ನೇರ ನಡೆನುಡಿಯಿಂದಾಗಿ ಇತರರ ಮನಗೆದ್ದು ಸಂತಸ ಅನುಭವಿಸಲಿದ್ದೀರಿ. ಹೆಣೆದಿರುವ ತಂತ್ರಗಾರಿಕೆಯು ಫಲ ನೀಡಲಿದೆ. ದೇವಾಲಯ ದರ್ಶನ ಸಾಧ್ಯತೆ.

ಧನು: ಸಲಹೆಯನ್ನು ಬಯಸಿ ಬಂದವರಿಗೆ ನಿರಾಕರಿಸದೇ ಉತ್ತಮ ಸಲಹೆಗಳನ್ನು ನೀಡಿ ಅನುಕೂಲ ಹೊಂದಲಿದ್ದೀರಿ. ಮನೆಯ ವಹಿವಾಟಿನತ್ತ ವಿಶೇಷ ಗಮನ ಹರಿಸಲಿದ್ದೀರಿ. ಪಿತ್ರಾರ್ಜಿತ ಆಸ್ತಿಯು ಲಭ್ಯವಾಗಲಿದೆ.

ಮಕರ: ಹಣಕಾಸು ಸಮಸ್ಯೆಗಳು ಪರಿಹಾರವಾಗುವ ಲಕ್ಷಣಗಳು ಗೋಚರವಾಗುತ್ತಿವೆ. ಕೂಡಿಟ್ಟ ಬಂಡವಾಳದಿಂದಾಗಿ ನಿರೀಕ್ಷೆ ಮೀರಿದ ಲಾಭವನ್ನು ಹೊಂದಲಿದ್ದೀರಿ. ಸಂಗಾತಿಯೊಂದಿಗೆ ಸಂತಸವನ್ನು ಹಂಚಿಕೊಳ್ಳಲಿದ್ದೀರಿ.

ಕುಂಭ: ನಿತ್ಯದ ಕೆಲಸ ಕಾರ್ಯಗಳ ಬಗೆಗೆ ಹೆಚ್ಚಿನ ನಿಗಾ ವಹಿಸಲಿದ್ದೀರಿ. ಮನೆಯವರೊಂದಿಗೆ ದೇವತಾರಾಧನೆ ನಡೆಸಲಿದ್ದೀರಿ. ನೆನೆಗುದಿಗೆ ಬಿದ್ದಿರುವ ಕೆಲಸವೊಂದು ಪೂರ್ಣಗೊಂಡು ನೆಮ್ಮದಿ ನೀಡಲಿದೆ.


ಮೀನ: ಜೀವನಶೈಲಿಯಲ್ಲಿ ಬದಲಾವಣೆಯನ್ನು ಕಂಡುಕೊಳ್ಳುವಿರಿ. ಸ್ವಂತವಾಗಿ ವ್ಯಾಪಾರ, ವ್ಯವಹಾರ ನಡೆಸಲು ತೀರ್ಮಾನ ಕೈಗೊಂಡು ಉದ್ಯುಕ್ತರಾಗುವಿರಿ. ತಂದೆಯವರ ಸಹಕಾರದಿಂದಾಗಿ ವ್ಯವಹಾರದಲ್ಲಿ ಯಶಸ್ಸು.

ನಿಮ್ಮ ಜನ್ಮದಿನ 20-ಜುಲೈ: ಇಂದು ಅತ್ಯಂತ ಶುಭದಾಯಕ. ಆರಂಭದಿಂದಲೂ ಉತ್ತಮ ಫಲಗಳನ್ನೇ ಎದುರು ನೋಡುವಿರಿ. ಉತ್ತಮ ಆರೋಗ್ಯವನ್ನು ಹೊಂದಿ ಯೋಜಿಸಿದ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ಯಶಸ್ಸನ್ನು ಕಾಣುವಿರಿ. ಮನೋವಿಜ್ಞಾನಿಗಳು, ಸಂಶೋಧಕರು ತಮ್ಮ ಅಧ್ಯಯನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಿದ ಗೌರವಕ್ಕೆ ಪಾತ್ರರಾಗಲಿದ್ದೀರಿ.

ಪದಬಂಧ 4663 – ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ಮಂದಿಗೆಲ್ಲಾ ತಿಳಿದಿರುವಂಥದ್ದು (5)
3.ನೂರರ ಮೊತ್ತ (3)
5.ನಿಯೋಗವಿದ್ದರೆ ಮಾತ್ರ ಒಳ್ಳೆಯದಕ್ಕೆ ವ್ಯಯ (5)
7.ತಲೆಗೆ ಸುತ್ತಿಕೊಳ್ಳುವ ಬಟ್ಟೆ (3)
9.ಕೈಯಲ್ಲಿರುವ ಚಿಪ್ಪು (3)
11.ನಾರಾಯಣ ಋಷಿ ತೊಡೆಯಿಂದ ಜನಿಸಿದ ಅಪ್ಸರೆ (3)
13.ಹೊಲದ ಸುತ್ತ ಹರಡಿರುವ ಕಟ್ಟವಾಸನೆ (5)
15.ಮುದ್ರಿತ ಹಾಳೆಗಳನ್ನೆಲ್ಲಾ ಸೇರಿಸಿದ ಗ್ರಂಥ (3)
16.ಕೆಟ್ಟ ಉದ್ದೇಶಕ್ಕೆ ಬಳಕೆಯಾಗಿರುವುದು (5)

ಮೇಲಿಂದ ಕೆಳಕ್ಕೆ
1.ಲೋಕಕ್ಕೆಲ್ಲಾ ಪೂಜ್ಯನಾದವನು (4)
2.ಉಸಿರನ್ನು ಹೊರಕ್ಕೆ ಬಿಡುವುದು (3)
4.ಅಂತರಂಗ ಹೊಯ್ದಾಟದಲ್ಲಿರುವ ಅಲೆ! (3)
6.ಕಟಕಟೆಯಲ್ಲಿರುವವ ಬಹಳ ಹತ್ತಿರದವನು (3)
8.ಮಾತುಲನಾಡಿದ ನುಡಿ (2)
9.ಇನ್ನೂ ಕರು ಹಾಕದ ಮಣಕ (3)
10.ಪರ್ವತಾರೋಹಿಗೆ ಇದು ಸಂಕ್ರಮಣಕಾಲ (2)
12.ಕಲ್ಲಿನ ಆಯುಧಗಳನ್ನು ಬಳಸುತ್ತಿದ್ದ ಕಾಲ (4)
13.ಪುಳಕಗೊಳ್ಳುವಂಥಾ ಕಾಂತಿ! (3)
14.ತಂದೆ-ತಾಯಿ ಇರುವ ಮನೆ (3)



4662ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ: 1.ಆಟೋಪ 3.ಪರೀಕ್ಷೆ 5.ದಾವಣಿ 6.ಅವಸರ 8.ತಡಬಡ 10.ಅಂತರ್ದಾನ 12.ಜನ್ಮವಣ 13.ಕ್ರಿಯಾ 16.ಕ್ಷಣಿಕ 17.ಲೀಲಾವು
ಮೇಲಿಂದ ಕೆಳಕ್ಕೆ: 1.ಆಜ್ಞ 2.ಪತ್ತೇದಾರ 3.ಪರಿಣಿತ 4.ಕ್ಷೆಕ 7.ವಸಂತ 9.ಬಡವ 11.ನಕ್ಷತ್ರಕ 12.ಜಯಶಾಲಿ 14.ಮೋಕ್ಷ 15.ಕಾವು

ಸುಡೊಕು 5049

2		8		7			6	
			4		2	3		1
	3	1		5			8	
6		4		3			5	
5	7	2	6		9			8
				2			4	
3				1			9	
	2	5	8			6		7
1				6			2	

ಆಡುವುದು ಹೇಗೆ?
ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5048 ಸುಡೊಕು

9	5	3	8	6	4	7	1	2
7	4	6	1	3	2	9	5	8
8	1	2	7	5	9	6	3	4
2	8	7	6	1	5	4	9	3
3	6	4	2	9	7	1	8	5
5	9	1	4	8	3	2	7	6
6	7	5	3	4	1	8	2	9
4	2	9	5	7	8	3	6	1
1	3	8	9	2	6	5	4	7

ಹುಂಡೈ ಅಲ್ಕಾಜಾರ್: 11 ಸಾವಿರಕ್ಕೂ ಹೆಚ್ಚು ಬುಕಿಂಗ್

ನವದೆಹಲಿ (ಪಿಟಿಐ): ಈಚೆಗೆ ಬಿಡುಗಡೆ ಆಗಿರುವ ಅಲ್ಕಾಜಾರ್ ಎಸ್‌ಯುವಿ ಬುಕಿಂಗ್ 11 ಸಾವಿರಕ್ಕೂ ಹೆಚ್ಚು ಆಗಿದೆ ಎಂದು ಹುಂಡೈ ಮೋಟರ್ ಇಂಡಿಯಾ ಕಂಪನಿಯು ಸೋಮವಾರ ತಿಳಿಸಿದೆ.

ಕಂಪನಿಯು ಈ ಮಾದರಿಯ 5,600 ಎಸ್‌ಯುವಿಗಳನ್ನು ಗ್ರಾಹಕರಿಗೆ ಈಗಾಗಲೇ ವಿತರಣೆ ಮಾಡಿದೆ.

ಆರು ಹಾಗೂ ಏಳು ಆಸನಗಳ ಸಾಮರ್ಥ್ಯದ ಈ ವಾಹನದ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಪಾಲು ಹೆಚ್ಚಿಸಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದು ಕಂಪನಿಯ ಭಾರತದ ನಿರ್ದೇಶಕ ತರುಣ್ ಗರ್ಗ್ ಹೇಳಿದ್ದಾರೆ.

587 ಅಂಶ ಕುಸಿದ ಸೆನ್ಸೆಕ್ಸ್

ಮುಂಬೈ (ಪಿಟಿಐ): ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರದ ವಹಿವಾಟಿನಲ್ಲಿ 586 ಅಂಶ ಕುಸಿತ ದಾಖಲಿಸಿತು. ಏಪ್ರಿಲ್ 30ರ ನಂತರದಲ್ಲಿ ಸೆನ್ಸೆಕ್ಸ್ ಕಂಡಿರುವ ದೊಡ್ಡ ಕುಸಿತ ಇದು.

ಜಾಗತಿಕ ಮಾರುಕಟ್ಟೆಗಳಲ್ಲಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿದ್ದು ಹಾಗೂ ಕೆಲವು ಕಾರ್ಪೊರೇಟ್ ಕಂಪನಿಗಳ ತ್ರೈಮಾಸಿಕ ಫಲಿತಾಂಶ ನಿರೀಕ್ಷೆಗೆ ತಕ್ಕಂತೆ ಇಲ್ಲದಿದ್ದುದು ಈ ಕುಸಿತಕ್ಕೆ ಕಾರಣ ಎಂದು ವರ್ತಕರು ತಿಳಿಸಿದ್ದಾರೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 31 ಪೈಸೆ ಕುಸಿದಿದೆ.

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 171 ಅಂಶ ಇಳಿಕೆಯಾಯಿತು. ಕೊರೊನಾ ವೈರಾಣುವಿನ ಡೆಲ್ಟಾ ರೂಪಾಂತರಿ ತಳಿಯಿಂದಾಗಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳಿಂದಾಗಿ ಜಾಗತಿಕ ಷೇರುಪೇಟೆಗಳಲ್ಲಿ ಇಳಿಮುಖ ವಹಿವಾಟು ನಡೆಯಿತು.

'ಹಣಕಾಸು ವಲಯದ ಷೇರುಗಳು ಸೋಮವಾರದ ವಹಿವಾಟಿನಲ್ಲಿ ಇಳಿಕೆ ಕಂಡವು' ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಬಿನೋದ್ ಮೋದಿ ಹೇಳಿದ್ದಾರೆ. ಬಿಎಸ್‌ಇ ಮಿಡ್ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ಕೂಡ ಇಳಿಕೆ ದಾಖಲಿಸಿದವು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್ಲಿಗೆ ಶೇಕಡ 2.28ರಷ್ಟು ಇಳಿಕೆ ಆಗಿ, 71.91 ಡಾಲರ್‌ಗೆ ತಲುಪಿದೆ.

ಮುಂಬೈ ಧಾರಣೆ

ಶೇಂಗಾ

19-7-2021

ಜಾವಾ 70/80(ಹೊಸ)	10150-10200
ಜಾವಾ 80/90(ಹೊಸ)	9250-9300
ದಪ್ಪ ಮಧ್ಯಪ್ರದೇಶ(ಹೊಸ)	10000-10100
ದಪ್ಪ ಗುಜರಾತ್(ಹೊಸ)	9400-9500

ಶೇಂಗಾ ಎಣ್ಣೆ (10 ಕೆಜಿಗೆ)


ಕಚ್ಚಾ (ತೆರಿಗೆ ಬಿಟ್ಟು)	1490 (1460)
ಒಂದು ವಾರದ ಡೆಲಿವರಿ	1485 (1455)
ಸೋಯಾ ಕಚ್ಚಾ	1370 (1350)
ಪಾಮ್ ವಾರದ ಡೆಲಿವರಿ	1213 (1198)
ಸೂರ್ಯಕಾಂತಿ ಎಣ್ಣೆ ಕಚ್ಚಾ	1380 (1420)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10 ಗ್ರಾಂ
48,100 (47,950)
ಬೆಳ್ಳಿ ಕೆ.ಜಿ 67,900 (68,200)

ಆವರಣದಲ್ಲಿ ಶನಿವಾರದ ಧಾರಣೆ

ಷೇರುಪೇಟೆ ವಹಿವಾಟು 587



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	15,923
ಇಂದಿನ ಅಂತ್ಯ	15,752
▼	171
ದಿನದ ಕನಿಷ್ಠ	15,707

ವಿನಿಮಯ ದರ

$ ಡಾಲರ್	74.88
£ ಪೌಂಡ್	102.92
€ ಯುರೊ	88.22
¥ ಯೆನ್ (100ಕ್ಕೆ)	68

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು

100 ಮೊಟ್ಟೆಗೆ	₹525
12 ಮೊಟ್ಟೆಗೆ	₹70

ಮೈಸೂರು

100 ಮೊಟ್ಟೆಗೆ	₹525

ಲೋಕಸಭೆಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಪೆಟ್ರೋಲ್, ಡೀಸೆಲ್: ಸುಂಕ ಸಂಗ್ರಹ ₹ 3.35 ಲಕ್ಷ ಕೋಟಿ


ನವದೆಹಲಿ (ಪಿಟಿಐ): ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಳೆದ ವರ್ಷ ಗರಿಷ್ಠ ಮಟ್ಟಕ್ಕೆ ಏರಿಕೆ ಮಾಡಿದ ಬಳಿಕ ಸುಂಕ ಸಂಗ್ರಹವು ಶೇಕಡ 88ರಷ್ಟು ಹೆಚ್ಚಾಗಿದ್ದು ₹ 3.35 ಲಕ್ಷ ಕೋಟಿಗೆ ತಲುಪಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರು ಸೋಮವಾರ ಲೋಕಸಭೆಗೆ ಈ ಮಾಹಿತಿ ನೀಡಿದ್ದಾರೆ.

2020ರ ಏಪ್ರಿಲ್‌ನಿಂದ 2021ರ ಮಾರ್ಚ್‌ವರೆಗೆ ಪೆಟ್ರೋಲ್ ಮತ್ತು ಡಿಸೆಲ್ ಮೇಲಿನ ಎಕ್ಸೈಸ್ ಸುಂಕ ಸಂಗ್ರಹವು ₹ 3.35 ಲಕ್ಷ ಕೋಟಿಗೆ ಏರಿಕೆ ಆಗಿದೆ. ಅದಕ್ಕೂ ಹಿಂದಿನ ಆರ್ಥಿಕ ವರ್ಷದಲ್ಲಿ ಎಕ್ಸೈಸ್ ಸುಂಕ ಸಂಗ್ರಹವು ₹ 1.78 ಲಕ್ಷ ಕೋಟಿ ಆಗಿತ್ತು.

ಕೋವಿಡ್ ಸಾಂಕ್ರಾಮಿಕದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರವು ಭಾರಿ ಕುಸಿತ ಕಂಡಿದ್ದರ ಪ್ರಯೋಜನ ಪಡೆಯಲು ಕೇಂದ್ರ ಸರ್ಕಾರವು ಕಳೆದ ವರ್ಷ ಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಲೀಟರಿಗೆ ₹ 32.9ಕ್ಕೆ ಏರಿಕೆ ಮಾಡಿದೆ. ಅದಕ್ಕೂ ಮೊದಲು ಎಕ್ಸೈಸ್ ಸುಂಕವು ಲೀಟರಿಗೆ ₹ 19.98 ಆಗಿತ್ತು. ಅದೇ ರೀತಿ, ಡೀಸೆಲ್ ಮೇಲಿನ ಎಕ್ಸೈಸ್ ಸುಂಕವು ಲೀಟರಿಗೆ ₹ 15.83 ಇದ್ದಿದ್ದು ₹ 31.8ಕ್ಕೆ ಏರಿಕೆ ಆಗಿದೆ ಎಂದು ಅವರು ಲಿಖಿತ ಉತ್ತರ ನೀಡಿದ್ದಾರೆ.

ಎಕ್ಸೈಸ್ ಸುಂಕ ಸಂಗ್ರಹ (ಲಕ್ಷ ಕೋಟಿಗಳಲ್ಲಿ)





ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಿಸಲು ಹೇರಿದ ಲಾಕ್‌ಡೌನ್ ಮತ್ತು ಇತರೆ ನಿರ್ಬಂಧಗಳಿಂದಾಗಿ ಆರ್ಥಿಕ ಚಟುವಟಿಕೆಗಳು ಮತ್ತು ವಾಹನ ಸಂಚಾರ ತಗ್ಗಿತ್ತು. ಈ ಕಾರಣಗಳಿಂದಾಗಿ ಇಂಧನ ಮಾರಾಟ ಕಡಿಮೆ ಆಗಿದೆ. ಇಲ್ಲದಿದ್ದರೆ ತೆರಿಗೆ ಸಂಗ್ರಹವು ಇನ್ನಷ್ಟು ಹೆಚ್ಚಾಗುತ್ತಿತ್ತು.

2021-22ನೇ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ ಪೆಟ್ರೋಲ್ ದರವನ್ನು 39 ಬಾರಿ ಮತ್ತು ಡೀಸೆಲ್ ದರವನ್ನು 36 ಬಾರಿ ಹೆಚ್ಚಳ ಮಾಡಲಾಗಿದೆ. ಈ ಅವಧಿಯಲ್ಲಿ ಒಂದು ಬಾರಿ ಪೆಟ್ರೋಲ್ ದರ ಮತ್ತು ಎರಡು ಬಾರಿ ಡೀಸೆಲ್ ದರ ತಗ್ಗಿಸಲಾಗಿದೆ ಎಂದು ತೇಲಿ ಮಾಹಿತಿ ನೀಡಿದ್ದಾರೆ.

2020-21ರಲ್ಲಿ ಪೆಟ್ರೋಲ್ ದರವು 76 ಬಾರಿ ಹೆಚ್ಚಾಗಿದ್ದು 10 ಬಾರಿ ಇಳಿಕೆ ಆಗಿದೆ. ಡೀಸೆಲ್ ದರವು 73 ಬಾರಿ ಹೆಚ್ಚಾಗಿದ್ದರೆ 24 ಬಾರಿ ಇಳಿಕೆ ಆಗಿದೆ ಎಂದಿದ್ದಾರೆ.

ಪೆಟ್ರೋಲ್, ಡೀಸೆಲ್, ವಿಮಾನ ಇಂಧನ, ನೈಸರ್ಗಿಕ ಅನಿಲ ಮತ್ತು ಕಚ್ಚಾತೈಲದ ಮೇಲಿನ ಎಕ್ಸೈಸ್ ಸುಂಕ ಸಂಗ್ರಹವು ಈ ವರ್ಷದ ಏಪ್ರಿಲ್-ಜೂನ್ ಅವಧಿಯಲ್ಲಿ ₹ 1.01 ಲಕ್ಷ ಕೋಟಿ ಆಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

2020-21ರಲ್ಲಿ ಒಟ್ಟಾರೆ ಎಕ್ಸೈಸ್ ಸುಂಕ ಸಂಗ್ರಹವು ₹ 3.89 ಲಕ್ಷ ಕೋಟಿಗಳಷ್ಟಾಗಿದೆ.

ಸಂಕ್ಷಿಪ್ತ ಸುದ್ದಿ

ತಿರುಪತಿ: ₹1 ಕೋಟಿ ಮೌಲ್ಯದ ಖಡ್ಗ ಅರ್ಪಣೆ

ತಿರುಪತಿ(ಪಿಟಿಐ): ಹೈದರಾಬಾದ್‌ನ ಭಕ್ತರೊಬ್ಬರು ತಿರುಮಲದ ವೆಂಕಟೇಶ್ವರ ದೇವಾಲಯದಲ್ಲಿ ಐದು ಕಿಲೋ ಗ್ರಾಂ ತೂಕದ ಖಡ್ಗವನ್ನು ಸೋಮವಾರ ಅರ್ಪಿಸಿದ್ದಾರೆ.

ಈ ಭಕ್ತರು ಉದ್ಯಮಿಯಾಗಿದ್ದು, ದೇವರಿಗೆ ಪೂಜೆ ಸಲ್ಲಿಸಿ 'ಸೂರ್ಯಕಟಾರಿ' ಎನ್ನುವ ಖಡ್ಗವನ್ನು ಅರ್ಪಿಸಿದ್ದಾರೆ. ಈ ಖಡ್ಗವನ್ನು ಎರಡು ಕಿಲೋ ಗ್ರಾಂ ಚಿನ್ನ ಮತ್ತು ಮೂರು ಕಿಲೋ ಗ್ರಾಂ ಬೆಳ್ಳಿಯಿಂದ ತಯಾರಿಸಲಾಗಿದ್ದು, ಒಂದು ಕೋಟಿ ಮೌಲ್ಯದ್ದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಿರುಮಲ-ತಿರುಪತಿ ದೇವಸ್ಥಾನದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ. ವೆಂಕಟ ಧರ್ಮ ರೆಡ್ಡಿ ಈ ಖಡ್ಗವನ್ನು ಸ್ವೀಕರಿಸಿದ್ದಾರೆ.

ರಷ್ಯಾ: ಹೈಪರ್ ಸಾನಿಕ್ ಪರೀಕ್ಷೆ ಯಶಸ್ವಿ

ಮಾಸ್ಕೊ (ಎಪಿ): ರಷ್ಯಾ ಸೇನೆ ಸೋಮವಾರ ನಡೆಸಿದ ಹೊಸ ಜಿರ್ಕಾನ್ ಹೈಪರ್ ಸಾನಿಕ್ ಕ್ರೂಸ್ ಕ್ಷಿಪಣಿಯ ಮತ್ತೊಂದು ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ರಷ್ಯಾದ ಉತ್ತರದ ಶ್ವೇತ ಸಾಗರದಲ್ಲಿ ನೆಲೆಗೊಂಡಿರುವ ಅಡ್ಮಿರಲ್ ಗ್ರೋಷ್ಕೋವ್ ಯುದ್ಧ ನೌಕೆಯಿಂದ ಈ ಕ್ಷಿಪಣಿಯನ್ನು ಉಡಾಯಿಸಲಾಗಿದೆ. 350 ಕಿ.ಮೀ. ದೂರದಲ್ಲಿ ನಿಗದಿಪಡಿಸಿದ್ದ ಗುರಿಯನ್ನು ಈ ಕ್ಷಿಪಣಿ ಯಶಸ್ವಿಯಾಗಿ ಬೇಧಿಸಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.

ಜಿರ್ಕಾನ್ ಕ್ಷಿಪಣಿ ಶಬ್ದದ ಒಂಬತ್ತು ಪಟ್ಟು ವೇಗದಲ್ಲಿ ಹಾರಬಲ್ಲದು ಮತ್ತು 1,000 ಕಿಲೋಮೀಟರ್ (620 ಮೈಲಿ) ದೂರವನ್ನು ಇದು ಕ್ರಮಿಸಬಲ್ಲದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ದೇಶಕ್ಕೆ 'ಇದೊಂದು ಬಹುದೊಡ್ಡ ಮೈಲುಗಲ್ಲು' ಎಂದು ಅವರು ಹೇಳಿದ್ದಾರೆ.

ಸರ್ಕಾರಿ ನೌಕರನ ಮರು ನೇಮಕಕ್ಕೆ ಆದೇಶ

ಅಲಹಾಬಾದ್(ಪಿಟಿಐ): ಮದುವೆಯಾಗಿದ್ದರೂ ಮಹಿಳೆಯೊಬ್ಬರ ಜತೆ ಸಹ ಜೀವನ ನಡೆಸುತ್ತಿದ್ದ ಸರ್ಕಾರಿ ಉದ್ಯೋಗಿಯೊಬ್ಬರನ್ನು ವಜಾಗೊಳಿಸಿರುವ ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.

ಈ ವ್ಯಕ್ತಿಯನ್ನು ಮರು ನೇಮಿಸಿಕೊಳ್ಳಬೇಕು ಮತ್ತು ಅಲ್ಪಮೊತ್ತದ ದಂಡವನ್ನು ವಿಧಿಸಬೇಕು ಎಂದು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಆದರೆ, ವಜಾಗೊಳಿಸಿದ ದಿನದಿಂದ ಇಲ್ಲಿಯವರೆಗಿನ ಬಾಕಿ ವೇತನವನ್ನು ನೀಡಬಾರದು ಎಂದು ನ್ಯಾಯಮೂರ್ತಿ ಭಟಿಯಾ ಅವರು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಸಹ ಜೀವನ ನಡೆಸುತ್ತಿದ್ದ ಮಹಿಳೆಯಿಂದಲೂ ವರ್ಮಾಗೆ ಮೂವರು ಮಕ್ಕಳಿದ್ದಾರೆ.

'ಅದಾನಿ ಸಮೂಹದ ಕಂಪನಿಗಳ ವಿರುದ್ಧ ತನಿಖೆ'

ನವದೆಹಲಿ (ಪಿಟಿಐ): ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯವು (ಡಿಆರ್‌ಐ) ಅದಾನಿ ಸಮೂಹಕ್ಕೆ ಸೇರಿದ ಕೆಲವು ಕಂಪನಿಗಳ ವಿರುದ್ಧ, ನಿಯಮಗಳನ್ನು ಪಾಲಿಸದ ಆರೋಪದ ಅಡಿ ತನಿಖೆ ನಡೆಸುತ್ತಿವೆ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಸೋಮವಾರ ತಿಳಿಸಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, 'ತನ್ನ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಅದಾನಿ ಸಮೂಹದ ಕೆಲವು ಕಂಪನಿಗಳ ವಿರುದ್ಧ ಸೆಬಿ ತನಿಖೆ ನಡೆಸುತ್ತಿದೆ' ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ವಿವರವನ್ನು ಅವರು ನೀಡಿಲ್ಲ. ತನಗೆ ಸಂಬಂಧಿಸಿದ ಕಾನೂನುಗಳ ವಿಚಾರದಲ್ಲಿ ಡಿಆರ್‌ಐ, ಅದಾನಿ ಸಮೂಹದ ಕೆಲವು ಕಂಪನಿಗಳ ವಿರುದ್ಧ ತನಿಖೆ ನಡೆಸುತ್ತಿದೆ ಎಂದೂ ಅವರು ತಿಳಿಸಿದ್ದಾರೆ.

ಅದಾನಿ ಸಮೂಹದ ಯಾವ ಕಂಪನಿಗಳ ವಿರುದ್ಧ ಸೆಬಿ ಹಾಗೂ ಡಿಆರ್‌ಐ ತನಿಖೆ ನಡೆಸುತ್ತಿವೆ ಎಂಬ ವಿವರವನ್ನು ಸಚಿವರು ನೀಡಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅದಾನಿ ಸಮೂಹದ ವಕ್ತಾರರು, 'ನಾವು ಸೆಬಿ ನಿಯಮಗಳನ್ನು ಯಾವತ್ತಿಗೂ ಪಾಲಿಸುತ್ತ ಬಂದಿದ್ದೇವೆ. ಈಚೆಗೆ ಸೆಬಿ ಕಡೆಯಿಂದ ನಮಗೆ ಯಾವುದೇ ಮಾಹಿತಿ ಕೋರಿ ಮನವಿ ಬಂದಿಲ್ಲ' ಎಂದು ಹೇಳಿದ್ದಾರೆ. ಡಿಆರ್‌ಐ ತನಿಖೆಗೆ ಸಂಬಂಧಿಸಿದಂತೆ ವಕ್ತಾರರು, 'ವಿಚಾರವು ಈಗ ಮೇಲ್ಮನವಿ ನ್ಯಾಯಮಂಡಳಿಯ ಎದುರು ಇದೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜೂನ್‌ನಲ್ಲಿ ರಿಟೇಲ್ ಮಾರಾಟ ಶೇ 50ರಷ್ಟು ಇಳಿಕೆ

ನವದೆಹಲಿ (ಪಿಟಿಐ): ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯನ್ನು ನಿಯಂತ್ರಿಸಲು ನಿರ್ಬಂಧಗಳನ್ನು ಜಾರಿಗೊಳಿಸಿದ್ದರಿಂದ 2019ರ ಜೂನ್‌ಗೆ ಹೋಲಿಸಿದರೆ 2021ರ ಜೂನ್‌ನಲ್ಲಿ ರಿಟೇಲ್ ಮಾರಾಟವು ಶೇಕಡ 50ರಷ್ಟು ಇಳಿಕೆ ಆಗಿದೆ ಎಂದು ಭಾರತೀಯ ರಿಟೇಲ್ ವರ್ತಕರ ಸಂಘವು (ಆರ್‌ಎಐ) ಹೇಳಿದೆ.

ಕ್ರೀಡಾ ಸಾಮಗ್ರಿಗಳ ವಿಭಾಗವು ಶೇ 66ರಷ್ಟು ಮಾರಾಟ ಕುಸಿತ ಕಂಡಿದ್ದರೆ, ಆಹಾರ ಮತ್ತು ದಿನಸಿ ಉತ್ಪನ್ನಗಳ ಮಾರಾಟವು ಶೇ 7ರಷ್ಟು ಇಳಿಕೆ ಆಗಿದೆ ಎಂದು ಅದು ತಿಳಿಸಿದೆ.

ವ್ಯಾಪಾರ ನಡೆಸಲು ಸಮಯದ ನಿರ್ಬಂಧ ಮತ್ತು ವಾರಾಂತ್ಯದ ಕರ್ಫ್ಯೂ ಕಾರಣಗಳಿಂದ ರಿಟೇಲ್ ವಹಿವಾಟು ನಡೆಸುವುದು ಕಷ್ಟವಾಗುತ್ತಿದೆ ಎಂದು ಒಕ್ಕೂಟದ ಸಿಇಒ ಕುಮಾರ್ ರಾಜಗೋಪಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇನಲ್ಲಿ ರಿಟೇಲ್ ವಹಿವಾಟು ಶೇ 79 ರಷ್ಟು ಕುಸಿತ ಕಂಡಿತ್ತು. ಇದಕ್ಕೆ ಹೋಲಿಸಿದರೆ ಜೂನ್ ತಿಂಗಳ ವಹಿವಾಟಿನಲ್ಲಿ ಆಗಿರುವ ಕುಸಿತವು ಕಡಿಮೆ ಇದೆ.

ಸೌಂದರ್ಯ ವರ್ಧಕ, ಆರೋಗ್ಯ ಮತ್ತು ವೈಯಕ್ತಿಕ ಕಾಳಜಿಯ ಉತ್ಪನ್ನಗಳ ಮಾರಾಟ ಶೇ 57ರಷ್ಟು ಇಳಿಕೆ ಆಗಿದೆ. ಪಾದರಕ್ಷೆಗಳ ಮಾರಾಟ ಶೇ 61ರಷ್ಟು, ಗ್ರಾಹಕ ಬಳಕೆ ಮತ್ತು ಎಲೆಕ್ಟ್ರಾನಿಕ್ಸ್ ಮಾರಾಟ ಶೇ 46ರಷ್ಟು ಇಳಿಕೆ ಕಂಡಿವೆ.

ದೇಶದಾದ್ಯಂತ ಮಾರುಕಟ್ಟೆ ಧಾರಣೆ

ಅಡಿಕೆ	
ಬಂಟ್ವಾಳ	
ಕೋಕ	10000-22500
ಹೊಸತು	23500-43000
ಹಳತು	42500-52000
ಚಿತ್ರದುರ್ಗ	
ಆಪಿ	41919-42359
ಬೆಟ್ಟೆ	35629-36099
ಕೆಂಪುಗೋಟು	29609-30010
ರಾಶಿ	41439-41869
ಕುಮಟ	
ಚಿಪ್ಪು	30809-33019
ಕೋಕ	20169-30999
ಫ್ಯಾಕ್ಟರಿ	13699-18290
ಹಳೆಚಾಲಿ	41699-43629
ಹೊಸಚಾಲಿ	36599-38809
ಸಿದ್ದಾಪುರ	
ಬಿಳಿಗೋಟು	29699-32982
ಚಾಲಿ	35099-38099
ಕೋಕ	28199-30812
ಕೆಂಪುಗೋಟು	29391-29391
ಶಿರಸಿ	
ಬೆಟ್ಟೆ	26829-38009
ಬಿಳಿಗೋಟು	23596-33669
ಚಾಲಿ	34599-38821
ರಾಶಿ	3699-41699
ಸುಳ್ಯ	
ಹೊಸತು	26000-43000
ಹಳತು	43000-52000
ರಾಮನಗರ ರೇಷ್ಮೆ ಧಾರಣೆ	
ಮಿಶ್ರತಳಿ (ಸಿ.ಬಿ)	200-375
ದ್ವಿತಳಿ (ಬಿ.ವಿ)	188-463

ಮೂಡಿಗೆರೆ ಕಾಫಿ

	ಮುದ್ರೆಮನೆ
ಎಪಿ	11925
ಎಸಿ	4730
ಆರ್‌ಪಿ	5750
ಆರ್‌ಸಿ	3300

ಪ್ರಧಾನಿ ನಿಂದಿಸಿ ಭಿತ್ತಿಪತ್ರ: ಎಫ್‌ಐಆರ್ ವಿವರ ಕೇಳಿದ 'ಸುಪ್ರೀಂ'

ನವದೆಹಲಿ (ಪಿಟಿಐ): ಕೋವಿಡ್ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಭಿತ್ತಿಪತ್ರ ಅಂಟಿಸಿದ್ದ ಪ್ರಕರಣಗಳು, ಈ ಸಂಬಂಧ ಬಂಧಿಸಲಾದವರ ವಿವರಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದೆ.

ನಿರ್ದಿಷ್ಟವಾಗಿ ಪ್ರಕರಣಗಳ ಮಾಹಿತಿ ಇಲ್ಲದೇ ಕೇಂದ್ರದ ಲಸಿಕೆ ಅಭಿಯಾನವನ್ನು ಟೀಕಿಸಿ ಪೋಸ್ಟರ್ ಅಂಟಿಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಬಾರದು ಎಂದು ಪೊಲೀಸರಿಗೆ ಸಹಜವಾಗಿ ಆದೇಶ ನೀಡಲಾಗದು ಎಂದು ಕೋರ್ಟ್ ಸ್ಪಷ್ಟಪಡಿಸಿತು.

ವಿವರಗಳನ್ನು ಸಲ್ಲಿಸಲು ಈ ಕುರಿತು ಅರ್ಜಿ ಸಲ್ಲಿಸಿದ್ದ ಪ್ರದೀಪ್ ಕುಮಾರ್ ಯಾದವ್ ಅವರಿಗೆ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು ಒಂದು ವಾರದ ಸಮಯಾವಕಾಶ ನೀಡಿತು. ಕೇವಲ ಪತ್ರಿಕಾ ವರದಿ ಆಧರಿಸದೇ ಅರ್ಜಿದಾರರು ಈ ಸಂಬಂಧ ಕೆಲ ಮಾಹಿತಿಗಳನ್ನು ಸಂಗ್ರಹಿಸಿರಬೇಕು ಎಂದು ಅಭಿಪ್ರಾಯಪಟ್ಟಿತು.

ಯಾದವ್ ತಮ್ಮ ಅರ್ಜಿಯಲ್ಲಿ, ನವದೆಹಲಿಯ ಎನ್‌ಸಿಟಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಲಕ್ಷದ್ವೀಪಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಒದಗಿಸಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಆದರೆ, ಪೊಲೀಸರಿಗೆ ನಿರ್ದೇಶನ ನೀಡಲು ನಿರಾಕರಿಸಿದ ಕೋರ್ಟ್, ಅರ್ಜಿದಾರರಾದ ನೀವು ಕೆಲವೊಂದು ಸಿದ್ಧತೆ ಮಾಡಿಕೊಂಡಿರಬೇಕು. ಈ ಸಂಬಂಧ ಪೊಲೀಸರಿಗೆ ಯಾವುದೇ ನಿರ್ದೇಶನವನ್ನು ನೀಡುತ್ತಿಲ್ಲ ಎಂದು ಪೀಠ ತಿಳಿಸಿತು.

'ನಾವೂ ದಿನಪತ್ರಿಕೆ ಓದುತ್ತೇವೆ. ಲಕ್ಷದ್ವೀಪ ಪ್ರಕರಣ ಭಿನ್ನವಾದುದು. ಈ ಸಂಬಂಧ ಮಹಿಳೆಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಅದನ್ನು ಇಲ್ಲಿ ತರಬೇಡಿ. ದೆಹಲಿ ಮತ್ತು ಇತರೆಡೆ ದಾಖಲಿಸಿರುವ ಪ್ರಕರಣಗಳ ವಿವರ ನೀಡಿ' ಎಂದು ಪೀಠವು ಅರ್ಜಿದಾರರಿಗೆ ತಾಕೀತು ಮಾಡಿತು.

ಕೋವಿಡ್ ಲಸಿಕೆ ಅಭಿಯಾನ ಕುರಿತು ಪ್ರಧಾನಿ ಅವರನ್ನು ಟೀಕಿಸಿದ ಆರೋಪದಡಿ ದೆಹಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಕೋರಿ ಯಾದವ್ ಅರ್ಜಿ ಸಲ್ಲಿಸಿದ್ದರು. ಸುಮಾರು 25 ಎಫ್‌ಐಆರ್ ದಾಖಲಾಗಿದ್ದು, ಅಷ್ಟೇ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಶಾಲೆಯಿಂದ ಹೊರಗುಳಿದಿರುವ 19 ವರ್ಷದ ಯುವಕ, 30 ವರ್ಷದ ಆಟೊರಿಕ್ಷಾ ಚಾಲಕ, 60 ವರ್ಷದ ಮರಗೆಲಸಕಾರ ಸೇರಿದ್ದಾರೆ ಎಂದು ಯಾದವ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಮಣಿಪುರಿ ಹೋರಾಟಗಾರನಿಗೆ ಜಾಮೀನು ನೀಡಲು 'ಸುಪ್ರೀಂ' ಆದೇಶ

ನವದೆಹಲಿ: ಮಣಿಪುರ ರಾಜ್ಯ ಬಿಜೆಪಿ ಅಧ್ಯಕ್ಷ ಟಿಕೇಂದ್ರ ಸಿಂಗ್ ಅವರು ಕೋವಿಡ್ 19 ಸಾಂಕ್ರಾಮಿಕದಿಂದ ಮೃತಪಟ್ಟ ನಂತರ ಹಸುವಿನ ಸಗಣಿ ಮತ್ತು ಗಂಜಲದಿಂದ ಕೋವಿಡ್ ಗುಣವಾಗದು ಎಂದು ಫೇಸ್‌ಬುಕ್‌ನಲ್ಲಿ ಹೇಳಿಕೆ ಪ್ರಕಟಿಸಿ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾದ ಮಣಿಪುರದ ಹೋರಾಟಗಾರ ಎರೆಂಡ್ರೊ ಲೈಚೋಂಬಮ್ ಅವರನ್ನು ತಕ್ಷಣ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ಎರೆಂಡ್ರೊ ಲೈಚೋಂಬಮ್ ಅವರ ತಂದೆ ಎಲ್. ರಘುಮಣಿ ಸಿಂಗ್ ಪರ ವಕೀಲ ಶಾದನ್ ಫರಸತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠ, 'ಈ ವ್ಯಕ್ತಿಯ ಬಂಧನವನ್ನು ಇನ್ನು ಒಂದು ದಿನಕ್ಕೂ ಮುಂದುವರಿಸಲು ನಾವು ಅನುಮತಿಸುವುದಿಲ್ಲ' ಎಂದು ಖಡಕ್ ಆಗಿ ಹೇಳಿತು.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮಂಗಳವಾರ ಈ ವಿಷಯವನ್ನು ಆಲಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆಗ ನ್ಯಾಯಪೀಠ 'ಇದಕ್ಕಾಗಿ ಅವರು ರಾತ್ರಿಯಿಡೀ ಜೈಲಿನಲ್ಲಿರಲು ಸಾಧ್ಯವಿಲ್ಲ. ಸೋಮವಾರವೇ ಆತನ ಬಿಡುಗಡೆಗೆ ಆದೇಶ ಹೊರಡಿಸುತ್ತೇವೆ' ಎಂದು ಹೇಳಿತು.

'ಅರ್ಜಿದಾರನನ್ನು ನಿರಂತರ ಬಂಧಿಸಿಡುವುದರಿಂದ ಅವರ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ನ್ಯಾಯಾಲಯದ ಮಧ್ಯಂತರ ಆದೇಶದಂತೆ ನಾವು ಅವರ ಬಿಡುಗಡೆಗೆ ಕೂಡಲೇ ನಿರ್ದೇಶಿಸುತ್ತೇವೆ. ಸೋಮವಾರ ಸಂಜೆ 5 ಗಂಟೆಯ ಮೊದಲು ಹೋರಾಟಗಾರನನ್ನು ಬಿಡುಗಡೆ ಮಾಡುವ ಆದೇಶವನ್ನು ಮಣಿಪುರ ಕೇಂದ್ರ ಜೈಲಿಗೆ ತಲುಪಿಸಬೇಕು' ಎಂದು ನ್ಯಾಯಾಲಯವು ರಿಜಿಸ್ಟ್ರಾರ್‌ಗೆ ನಿರ್ದೇಶನ ನೀಡಿತು.

ಮೇ 13ರಂದು ಮಗನನ್ನು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿತ್ತು ಎಂದು ಅರ್ಜಿದಾರರು ವಾದಿಸಿದರು.

'ಕೋವಿಡ್ -19 ಅನ್ನು ಗುಣಪಡಿಸುವುದು ವಿಜ್ಞಾನ, ಹಸುವಿನ ಸಗಣಿ ಅಲ್ಲ' ಎಂದು ಬಿಜೆಪಿ ಮುಖಂಡರಿಗೆ ನೆನಪಿಸಿ, ಎರೆಂಡ್ರೊ ಲೈಚೋಂಬಮ್ ಅವರು ಮೇ 13ರಂದು ಫೇಸ್‌ಬುಕ್‌ನಲ್ಲಿ ಹೇಳಿಕೆ ಪ್ರಕಟಿಸಿದ್ದರು.

ಪೆಗಾಸಸ್ ಗೂಢಚರ್ಯೆಯ ಗುರಿ: ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್, ಸ್ಟಾಲಿನ್, ಅಶ್ವಿನಿ ವೈಷ್ಣವ್

‘ಮುಖ್ಯ ನ್ಯಾಯಮೂರ್ತಿ ಮೇಲೂ ಕಣ್ಗಾವಲು’

‘ದೇಶದ ವಿರೋಧ ಪಕ್ಷಗಳ ಮೂವರು ಪ್ರಮುಖ ರಾಜಕಾರಣಿಗಳು, ಕೇಂದ್ರ ಸರ್ಕಾರದ ಇಬ್ಬರು ಸಚಿವರು, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, 40 ಪತ್ರಕರ್ತರು ಮತ್ತು ಚುನಾವಣಾ ಆಯೋಗದ ಆಯುಕ್ತರ ಸ್ಮಾರ್ಟ್‌ಫೋನ್‌ಗಳ ಮೇಲೆ ‘ಪೆಗಾಸಸ್’ ಕಣ್ಗಾವಲು ತಂತ್ರಾಂಶ ಬಳಸಿ, ಕಣ್ಗಾವಲು ನಡೆಸುವ ಗುರಿ ಹಾಕಿಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿದ ದತ್ತಾಂಶವು ಸೋರಿಕೆಯಾಗಿದ್ದು, ಅದರಲ್ಲಿ 300 ಭಾರತೀಯರ ಫೋನ್ ಸಂಖ್ಯೆಗಳು ಇವೆ. 2018-2019ರ ಅವಧಿಯಲ್ಲಿ ಕಣ್ಗಾವಲು ನಡೆದಿರುವ ಸಾಧ್ಯತೆ ಇದೆ’ ಎಂದು ದಿ ವೈರ್ ಪೋರ್ಟಲ್ ವರದಿ ಮಾಡಿದೆ.

ಫ್ರಾನ್ಸ್‌ನ ಫಾರ್‌ಬಿಡನ್ ಸ್ಟೋರೀಸ್ ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಷನಲ್ ನಡೆಸಿರುವ ತನಿಖಾ ಪತ್ರಿಕೋದ್ಯಮದ ಭಾಗವಾಗಿ ಈ ದತ್ತಾಂಶವನ್ನು ವಿಶ್ವದಾದ್ಯಂತ 15 ಮಾಧ್ಯಮ ಸಂಸ್ಥೆಗಳ ಜತೆ ಹಂಚಿಕೊಂಡಿವೆ. ಇದೇ ತನಿಖಾ ಸುದ್ದಿಯನ್ನು ದಿ ವಾಷಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್ ಸಹ ಪ್ರಕಟಿಸಿವೆ. ಪೆಗಾಸಸ್ ಮೂಲಕ ಕಣ್ಗಾವಲು ನಡೆಸಲು ಗುರುತಿಸಲಾಗಿದ್ದ ಭಾರತೀಯರ ಬಗ್ಗೆ ದಿ ವೈರ್ ಸರಣಿ ವರದಿಗಳನ್ನು ಪ್ರಕಟಿಸಿದೆ.

‘ಪಟ್ಟಿಯಲ್ಲಿರುವ ಫೋನ್ ಸಂಖ್ಯೆಗಳು ಇರುವ ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲೂ ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಅಳವಡಿಸಲಾಗಿದೆ ಎಂದರ್ಥವಲ್ಲ. ಬದಲಿಗೆ ಇಷ್ಟು ಜನರನ್ನು ಗುರಿ ಮಾಡಿಕೊಳ್ಳಲಾಗಿತ್ತು ಎಂಬುದನ್ನಷ್ಟೇ ಈ ದಾಖಲೆಗಳು ಹೇಳುತ್ತವೆ. ಆದರೆ ಇವುಗಳಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳ ಮೇಲೆ ಕಣ್ಗಾವಲು ನಡೆಸಲಾಗಿದೆ. ಈ ಪಟ್ಟಿಯಲ್ಲಿ ಇರುವವರಲ್ಲಿ 20ಕ್ಕೂ ಹೆಚ್ಚು ಜನರ ಸ್ಮಾರ್ಟ್‌ಫೋನ್‌ಗಳನ್ನು ಸ್ವತಂತ್ರ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದೆ. 10 ಸ್ಮಾರ್ಟ್‌ಫೋನ್‌ಗಳಲ್ಲಿ ಪೆಗಾಸಸ್ ಕಣ್ಗಾವಲು ತಂತ್ರಾಂಶ ಇರುವುದು ದೃಢಪಟ್ಟಿದೆ. ಉಳಿಕೆ ಸ್ಮಾರ್ಟ್‌ಫೋನ್‌ಗಳ ಮೇಲೆ ಕಣ್ಗಾವಲು ನಡೆಸಿರುವುದು ಪತ್ತೆಯಾಗಿದೆ. ಪಟ್ಟಿಯಲ್ಲಿರುವ ಎಲ್ಲರ ಸ್ಮಾರ್ಟ್‌ಫೋನ್‌ಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಿದರೆ, ಅವುಗಳಲ್ಲಿ ಪೆಗಾಸಸ್ ಕಣ್ಗಾವಲು ತಂತ್ರಾಂಶ ಅಳವಡಿಕೆಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪತ್ತೆ ಮಾಡಬಹುದು’ ಎಂದು ದಿ ವೈರ್ ಹೇಳಿದೆ.

ಆಧಾರ: ಪಿಟಿಐ, ದಿ ವೈರ್, ದಿ ವಾಷಿಂಗ್ಟನ್ ಪೋಸ್ಟ್

ಸರ್ಕಾರಗಳು ಬಳಸುವ ಅಧಿಕೃತ ವೈರಸ್

ಇಸ್ರೇಲ್‌ನ ಸೈಬರ್ ಭದ್ರತಾ ಸಂಸ್ಥೆ ಎನ್ಎಸ್ಒ ಗ್ರೂಪ್ ಅಭಿವೃದ್ಧಿಪಡಿಸಿ, ಮಾರಾಟ ಮಾಡುತ್ತಿರುವ ಕಣ್ಗಾವಲು ತಂತ್ರಾಂಶದ ಹೆಸರು ಪೆಗಾಸಸ್. ತಾಂತ್ರಿಕವಾಗಿ ಪೆಗಾಸಸ್ ಒಂದು ಕುತಂತ್ರಾಂಶ (ಮಾಲ್‌ವೇರ್). ಅಧಿಕೃತವಾಗಿ ಮಾರಾಟವಾಗುತ್ತಿರುವ ಜಗತ್ತಿನ ಅತ್ಯಂತ ಪ್ರಬಲ ಕುತಂತ್ರಾಂಶ ಇದು.

‘ಪೆಗಾಸಸ್ ಅನ್ನು ಸ್ಥಾಪಿತ ಸರ್ಕಾರಗಳಿಗೆ ಮತ್ತು ಸರ್ಕಾರದ ಗುಪ್ತಚರ ಸಂಸ್ಥೆಗಳಿಗಷ್ಟೇ ಮಾರಾಟ ಮಾಡುತ್ತೇವೆ’ ಎಂದು ಎನ್ಎಸ್ಒ ಗ್ರೂಪ್ ಘೋಷಿಸಿಕೊಂಡಿದೆ. ಆದರೆ ತನ್ನ ಗ್ರಾಹಕರು ಯಾರು ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ.

‘ಪೆಗಾಸಸ್ ಅನ್ನು ಸರ್ಕಾರಗಳಿಗೆ ಮಾತ್ರವೇ ಮಾರಾಟ ಮಾಡಲಾಗುತ್ತದೆ. ಈಗ ಸೋರಿಕೆಯಾಗಿರುವ ದತ್ತಾಂಶದಲ್ಲಿ ಇರುವವರೆಲ್ಲರೂ ಪ್ರಧಾನಿ ನರೇಂದ್ರ ಮೋದಿ ಅವರ ವಿರೋಧಿಗಳು, ವಿರೋಧ ಪಕ್ಷಗಳ ನಾಯಕರು, ಸರ್ಕಾರದ ವಿರುದ್ಧ ತನಿಖಾ ಪತ್ರಿಕೋದ್ಯಮ ನಡೆಸುತ್ತಿದ್ದ ಪತ್ರಕರ್ತರೇ ಆಗಿದ್ದಾರೆ. ಹೀಗಿದ್ದಾಗ ಸರ್ಕಾರವೇ ಈ ಪೆಗಾಸಸ್ ಕಣ್ಗಾವಲು ತಂತ್ರಾಂಶವನ್ನು ಬಳಸಿಕೊಂಡು ಕಣ್ಗಾವಲು ನಡೆಸುತ್ತಿದೆ ಎಂದು ಸಂದೇಹ ಪಡುವುದರಲ್ಲಿ ತಪ್ಪಿಲ್ಲ’ ಎಂದು ದಿ ವೈರ್ ತನ್ನ ಸರಣಿ ವರದಿಗಳಲ್ಲಿ ಹೇಳಿದೆ.

ಪೆಗಾಸಸ್ ತಂತ್ರಾಂಶವನ್ನು ಫೋನ್ ಕರೆಯ ಮೂಲಕವೂ ಸ್ಮಾರ್ಟ್‌ಫೋನ್‌ನಲ್ಲಿ ಅಳವಡಿಸಬಹುದು. ಪೆಗಾಸಸ್ ಅಳವಡಿಕೆಯಾಗಿರುವುದು ಬಳಕೆದಾರರಿಗೆ ತಿಳಿಯದೇ ಹೋಗುವ ಸಾಧ್ಯತೆಯೇ ಹೆಚ್ಚು. ಈ ತಂತ್ರಾಂಶ ಬಳಸಿಕೊಂಡು ಬಳಕೆದಾರರ ಫೋನ್ ಕರೆ, ಸಂದೇಶಗಳು, ವಾಟ್ಸ್‌ಆ್ಯಪ್ ಸಂದೇಶ-ಕರೆ, ವಿಡಿಯೊ ಕರೆಗಳ ಮೇಲೆ ಕಣ್ಗಾವಲು ನಡೆಸಬಹುದು. ಮೀಡಿಯಾ ಗ್ಯಾಲರಿ, ಕರೆ ಪಟ್ಟಿಯಲ್ಲಿರುವ ದತ್ತಾಂಶಗಳನ್ನು ಅಳಿಸಬಹುದು ಮತ್ತು ಹೊಸ ದತ್ತಾಂಶಗಳನ್ನು ಸೇರಿಸಬಹುದು.

2017-18ರ ಅವಧಿಯಲ್ಲಿ ಭಾರತೀಯ ಪತ್ರಕರ್ತರ ಸ್ಮಾರ್ಟ್‌ಫೋನ್‌ಗಳ ಮೇಲೆ ಪೆಗಾಸಸ್ ಬಳಸಿ ಸರ್ಕಾರ ಕಣ್ಗಾವಲು ನಡೆಸಿದೆ ಎಂದು 2019ರಲ್ಲೂ ವರದಿಯಾಗಿತ್ತು. ಅದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿತ್ತು.

ಜಟಾಪಟಿ



ಸರ್ಕಾರವೇ ಪೆಗಾಸಸ್ ಅನ್ನು ಖರೀದಿಸಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಭಾರತೀಯರ ಮೇಲೆ ವಿದೇಶಿ ಕಂಪನಿ ಮೂಲಕ ಕಣ್ಗಾವಲು ನಡೆಸಿ ದೇಶದ ಭದ್ರತೆಯಲ್ಲಿ ರಾಜಿ ಮಾಡಿಕೊಳ್ಳಲಾಗಿದೆ

ರಣದೀಪ್ ಸಿಂಗ್ ಸುರ್ಜೇವಾಲಾ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ

ಅಡ್ಡಿಪಡಿಸುವವರು ತಡೆಒಡ್ಡುವವರಿಗಾಗಿ ಸಿದ್ಧಪಡಿಸಿದ ವರದಿಯಿದು. ಸಂಸತ್ ಅಧಿವೇಶನದ ಸಮಯದಲ್ಲಿ ಆಯ್ದ ಮಾಹಿತಿಯನ್ನು ಮಾತ್ರ ಕೊಟ್ಟಿದ್ದಾರೆ. ನೀವು ಕ್ರೊನಾಲಜಿ ಅರ್ಥಮಾಡಿಕೊಳ್ಳಿ



ಅಮಿತ್ ಶಾ, ಕೇಂದ್ರ ಗೃಹ ಸಚಿವ



ವರದಿಗಳಲ್ಲಿ ಹುರುಳಿಲ್ಲ. ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುವ ಮುನ್ನಾ ದಿನ ಈ ವರದಿ ಪ್ರಕಟಿಸಲಾಗಿದೆ ಎಂದರೆ, ಉದ್ದೇಶವನ್ನು ಅರ್ಥ ಮಾಡಿಕೊಳ್ಳಿ

ಅಶ್ವಿನಿ ವೈಷ್ಣವ್
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ

ಗುರಿ ಯಾರು?

ವಿಪಕ್ಷ ನಾಯಕರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಹೆಸರು ಈ ಪಟ್ಟಿಯಲ್ಲಿದೆ. ವಿರೋಧ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರ ನಿಪುಣನಾಗಿ ಕೆಲಸ ಮಾಡುತ್ತಿರುವ ಪ್ರಶಾಂತ್ ಕಿಶೋರ್ ಅವರ ಹೆಸರೂ ಈ ಪಟ್ಟಿಯಲ್ಲಿದೆ. 2019ರ ಚುನಾವಣೆಗೂ ಮೊದಲು ಮತ್ತು ನಂತರ ಇವರ ಮೇಲೆ ಕಣ್ಗಾವಲು ನಡೆಸಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಪತ್ರಕರ್ತರು: ಒಟ್ಟು 40 ಪತ್ರಕರ್ತರ ಫೋನ್ ಸಂಖ್ಯೆಗಳು ಸೋರಿಕೆಯಾದ ದತ್ತಾಂಶಗಳಲ್ಲಿ ಇದೆ. ದಿ ವೈರ್, ದಿ ಹಿಂದೂ, ಹಿಂದುಸ್ತಾನ್ ಟೈಮ್ಸ್, ಮಿಂಟ್, ಇಂಡಿಯನ್ ಎಕ್ಸ್‌ಪ್ರೆಸ್, ಟಿವಿ18 ಪತ್ರಕರ್ತರ ಮತ್ತು ಹಲವು ಪ್ರಾದೇಶಿಕ ಮಾಧ್ಯಮಗಳ ಪತ್ರಕರ್ತರ ಫೋನ್ ಸಂಖ್ಯೆಗಳು ಈ ಪಟ್ಟಿಯಲ್ಲಿವೆ.



ರಾಹುಲ್ ಗಾಂಧಿ



ಎಂ.ಕೆ.ಸ್ಟಾಲಿನ್



ಪ್ರಶಾಂತ್ ಕಿಶೋರ್

ಚುನಾವಣಾ ಆಯುಕ್ತ: ನಿವೃತ್ತ ಚುನಾವಣಾ ಆಯುಕ್ತರಾದ ಅಶೋಕ್ ಲವಾಸಾ ಅವರ ಹೆಸರೂ ಈ ಪಟ್ಟಿಯಲ್ಲಿದೆ. 2019ರ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರಿನ ಪರಿಶೀಲನೆ ನಡೆಸಿದ್ದ ಚುನಾವಣಾ ಆಯುಕ್ತರ ಸಮಿತಿಯಲ್ಲಿ ಅಶೋಕ್ ಇದ್ದರು. ಮೂರು ಸದಸ್ಯರ ಈ ಸಮಿತಿಯಲ್ಲಿ ಇಬ್ಬರು, ‘ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ’ ಎಂದು ತೀರ್ಪು ನೀಡಿದ್ದರು. ಅಶೋಕ್ ಅವರು, ‘ನೀತಿ ಸಂಹಿತೆ ಉಲ್ಲಂಘಿಸಲಾಗಿದೆ’ ಎಂದು ಭಿನ್ನಮತದ ತೀರ್ಪು ನೀಡಿದ್ದರು.



ನ್ಯಾಯಮೂರ್ತಿ ಮತ್ತು ಸಿಬ್ಬಂದಿ: 2019ರಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯಿ ಮತ್ತು ಅವರ ಕಚೇರಿ ಸಿಬ್ಬಂದಿಯ ಫೋನ್ ಸಂಖ್ಯೆಗಳು ಈ ಪಟ್ಟಿಯಲ್ಲಿವೆ. ರಂಜನ್ ಅವರು ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಬಂದ ನಂತರ, ಈ ಪಟ್ಟಿಗೆ ಅವರ ಫೋನ್ ಸಂಖ್ಯೆ ಸೇರ್ಪಡೆಯಾಗಿದೆ.

ಕೇಂದ್ರ ಸಚಿವರು: ಕೇಂದ್ರ ಸರ್ಕಾರದ ಈಗಿನ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಅವರ ಫೋನ್ ಸಂಖ್ಯೆ ಈ ಪಟ್ಟಿಯಲ್ಲಿವೆ. 2018-2019ರ ಅವಧಿಯಲ್ಲಿ ಈ ಇಬ್ಬರ ಫೋನ್‌ಗಳ ಮೇಲೆ ಕಣ್ಗಾವಲು ನಡೆಸಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇವರಲ್ಲಿ ಅಶ್ವಿನಿ ವೈಷ್ಣವ್ ಅವರು ಈಗ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ.


ಬಾಂಬೆ ಹೈಕೋರ್ಟ್ ಅಭಿಮತ

‘ಬುಡಕಟ್ಟು ಹಕ್ಕುಗಳ ಹೋರಾಟಗಾರ ದಿವಂಗತ, ಫಾದರ್ ಸ್ಟ್ಯಾನ್ ಸ್ವಾಮಿ ಅವರು ಅದ್ಭುತ ವ್ಯಕ್ತಿ ಮತ್ತು ಅವರ ಕೆಲಸಗಳನ್ನು ನ್ಯಾಯಾಲಯ ಗೌರವಿಸುತ್ತದೆ’

‘ಸ್ಟ್ಯಾನ್ ಸ್ವಾಮಿಯ ಕೆಲಸಗಳನ್ನು ಗೌರವಿಸುವೆವು’

ಮುಂಬೈ (ಪಿಟಿಐ): ‘ಬುಡಕಟ್ಟು ಹಕ್ಕುಗಳ ಹೋರಾಟಗಾರ ದಿವಂಗತ, ಫಾದರ್ ಸ್ಟ್ಯಾನ್ ಸ್ವಾಮಿ ಅವರು ಅದ್ಭುತ ವ್ಯಕ್ತಿ ಮತ್ತು ಅವರ ಕೆಲಸಗಳನ್ನು ನ್ಯಾಯಾಲಯ ಗೌರವಿಸುತ್ತದೆ’ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಹೇಳಿದೆ.

ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಸ್ಟ್ಯಾನ್ ಸ್ವಾಮಿ ಅವರು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಮರಣೋತ್ತರವಾಗಿ ಬಾಂಬೆ ಹೈಕೋರ್ಟ್ ನಡೆಸುತ್ತಿದೆ.



ಫಾದರ್ ಸ್ಟ್ಯಾನ್ ಸ್ವಾಮಿ

‘ಸ್ಟ್ಯಾನ್ ಸ್ವಾಮಿ ಅವರು ಒಬ್ಬ ಉತ್ತಮ ವ್ಯಕ್ತಿ. ಅವರ ವಿರುದ್ಧ ಕಾನೂನು ಪ್ರಕರಣಗಳು ಏನೇ ಇರಲಿ. ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನಾವು ತುಂಬಾ ಗೌರವಿಸುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಎನ್.ಜೆ. ಜಾಮದಾರ್ ಅವರನ್ನೊಳಗೊಂಡ ಪೀಠವು ಹೇಳಿದೆ.

ಸ್ವಾಮಿ ಅವರ ಸಾವಿನ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತು ನ್ಯಾಯಾಂಗದ ಬಗ್ಗೆ ಕೇಳಿಬಂದ ಟೀಕೆಗಳನ್ನೂ ಪೀಠ ಇದೇ ಸಂದರ್ಭ ಉಲ್ಲೇಖಿಸಿತು.

ವಿಚಾರಣೆ ಪ್ರಾರಂಭವಾಗುವವರೆಗೆ ಕಾರಾಗೃಹಗಳಲ್ಲಿ ಕಾಯುತ್ತ ವಿಚಾರಣಾಧೀನ ಕೈದಿಗಳು ಹೇಗೆಲ್ಲಾ ಹೈರಾಣಾಗಬೇಕಾಗುತ್ತದೆ ಎಂದು ಪೀಠ ವಿಷಾದ ವ್ಯಕ್ತಪಡಿಸಿತು.

‘ಸಾಮಾನ್ಯವಾಗಿ ನಮಗೆ ಸಮಯವಿರುವುದಿಲ್ಲ, ಆದರೆ ನಾನು (ಸ್ವಾಮಿಯ) ಅಂತ್ಯಕ್ರಿಯೆಯನ್ನು ನೋಡಿದೆ. ಇದು ತುಂಬಾ ಅರ್ಥಪೂರ್ಣವಾಗಿತ್ತು. ಅವರು ಅದ್ಭುತ ವ್ಯಕ್ತಿ. ಅವರು ಸಮಾಜಕ್ಕೆ ಯಾವ ರೀತಿಯ ಸೇವೆ ಸಲ್ಲಿಸಿದ್ದಾರೆ ಎನ್ನುವುದನ್ನು ಅದು ತೋರಿಸಿತು. ಕಾನೂನುಬದ್ಧವಾಗಿ, ಅವರ ವಿರುದ್ಧ ಏನೇ ಪ್ರಕರಣಗಳು ಇರಲಿ, ಅದು ಬೇರೆಯ ವಿಷಯ. ಅವರ ಕೆಲಸದ ಬಗ್ಗೆ ನಮಗೆ ಅಪಾರ ಗೌರವವಿದೆ’ ಎಂದು ನ್ಯಾಯಮೂರ್ತಿ ಶಿಂಧೆ ಹೇಳಿದರು.

ಇದೇ ಪೀಠವು ಸ್ಟ್ಯಾನ್ ಸ್ವಾಮಿ ಅವರ ವೈದ್ಯಕೀಯ ಜಾಮೀನು ಅರ್ಜಿ ವಿಚಾರಣೆಯನ್ನು ಜು.5ರಂದು ನಡೆಸಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಜುಲೈ 23ರಂದು ನಡೆಸಲಿದೆ.

ಸಚಿವ ನಿಶಿತ್ ಬಾಂಗ್ಲಾದವರೇ?

ಒಂದನೇ ಪುಟದಿಂದ

ಪ್ರತಿಪಕ್ಷಗಳ ಆರೋಪವನ್ನು ಅಲ್ಲಗಳೆದ ಸಚಿವ ಪೀಯೂಷ್ ಗೋಯಲ್, ಇದು ದೊಡ್ಡ ನಾಯಕ ಹಾಗೂ ದೊಡ್ಡ ಸಮುದಾಯವೊಂದಕ್ಕೆ ಮಾಡುತ್ತಿರುವ ಅಪಮಾನ ಎಂದು ಕರೆದರು.

ಆಗ ಆಡಳಿತ–ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆಯಿತು. ರಾಜ್ಯಸಭಾ ಉಪಸಭಾಪತಿ ಹರಿವಂಶ ನಾರಾಯಣ್ ಅವರು ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ.

ಬಂದರು ಸಚಿವ ಸರ್ವಾನಂದ ಸೋನೊವಾಲ್ ಅವರು ‘ಜಲಸಾರಿಗೆ ನೆರವು ಮಸೂದೆ–2021’ ಅನ್ನು ಗದ್ದಲದ ಮಧ್ಯೆಯೇ ಮಂಡಿಸಿದರು.

ಒಂಬತ್ತು ದಶಕಗಳಷ್ಟು ಹಳೆಯ ಕಾನೂನಿನ ಬದಲು ಹೊಸ ಮಸೂದೆ ಮಂಡಿಸಲಾಗಿದೆ. ಹಡಗು ಸಂಚಾರ ಸೇವೆಗಳನ್ನು ಸ್ಥಾಪಿಸಲು ಮತ್ತು ನಿರ್ವಹಿಸಲು ಹೊಸ ಚೌಕಟ್ಟನ್ನು ಒದಗಿಸಲು ಈ ಮಸೂದೆ ಯತ್ನಿಸುತ್ತಿದೆ. ಸದನ ಗದ್ದಲದಲ್ಲಿ ಮುಳುಗಿದ್ದರಿಂದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ತೀಕ್ಷ್ಣ ಪ್ರಶ್ನೆ ಕೇಳಿ: ಪ್ರಧಾನಿ ಮೋದಿ

‘ಎಲ್ಲ ಸಂಸದರು ಮತ್ತು ಪಕ್ಷಗಳು ಅಧಿವೇಶನದಲ್ಲಿ ತೀಕ್ಷ್ಣ ಮತ್ತು ಕಠಿಣ ಪ್ರಶ್ನೆಗಳನ್ನು ಕೇಳಬೇಕು. ಜತೆಗೆ, ಈ ಪ್ರಶ್ನೆಗಳಿಗೆ ಸೌಹಾರ್ದಯುತ ವಾತಾವರಣದಲ್ಲಿಯೇ ಉತ್ತರಿಸಲು ಸರ್ಕಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಂಸತ್ ಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸತ್ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ ನಡೆಯಬೇಕು ಎನ್ನುವುದು ಸರ್ಕಾರದ ಆಶಯ’ ಎಂದು ಹೇಳಿದರು.

‘ಈ ಅಧಿವೇಶನವನ್ನು ಪರಿಣಾಮಕಾರಿ ಮತ್ತು ಅರ್ಥಪೂರ್ಣ ಚರ್ಚೆಗೆ ಮೀಸಲಿಡಬೇಕು. ದೇಶದ ಜನತೆ ಉತ್ತರ ಬಯಸುತ್ತಿದ್ದಾರೆ ಮತ್ತು ಯಾವುದೇ ಪ್ರಶ್ನೆಗೆ ಉತ್ತರ ನೀಡಲು ಸರ್ಕಾರ ಸಿದ್ಧವಿದೆ. ಸತ್ಯವು ಜನರಿಗೆ ತಲುಪಿದರೆ ಪ್ರಜಾಪ್ರಭುತ್ವ ಮತ್ತಷ್ಟು ಬಲಿಷ್ಠವಾಗುತ್ತದೆ. ಜನರ ನಂಬಿಕೆಯನ್ನು ಸಹ ಹೆಚ್ಚಿಸುತ್ತದೆ’ ಎಂದು ಪ್ರತಿಪಾದಿಸಿದರು. ‘ಮಂಗಳವಾರ ಸಂಜೆ ಕೋವಿಡ್ ಪರಿಸ್ಥಿತಿ ಬಗ್ಗೆ ವಿವರವಾದ ಮಾಹಿತಿ ಒದಗಿಸಲಾಗುವುದು. ಆದ್ದರಿಂದ, ಸದನದ ನಾಯಕರು ತಮ್ಮ ಸಮಯ ಮೀಸಲಿಡಬೇಕು’ ಎಂದು ಕೋರಿದರು.

ಪರಿಚಯಕ್ಕೆ ಗದ್ದಲ ಅಡ್ಡಿ

ಹೊಸದಾಗಿ ಸೇರ್ಪಡೆಗೊಂಡ ಕೇಂದ್ರ ಸಚಿವರನ್ನು ರಾಜ್ಯಸಭೆಗೆ ಪರಿಚಯಿಸಲು ಪ್ರಧಾನಿ ನರೇಂದ್ರ ಮೋದಿ ಮುಂದಾದರು. ಆದರೆ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಅವರಿಗೆ ಅಡಚಣೆಯಾಯಿತು. ಕೃಷಿ ಕಾನೂನುಗಳು ಮತ್ತು ಇಂಧನ ಬೆಲೆ ಏರಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸದಸ್ಯರು ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳ ನಡವಳಿಕೆಯನ್ನು ಪ್ರಧಾನಿ ಪ್ರಶ್ನಿಸಿದರು. ‘ಇದು ಯಾವ ರೀತಿಯ ಮನಸ್ಥಿತಿ’ ಎಂದು ಕೇಳಿದರು. ಮಹಿಳೆಯರು, ದಲಿತರು, ಪರಿಶಿಷ್ಟ ಪಂಗಡ ಮತ್ತು ಒಬಿಸಿ ಸಮುದಾಯಗಳಿಂದ ಬಂದಿರುವ ಹೊಸ ಮಂತ್ರಿಗಳಿಗೆ ಗೌರವ ನೀಡುವುದನ್ನು ಈ ವರ್ತನೆ ತಡೆಯುತ್ತದೆ ಎಂದು ಹೇಳಿದರು.

ರಾಜ್ಯಸಭೆ ಉಪನಾಯಕರಾಗಿ ಮುಖ್ತಾರ್ ಅಬ್ಬಾಸ್ ನಖ್ವಿ

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ರಾಜ್ಯಸಭೆಯಲ್ಲಿ ಸದನದ ಹೊಸ ಉಪನಾಯಕರಾಗಲಿದ್ದಾರೆ.

ಥಾವರ್‌ಚಂದ್ ಗೆಹಲೋತ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಿಸಿದ ನಂತರ ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಪೀಯೂಷ್ ಗೋಯಲ್ ನೇಮಕಗೊಂಡರು. ಉಪನಾಯಕರಾಗಿದ್ದ ಗೋಯಲ್ ಅವರಿಂದ ತೆರವಾದ ಸ್ಥಾನಕ್ಕೆ ನಖ್ವಿ ನೇಮಕಗೊಂಡಿದ್ದಾರೆ.





ಕುಳಿಯೊಳಗೆ ಕಾರು ನವದೆಹಲಿಯ ದ್ವಾರಕಾದಲ್ಲಿ ಸೋಮವಾರ ರಸ್ತೆ ಕುಸಿದ ಪರಿಣಾಮ ಕಾರೊಂದು ಕುಳಿಯೊಳಗೆ ಬಿದ್ದಿರುವುದು –ಪಿಟಿಐ ಚಿತ್ರ

ಟಾಟಾ ಸಮೂಹಕ್ಕೆ ಮಮತಾ ಆಹ್ವಾನ

ಕೋಲ್ಕತ್ತ (ಪಿಟಿಐ): ‘ಪಶ್ಚಿಮ ಬಂಗಾಳದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡುವುದರ ಕುರಿತು ಟಾಟಾ ಸಮೂಹದ ಜೊತೆಗೆ ಚರ್ಚೆ ನಡೆದಿದೆ’ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ.

ರಾಜ್ಯದ ಸಿಂಗೂರ್‌ನಲ್ಲಿ ಟಾಟಾ ಸಮೂಹದ ಸಣ್ಣಗಾತ್ರದ ಕಾರುಗಳ ಉತ್ಪಾದನೆ ಘಟಕ ಸ್ಥಾಪನೆ ಕುರಿತಂತೆ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದ 13 ವರ್ಷದ ತರುವಾಯ ಟಾಟಾ ಜೊತೆಗೆ ಮಾತುಕತೆ ನಡೆಯುತ್ತಿದೆ.

ಉದ್ಯೋಗಾವಕಾಶ ಸೃಷ್ಟಿಯೇ ಟಿಎಂಸಿ ಸರ್ಕಾರದ ಮೊದಲ ಆದ್ಯತೆ ಎಂದು ಪ್ರತಿಪಾದಿಸಿರುವ ಸಚಿವ ಚಟರ್ಜಿ, ಉದ್ಯೋಗಾವಕಾಶಗಳ ಸೃಷ್ಟಿ ಸಾಮರ್ಥ್ಯ ಆಧರಿಸಿ ಕಂಪನಿಗಳಿಗೆ ಉತ್ತೇಜನ ನೀಡಲಾಗುತ್ತದೆ ಎಂದರು.

ಸಾರ್ಸ್ ಕೋವ್2 ಜಿನೋಮಿಕ್ಸ್ ಕನ್ಸೋರ್ಟಿಯಂ ಸಹ ಅಧ್ಯಕ್ಷ

ಡೆಲ್ಟಾ: ಶೇ 80ರಷ್ಟು ಹೊಸ ಪ್ರಕರಣ

ನವದೆಹಲಿ: ದೇಶದಲ್ಲಿ ಕೋವಿಡ್–19 ಸಾಂಕ್ರಾಮಿಕದ ಎರಡನೇ ಅಲೆ ಉಲ್ಬಣಕ್ಕೆ ಡೆಲ್ಟಾ ರೂಪಾಂತರ ತಳಿಯೇ ಕಾರಣವಾಗಿದ್ದು, ಇದರಿಂದ ಶೇಕಡ 80ರಷ್ಟು ಹೊಸ ಪ್ರಕರಣಗಳು ಸೃಷ್ಟಿಯಾದವು ಎಂದು ಇಂಡಿಯನ್ ಸಾರ್ಸ್–ಕೋವ್2 ಜಿನೋಮಿಕ್ಸ್ ಕನ್ಸೋರ್ಟಿಯಂ ಸಹ ಅಧ್ಯಕ್ಷ ಡಾ. ಎನ್. ಕೆ. ಅರೋರಾ ಪ್ರತಿಪಾದಿಸಿದ್ದಾರೆ.

ಮುಂದೆಯೂ ಹೀಗೆ ಕೊರೊನಾದ ಹೊಸ ಹೊಸ ರೂಪಾಂತರ ತಳಿಗಳು ಬರುತ್ತಿದ್ದರೆ, ಸೋಂಕಿನ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಲಿದೆ ಎಂದು ಅರೋರಾ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಡೆಲ್ಟಾ ರೂಪಾಂತರ ತಳಿಯು, ಹಿಂದಿನ ಆಲ್ಫಾ ರೂಪಾಂತರಕ್ಕಿಂತ ಶೇಕಡ 40 ರಿಂದ 60 ರಷ್ಟು ವೇಗವಾಗಿ ಹರಡಬಲ್ಲದು. ಈ ರೂಪಾಂತರ ತಳಿ ಈಗಾಗಲೇ ಬ್ರಿಟನ್, ಅಮೆರಿಕ ಮತ್ತು ಸಿಂಗಪುರ ಸೇರಿದಂತೆ ಜಗತ್ತಿನ 80ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹರಡಿಕೊಂಡಿದೆ.

ಡೆಲ್ಟಾ ಪ್ಲಸ್ ರೂಪಾಂತರ ತಳಿಗಳಾದ ಎವೈ.1 ಮತ್ತು ಎವೈ.2 ವೈರಸ್‌ಗಳು ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಕಾಣಿಸಿಕೊಂಡಿವೆ. ಈ ತಳಿಯಲ್ಲಿರುವ ಹರಡುವ ಶಕ್ತಿ, ತೀವ್ರತೆ ಮತ್ತು ಲಸಿಕೆಯಿಂದ ತಪ್ಪಿಸಿಕೊಳ್ಳುವ ಗುಣಲಕ್ಷಣಗಳ ಕುರಿತು ಅಧ್ಯಯನ ನಡೆಯುತ್ತಿದೆ ಎಂದು ಡಾ. ಅರೋರಾ ಹೇಳಿದ್ದಾರೆ.

ಡೆಲ್ಟಾ ರೂಪಾಂತರ ತಳಿ ಭಾರತದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಪತ್ತೆಯಾಯಿತು. ಇದು ದೇಶದಲ್ಲಿ ಕೋವಿಡ್–19 ಸಾಂಕ್ರಾಮಿಕದ ಎರಡನೇ ಅಲೆ ಸೃಷ್ಟಿಗೆ ಕಾರಣವಾಯಿತು ಎಂದು ಅರೋರಾ ತಿಳಿಸಿದ್ದಾರೆ.

ಕೋವಿಡ್ ನಿಯಮ ಸಡಿಲಿಕೆ: ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ನವದೆಹಲಿ: ಬಕ್ರೀದ್ ಹಬ್ಬದ ದೃಷ್ಟಿಯಿಂದ ಮೂರು ದಿನಗಳ ಮಟ್ಟಿಗೆ ಕೋವಿಡ್ ನಿಯಮಗಳನ್ನು ಸಡಿಲಿಸಿರುವ ಕುರಿತು ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ.

ಸರ್ಕಾರದ ಈ ಕ್ರಮವನ್ನು ವಿರೋಧಿಸಿ ದೆಹಲಿ ಮೂಲದ ಕೆ.ಡಿ ನಂಬಿಯಾರ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸರ್ಕಾರದಿಂದ ವಿವರಣೆ ಕೇಳಿದ ನ್ಯಾಯಮೂರ್ತಿಗಳಾದ ಆರ್.ಎಫ್ ನರಿಮನ್ ಮತ್ತು ಬಿ.ಆರ್ ಗವಾಯಿ ಅವರಿದ್ದ ಪೀಠವು, ಮಂಗಳವಾರ ಬೆಳಿಗ್ಗೆ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.

97ನೇ ತಿದ್ದುಪಡಿ ಇಂದು ‘ಸುಪ್ರಿಂ’ ತೀರ್ಪು

ನವದೆಹಲಿ (ಪಿಟಿಐ): ಸಂವಿಧಾನದ 97ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ 2013ರಲ್ಲಿ ನೀಡಿರುವ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಲಿದೆ.

ರಾಜ್ಯಪಟ್ಟಿಯಲ್ಲಿರುವ ಸಹಕಾರಿ ಕ್ಷೇತ್ರದ ಸೊಸೈಟಿಗಳಿಗೆ ಸಂಬಂಧಿಸಿದಂತೆ ಕಾನೂನು ರೂಪಿಸಲು ಸಂಸತ್‌ಗೆ ಅವಕಾಶ ಇಲ್ಲ ಎಂದು ತಿಳಿಸಿದ್ದ ಗುಜರಾತ್ ಹೈಕೋರ್ಟ್ ತಿದ್ದುಪಡಿಯ ಕೆಲವು ಅಂಶಗಳನ್ನು ತಿರಸ್ಕರಿಸಿತ್ತು.

ಹೈಕೋರ್ಟ್ ಆದೇಶದ ಪರ ಮತ್ತು ವಿರುದ್ಧ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜುಲೈ 8ರಂದು ತನ್ನ ತೀರ್ಪು ಕಾಯ್ದಿರಿಸಿತ್ತು.

‘ಸ್ಟಡಿ ಇನ್ ಇಂಡಿಯಾ’ದಲ್ಲಿ ಯೋಗ ಸೇರ್ಪಡೆ: ಪ್ರಧಾನ್

ನವದೆಹಲಿ: ವಿದೇಶದಿಂದ ಭಾರತಕ್ಕೆ ಬಂದು ಅಧಿಕೃತವಾಗಿ ಯೋಗ ಕಲಿಯಲು ಬಯಸುವವರಿಗಾಗಿ ಸರ್ಕಾರದ ‘ಸ್ಟಡಿ ಇನ್ ಇಂಡಿಯಾ’ ಕಾರ್ಯಕ್ರಮದಲ್ಲಿ ಇನ್ನು ಮುಂದೆ ಯೋಗ ತರಬೇತಿಯನ್ನು ಸೇರ್ಪಡೆಗೊಳಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ತಿಳಿಸಿದರು.

ಲೋಕಸಭೆಯಲ್ಲಿ ಅವರು ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿ ಈ ಮಾಹಿತಿ ನೀಡಿದರು.

‘ಸ್ಟಡಿ ಇನ್ ಇಂಡಿಯಾ’ ಎನ್ನುವುದು ಭಾರತ ಸರ್ಕಾರದ ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯನ್ನು ಶಿಕ್ಷಣ ಸಚಿವಾಲಯ, ವಿದೇಶಾಂಗ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಭಾರತದ ವೈದ್ಯಕೀಯ ಮಂಡಳಿಯ ಸಹಯೋಗದೊಂದಿಗೆ 2018ರ ಏಪ್ರಿಲ್‌ನಲ್ಲಿ ಪ್ರಾರಂಭಿಸಲಾಗಿದೆ’ ಎಂದು ತಿಳಿಸಿದರು.

ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥರ ಗೃಹ ಬಂಧನ

ಹೈದರಾಬಾದ್: ‘ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ, ಕಾಂಗ್ರೆಸ್ ಸಂಸದ ಎ.ರೇವಂತ ರೆಡ್ಡಿ ಸೇರಿ ಪಕ್ಷದ ಹಲವು ಹಿರಿಯ ನಾಯಕರನ್ನು ವಿವಿಧ ಸ್ಥಳಗಳಲ್ಲಿ ಸೋಮವಾರ ಗೃಹ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಕಳೆದ ವಾರ ತೆಲಂಗಾಣ ಸರ್ಕಾರ ನಡೆಸಿದ ಕೋಕಪೇಟೆಯ ಜಮೀನುಗಳ ಇ-ಹರಾಜಿನಲ್ಲಿ ₹1,000 ಕೋಟಿಯ ಅಕ್ರಮ ನಡೆದಿದೆ’ ಎಂದು ಮಲ್ಕಾಜ್‌ಗಿರಿ ಕ್ಷೇತ್ರದ ಸಂಸದ ರೇವಂತ್ ರೆಡ್ಡಿ ಆರೋಪಿಸಿದರು.

ಈ ಅಕ್ರಮದ ವಿರುದ್ಧ ತೆಲಂಗಾಣ ಕಾಂಗ್ರೆಸ್ ಘಟಕವು ಕೋಕಪೇಟೆಯಲ್ಲಿ ಸೋಮವಾರ ಪ್ರತಿಭಟಿಸಲು ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ರೇವಂತ ರೆಡ್ಡಿ, ಶಾಸಕ ಸಂಗ ರೆಡ್ಡಿ, ಟಿಪಿಸಿಸಿ ಕಾರ್ಯಾಧ್ಯಕ್ಷ ಟಿ. ಜಯಪ್ರಕಾಶ್ ರೆಡ್ಡಿ, ಮಲ್ಲು ಭಟ್ಟಿ, ಮೊಹಮ್ಮದ್ ಅಲಿ ಶಬ್ಬೀರ್ ಸೇರಿ ಹಲವು ಹಿರಿಯ ನಾಯಕರನ್ನು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ. ‘ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಅಧಿವೇಶನ ನಡೆಯುತ್ತಿರುವಾಗ ನನ್ನನ್ನು ಸಂಸತ್ತಿಗೆ ಹೋಗದಂತೆ ತಡೆಯಲಾಗುತ್ತಿದೆ. ನನ್ನ ಸಾಂವಿಧಾನಿಕ ಹಕ್ಕನ್ನು ಹತ್ತಿಕ್ಕಲಾಗುತ್ತಿದೆ’ ಎಂದು ರೇವಂತ ರೆಡ್ಡಿ, ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಸರಣಿ ಜಯದತ್ತ ಶಿಖರ್ ಬಳಗದ ಚಿತ್ತ

ಕ್ರಿಕೆಟ್: ಭಾರತ–ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯ ಇಂದು

ಕೊಲಂಬೊ (ಪಿಟಿಐ): ಯುವಪಡೆಯೇ ಹೆಚ್ಚಾಗಿರುವ ಭಾರತ ತಂಡಕ್ಕೆ ಸಾಮರ್ಥ್ಯ ಒರೆಗೆ ಹಚ್ಚಲು ಮತ್ತೊಂದು ಅವಕಾಶ ಬಂದೊದಗಿದೆ. ಮಂಗಳವಾರ ಇಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ನಾಯಕತ್ವದ ಬಳಗವು ಶ್ರೀಲಂಕಾ ಸವಾಲಿಗೆ ಸಜ್ಜಾಗಿದೆ. ಸರಣಿ ಗೆಲುವಿಗಾಗಿ ಪ್ರಯತ್ನಿಸಲಿದೆ.

ಪೃಥ್ವಿ ಶಾ ಅವರ ಉತ್ತಮ ಆರಂಭ, ಧವನ್ ಮತ್ತು ಇಶಾನ್ ಕಿಶನ್ ಅವರ ಅಮೋಘ ಅರ್ಧಶತಕದ ನೆರವಿನಿಂದ ಮೊದಲ ಏಕದಿನ ಪಂದ್ಯದಲ್ಲಿ ಭಾನುವಾರ ಭಾರತ ಸುಲಭ ಗೆಲುವು ಸಾಧಿಸಿತ್ತು. ಶ್ರೀಲಂಕಾ ಏಳು ವಿಕೆಟ್‌ಗಳಿಂದ ಮಣಿದಿತ್ತು.

ಸೀಮಿತ ಓವರ್‌ಗಳ ಮಾದರಿಗಳಲ್ಲಿ ಭಾರತದ ಆಟಗಾರರು ಆಕ್ರಮಣಕಾರಿ ಬ್ಯಾಟಿಂಗ್ ಮಾಡಲು ಬಯಸುತ್ತಾರೆ. ಇಶಾನ್, ಪೃಥ್ವಿ ಮತ್ತು ಸೂರ್ಯಕುಮಾರ್ ಬ್ಯಾಟಿಂಗ್ ಇದಕ್ಕೆ ಉದಾಹರಣೆಯಂತಿತ್ತು. ವೇಗಿ ಭುವನೇಶ್ವರ ಕುಮಾರ್ ಹೆಚ್ಚು ರನ್ ಬಿಟ್ಟುಕೊಟ್ಟಿರುವುದರಿಂದ ಲಯಕ್ಕೆ ಮರಳಬೇಕಾಗಿದೆ. ಸರಣಿ ಗೆಲ್ಲುವ ತವಕದಲ್ಲಿರುವ ಭಾರತ, ಎರಡನೇ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ.



ಸೂರ್ಯಕುಮಾರ್ ಯಾದವ್ (ಎಡ) ಮತ್ತು ಶಿಖರ್ ಧವನ್– ಎಎಫ್‌ಪಿ ಚಿತ್ರ

ಶ್ರೀಲಂಕಾ ತಂಡವು ಈ ಹಣಾಹಣಿಯಲ್ಲಿ ತಿರುಗೇಟು ನೀಡಲು ಪ್ರಯತ್ನಿಸಲಿದೆ. ಮೊದಲ ಪಂದ್ಯದಲ್ಲಿ ದ್ವೀಪರಾಷ್ಟ್ರದ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭ ಕಂಡರೂ ಅದನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ವಿಫಲರಾದರು. ಭಾರತಕ್ಕೆ ಪರೀಕ್ಷೆಯೊಡ್ಡಬೇಕಾದರೆ ಈ ವಿಭಾಗದಲ್ಲಿ ಅವರು ಸುಧಾರಿಸಬೇಕಿದೆ. ಬೌಲರ್‌ಗಳೂ ಕೊಡುಗೆ ನೀಡಬೇಕಿದೆ.

ತಂಡಗಳು: ಭಾರತ: ಶಿಖರ್ ಧವನ್ (ನಾಯಕ), ಪೃಥ್ವಿ ಶಾ, ದೇವದತ್ತ ಪಡಿಕ್ಕಲ್, ಋತುರಾಜ್ ಗಾಯಕವಾಡ, ಸೂರ್ಯಕುಮಾರ್ ಯಾದವ್, ಮನೀಷ್ ಪಾಂಡೆ, ನಿತೀಶ್ ರಾಣಾ, ಇಶಾನ್ ಕಿಶನ್ (ವಿಕೆಟ್‌ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ರಾಹುಲ್ ಚಾಹರ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಚೇತನ್ ಸಕಾರಿಯಾ, ನವದೀಪ್ ಸೈನಿ.

ಶ್ರೀಲಂಕಾ: ದಸುನ್ ಶನಕಾ (ನಾಯಕ), ಧನಂಜಯ ಡಿಸಿಲ್ವಾ (ಉಪನಾಯಕ), ಅವಿಷ್ಕಾ ಫರ್ನಾಂಡೊ, ಭಾನುಕಾ ರಾಜಪಕ್ಸ, ಪಥುಮ್ ನಿಸಾಂಕ, ಚರಿತ್ ಅಸಲೆಂಕಾ, ವಾಣಿಂದು ಹಸರಂಗ, ಅಶೆನ್ ಭಂಡಾರ, ಮಿನೊದ ಭಾನುಕಾ, ಲಾಹಿರು ಉದಾರ, ರಮೇಶ್ ಮೆಂಡಿಸ್, ಚಮಿಕಾ ಕರುಣಾರತ್ನೆ, ದುಷ್ಮಂತ ಚಾಮೀರ, ಲಕ್ಷನ್ ಸಂದಕನ್, ಇಶಾನ್ ಜಯರತ್ನೆ, ಪ್ರವೀಣ ಜಯವಿಕ್ರಮ, ಅಸಿತಾ ಫರ್ನಾಂಡೊ, ಕಸುನ್ ರಜಿತಾ, ಲಾಹಿರು ಕುಮಾರ್, ಇಸುರು ಉಡಾನ.

ಪಂದ್ಯ ಆರಂಭ: ಮಧ್ಯಾಹ್ನ 3.00.
ನೇರ ಪ್ರಸಾರ: ಸೋನಿ ನೆಟ್‌ವರ್ಕ್

ಅಭ್ಯಾಸ ಪಂದ್ಯ: ಮಯಂಕ್‌ಗೆ ಇನಿಂಗ್ಸ್ ಆರಂಭಿಸುವ ಜವಾಬ್ದಾರಿ

ಡರ್ಹ್ಯಾಮ್, ಇಂಗ್ಲೆಂಡ್ (ಪಿಟಿಐ): ಭಾರತ ಟೆಸ್ಟ್ ತಂಡದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸ್ಥಾನಕ್ಕಾಗಿ ಕಾಯುತ್ತಿರುವ ಮಯಂಕ್ ಅಗರವಾಲ್ ಮಂಗಳವಾರ ಆರಂಭವಾಗಲಿರುವ ಕೌಂಟಿ ಸಿಲೆಕ್ಟ್ ಇಲೆವನ್ ಎದುರಿನ ಅಭ್ಯಾಸ ಪಂದ್ಯದಲ್ಲಿ ಸಾಮರ್ಥ್ಯ ಪ್ರದರ್ಶಿಸಲು ಸಜ್ಜಾಗಿದ್ದಾರೆ.

ಮೂರು ದಿನಗಳ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗದ ಪರವಾಗಿ ಕೆ.ಎಲ್.ರಾಹುಲ್ ವಿಕೆಟ್ ಕೀಪಿಂಗ್ ಮಾಡಲಿದ್ದಾರೆ. ಕೋವಿಡ್ ಸೋಂಕಿಗೆ ಒಳಗಾಗಿರುವ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನೂ ಪ್ರತ್ಯೇಕವಾಸದಲ್ಲೇ ಇದ್ದಾರೆ.

ಪಂದ್ಯಕ್ಕೆ ಪ್ರಥಮ ದರ್ಜೆ ಕ್ರಿಕೆಟ್‌ನ ಮಾನ್ಯತೆ ನೀಡಲಾಗಿದೆ. ಹೀಗಾಗಿ ಟೆಸ್ಟ್ ಸರಣಿಗೂ ಮೊದಲು ಅಭ್ಯಾಸ ಮಾಡಲು ಭಾರತ ತಂಡಕ್ಕೆ ಇದೊಂದು ಉತ್ತಮ ಅವಕಾಶ ಆಗಲಿದೆ. ಸರಣಿಯ ಮೊದಲ ಪಂದ್ಯ ಆಗಸ್ಟ್ ನಾಲ್ಕರಿಂದ ನಡೆಯಲಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಹೇಳಿಕೆ ಪ್ರಕಾರ ಪಂತ್ ಅವರ 10 ದಿನಗಳ ಪ್ರತ್ಯೇಕವಾಸ ಮುಗಿದಿದೆ. ಆದರೆ ಬಯೊಬಬಲ್ ಪ್ರವೇಶಿಸಲು ಸಾಧ್ಯವಾಗಿಲ್ಲ. ಅವರಿಗೆ ಇನ್ನಷ್ಟು ವಿಶ್ರಾಂತಿ ಅಗತ್ಯ ಇರುವುದರಿಂದ ಅಭ್ಯಾಸ ಪಂದ್ಯದಲ್ಲಿ ಕಣಕ್ಕೆ ಇಳಿಸಲು ಸಾಧ್ಯವಿಲ್ಲ. ಶುಭಮನ್ ಗಿಲ್ ಗಾಯಗೊಂಡು ಹೊರಗೆ ಉಳಿದಿರುವುದರಿಂದ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಮಯಂಕ್ ಇನಿಂಗ್ಸ್ ಆರಂಭಿಸಲಿದ್ದಾರೆ. ಹೀಗಾಗಿ ಮಯಂಕ್ ಅವರನ್ನು ತಂಡದ ಆಡಳಿತ ಸೂಕ್ಷ್ಮವಾಗಿ ಗಮನಿಸಲಿದೆ.



ಡರ್ಹ್ಯಾಮ್‌ನಲ್ಲಿ ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಶಾರ್ದೂಲ್ ಠಾಕೂರ್ ಮತ್ತು ಜಸ್‌ಪ್ರೀತ್ ಬೂಮ್ರಾ –ಟ್ವಿಟರ್ ಚಿತ್ರ

ಎಎಫ್‌ಸಿ ಕಪ್: ಬಿಎಫ್‌ಸಿ ಪಂದ್ಯ ಆಗಸ್ಟ್ 15ರಂದು

ಕ್ವಾಲಾಲಂಪುರ (ಪಿಟಿಐ): ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್‌ಬಾಲ್ ಫ್ರಾಂಚೈಸ್ ಬೆಂಗಳೂರು ಎಫ್‌ಸಿ ತಂಡವು ಎಎಫ್‌ಸಿ ಕಪ್ ಪ್ಲೇ ಆಫ್ ಪಂದ್ಯವನ್ನು ಆಗಸ್ಟ್ 15ರಂದು ಈಗಲ್ಸ್ ಎಫ್‌ಸಿ ಎದುರು ಆಡಲಿದೆ. ಏಷ್ಯನ್ ಫುಟ್‌ಬಾಲ್ ಕಾನ್ಫಡರೇಷನ್ ಸೋಮವಾರ ಈ ವಿಷಯ ತಿಳಿಸಿದೆ.

ಮಾಲ್ಡೀವ್ಸ್‌ನಲ್ಲಿ ನಿಗದಿಯಾಗಿರುವ ಟೂರ್ನಿಯ ಎರಡನೇ ಲೆಗ್‌ನ ಗುಂಪು ಹಂತದ ಪಂದ್ಯಗಳನ್ನು ಎಎಫ್‌ಸಿ ಖಚಿತಪಡಿಸಿದೆ.

2016ರ ಎಎಫ್‌ಸಿ ಕಪ್ ರನ್ನರ್ಸ್‌ಅಪ್ ಆಗಿರುವ ಬೆಂಗಳೂರು ಎಫ್‌ಸಿ (ಬಿಎಫ್‌ಸಿ), ಮಾಲ್ಡೀವ್ಸ್‌ನ ಈಗಲ್ಸ್ ಎಫ್‌ಸಿ ಎದುರು ಸೆಣಸಲಿದೆ.

ತಂಡದ ಮೂವರು ಆಟಗಾರರು ಕೋವಿಡ್ ತಡೆ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮೇನಲ್ಲಿ ಬಿಎಫ್‌ಸಿ ಆಡಬೇಕಿದ್ದ ಈಗಲ್ಸ್ ಎಫ್‌ಸಿ ಎದುರಿನ ಪಂದ್ಯವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.

ಪ್ಲೇ ಆಫ್ ಪಂದ್ಯಕ್ಕಾಗಿ ಬಿಎಫ್‌ಸಿ ಈಗಾಗಲೇ ಅಭ್ಯಾಸ ಆರಂಭಿಸಿದೆ.

ಬ್ಯಾಡ್ಮಿಂಟನ್ ಪಟು ಸಿಂಧು, ಟೇಬಲ್ ಟೆನಿಸ್ ಆಟಗಾರ ಶರತ್, ಜಿಮ್ನಾಸ್ಟ್ ಪ್ರಣತಿ ಕಣಕ್ಕೆ

ಭಾರತ ಕ್ರೀಡಾಪಟುಗಳ ಅಭ್ಯಾಸ ಆರಂಭ

ಟೋಕಿಯೊ (ಪಿಟಿಐ): ಕೋವಿಡ್ ಆತಂಕದ ನಡುವೆಯೇ ಪದಕಗಳ ನಿರೀಕ್ಷೆಯೊಂದಿಗೆ ಭಾನುವಾರ ಕ್ರೀಡಾಗ್ರಾಮ ಪ್ರವೇಶಿಸಿರುವ ಭಾರತದ ಕ್ರೀಡಾಪಟುಗಳು ಸೋಮವಾರ ಒಲಿಂಪಿಕ್ಸ್‌ಗೆ ಪೂರ್ವಭಾವಿಯಾಗಿ ಅಭ್ಯಾಸ ಆರಂಭಿಸಿದ್ದಾರೆ.

ಬ್ಯಾಡ್ಮಿಂಟನ್ ಪಟುಗಳಾದ ಪಿ.ವಿ.ಸಿಂಧು, ಬಿ.ಸಾಯಿ ಪ್ರಣೀತ್, ಆರ್ಚರ್‌ಗಳಾದ ದೀಪಿಕಾ ಕುಮಾರಿ, ಅತನು ದಾಸ್, ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್ ಮತ್ತು ಜಿಮ್ನಾಸ್ಟ್ ಪ್ರಣತಿ ನಾಯಕ್ ತಾಲೀಮು ನಡೆಸಿದರು. ಶನಿವಾರ ರಾತ್ರಿ ನವದೆಹಲಿಯಿಂದ ಹೊರಟ ಭಾರತದ ಮೊದಲ ತಂಡ ಭಾನುವಾರ ಕೋವಿಡ್ ನಿಯಮಾವಳಿಗಳ ಪ್ರಕಾರ ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಕ್ರೀಡಾ ಗ್ರಾಮ ಪ್ರವೇಶಿಸಿದ್ದರು.

ಬೆಳಿಗ್ಗೆ ಯುಮೆನೊಶಿಮಾ ಪಾರ್ಕ್‌ನಲ್ಲಿ ಅತನು ದಾಸ್ ಮತ್ತು ದೀಪಿಕಾ ಕುಮಾರಿ ತಮ್ಮ ನೈಪುಣ್ಯಗಳಿಗೆ ಸಾಣೆ ಹಿಡಿಯುವ ಕಾರ್ಯದಲ್ಲಿ ತೊಡಗಿದ್ದರು. ಶರತ್ ಕಮಲ್ ಮತ್ತು ಸತ್ಯನ್ ಟೇಬಲ್ ಮೇಲೆ ಚೆಂಡನ್ನು ಉರುಳಿಸಿ ರ್‍ಯಾಕೆಟ್ ಬೀಸಿದರು. ಭಾರತದಿಂದ ತೆರಳಿರುವ ಏಕೈಕ ಜಿಮ್ನಾಸ್ಟ್ ಪ್ರಣತಿ ಅವರು ಕೋಚ್ ಲಕ್ಷ್ಮಣ್ ಮನೋಹರ್ ಶರ್ಮಾ ಮಾರ್ಗದರ್ಶನದಲ್ಲಿ ಕಸರತ್ತು ನಡೆಸಿದರು.



ಅಭ್ಯಾಸದ ಕಣದಲ್ಲಿ ಪ್ರಣತಿ ನಾಯಕ್ –ಪಿಟಿಐ ಚಿತ್ರ

ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಸ್ಪರ್ಧಿಸಲಿರುವ ಸಿಂಧು ಮತ್ತು ಪ್ರಣೀತ್ ಅವರು ಕೋಚ್ ಪಾರ್ಕ್ ಟೈ ಸ್ಯಾಂಗ್ ಜೊತೆ ಮತ್ತು ಡಬಲ್ಸ್ ಜೋಡಿ ಚಿರಾಗ್ ಶೆಟ್ಟಿ–ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಅವರು ಮಥಿಯಾಸ್ ಬೋಯೆ ಜೊತೆ 'ಕೋರ್ಟ್‌'ಗೆ ತೆರಳಿದರು. ಸೇಲಿಂಗ್ ಪಟುಗಳು ಭಾನುವಾರವೇ 'ನೀರಿಗೆ' ಇಳಿದಿದ್ದಾರೆ.

ಟೋಕಿಯೊದ ಹೊರವಲಯದಲ್ಲಿರುವ ಸೀ ಫಾರೆಸ್ಟ್ ವಾಟರ್‌ವೇನಲ್ಲಿ ಕೋಚ್ ಇಸ್ಮಾಯಿಲ್ ಬೇಗ್ ಮಾರ್ಗದರ್ಶನದಲ್ಲಿ ರೋಯಿಂಗ್ ಪಟುಗಳಾದ ಅರ್ಜುನ್ ಲಾಲ್ ಜಾಟ್ ಮತ್ತು ಅವರಿಂದ ಸಿಂಗ್ ಭಾನುವಾರ ಅಭ್ಯಾಸ ನಡೆಸಿದರು. 15 ಮಂದಿಯನ್ನೊಳಗೊಂಡ ಶೂಟರ್‌ಗಳು ಕೂಡ ಸೋಮವಾರ ಅಭ್ಯಾಸ ಆರಂಭಿಸಿದರು.

ಭಾರತದಿಂದ ಬರುವ ಕ್ರೀಡಾಪಟುಗಳು ಮೂರು ದಿನ ಕಡ್ಡಾಯ ಕ್ವಾರಂಟೈನ್‌ನಲ್ಲಿರಬೇಕು ಎಂದು ಆಯೋಜಕರು ಮೊದಲು ಸೂಚಿಸಿದ್ದರು. ನಂತರ ಈ ನಿರ್ಬಂಧವನ್ನು ಸಡಿಲಿಸಲಾಗಿತ್ತು.

ಮಂಚದ ಮೇಲೆ ಕುಣಿದ ಜಿಮ್ನಾಸ್ಟ್!

ಟೋಕಿಯೊ (ಎಎಫ್‌ಪಿ): ಕ್ರೀಡಾ ಗ್ರಾಮದ ಮಂಚಗಳು ಬಲಿಷ್ಠವಾಗಿಲ್ಲ, ಹೀಗಾಗಿ ಯಾರೂ ಅದರ ಮೇಲೆ ಲೈಂಗಿಕ ಕ್ರಿಯೆಗೆ ಮುಂದಾಗಬೇಡಿ ಎಂದು ಹರಡಿದ್ದ ಸುದ್ದಿಗೆ ಸ್ಪಷ್ಟನೆ ನೀಡಿರುವ ಒಲಿಂಪಿಕ್ಸ್ ಆಯೋಜಕರು ಮಂಚಗಳು ಬಲಿಷ್ಠವಾಗಿವೆ ಎಂದು ಸೋಮವಾರ ಹೇಳಿದ್ದಾರೆ.

ಆಯೋಜಕರ ಹೇಳಿಕೆಗೆ ಪೂರಕವೆಂಬಂತೆ ಐರ್ಲೆಂಡ್‌ನ ಜಿಮ್ನಾಸ್ಟ್ ರೀಸ್ ಮೆಕ್ಲೀನಿಘನ್ ಮಂಚದ ಮೇಲೆ ಕುಣಿದಾಡಿದ ವಿಡಿಯೊ ಸಾಮಾಜಿಕ ತಾಣಗಳಲ್ಲಿ ಹರಿಯಬಿಟ್ಟು ಸುದ್ದಿಯಾಗಿದ್ದಾರೆ.

ಕ್ರೀಡಾಪಟುಗಳು ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಅಂತರ ಕಾಯ್ದುಕೊಳ್ಳುವ ಉದ್ದೇಶಕ್ಕೆ ಪೆಟ್ಟು ಬಿದ್ದಂತಾಗುತ್ತದೆ ಎಂಬ ಕಾರಣದಿಂದ ಒಬ್ಬರಿಗೆ ಮಾತ್ರ ಮಲಗಲು ಸಾಧ್ಯವಾಗುವ ಮಂಚಗಳನ್ನು ನಿರ್ಮಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್‌ನಲ್ಲಿ ಸುದ್ದಿಯಾಗಿತ್ತು.

ಇದಕ್ಕೆ ಸ್ಪಷ್ಟನೆ ನೀಡಿರುವ ಆಯೋಜಕರು ಅಧಿಕೃತ ಟ್ವಿಟರ್ ಖಾತೆಯಲ್ಲಿ ರೀಸ್ ಮೆಕ್ಲೀನಿಘನ್ ಅವರ ವಿಡಿಯೊವನ್ನು ಪೋಸ್ಟ್ ಮಾಡಿ ಸುಳ್ಳು ಸುದ್ದಿಗೆ ಪೆಟ್ಟು ನೀಡಿದ್ದಕ್ಕೆ ಕೃತಜ್ಞತೆಗಳು ಎಂದಿದ್ದಾರೆ.


ರೀಸ್ ಮೆಕ್ಲೀನಿಘನ್ –ಎಎಫ್‌ಪಿ ಚಿತ್ರ

ಕ್ರೀಡಾಪಟುಗಳು ಅಂತರ ಕಾಯ್ದುಕೊಳ್ಳುವುದಕ್ಕಾಗಿ ಇಬ್ಬರು ಕುಳಿತುಕೊಂಡರೆ ಮುರಿಯುವ, ಕಾರ್ಡ್‌ಬೋರ್ಡ್‌ನಿಂದ ನಿರ್ಮಿಸಿದ ಮಂಚಗಳನ್ನು ಕ್ರೀಡಾಗ್ರಾಮದಲ್ಲಿ ಅಳವಡಿಸಲಾಗಿದೆ ಎಂದು ಅಮೆರಿಕದ ದೂರ ಅಂತರದ ಓಟಗಾರ ಪೌಲ್ ಖೆಲಿಮೊ ಟ್ವೀಟ್ ಮಾಡಿದ್ದರು. ಇದರ ಆಧಾರದಲ್ಲಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿತ್ತು.


ಪ್ರತಿ ಮಂಚ 200 ಕಿಲೊಗ್ರಾಂ ತೂಕವನ್ನು ಹೊರುವ ಸಾಮರ್ಥ್ಯ ಹೊಂದಿದೆ ಎಂದು ಮಂಚಗಳನ್ನು ನಿರ್ಮಿಸಿದ ಏರ್‌ವೀವ್ ಕಂಪನಿ ಜನವರಿಯಲ್ಲಿ ತಿಳಿಸಿತ್ತು. ಆಸ್ಟ್ರೇಲಿಯಾದ ಬ್ಯಾಸ್ಕೆಟ್‌ಬಾಲ್ ಆಟಗಾರ ಆ್ಯಂಡ್ರ್ಯೂ ಬೋಗುಟ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಏರ್‌ವೀವ್ ಈ ಸ್ಪಷ್ಟನೆ ನೀಡಿತ್ತು.

'ಮಂಚದ ಮೇಲೆ ಭಾರವಾದ ವಸ್ತುಗಳನ್ನು ಎತ್ತಿ ಹಾಕಿ ಪರೀಕ್ಷೆ ನಡೆಸಲಾಗಿದೆ. ಇಬ್ಬರು ಮಲಗಿದರೂ ಮಂಚಕ್ಕೆ ಏನೂ ಸಂಭವಿಸದು' ಎಂದು ವಕ್ತಾರರು ತಿಳಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ 2020 ಭಾರತದ ಕನಸಿನ ಪಯಣ

ಟೇಬಲ್ ಟೆನಿಸ್‌ನಲ್ಲಿ ಪದಕದ ಭರವಸೆ

ಎಲ್ಲ ಎಂಟು ಆವೃತ್ತಿಗಳಲ್ಲಿ ಪಾಲ್ಗೊಂಡಿದ್ದರೂ ಟೇಬಲ್ ಟೆನಿಸ್ ಕ್ರೀಡೆಯಲ್ಲಿ ಭಾರತಕ್ಕೆ ಒಲಿಂಪಿಕ್ಸ್ ಪದಕ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ಚೀನಾ, ಉತ್ತರ–ದಕ್ಷಿಣ ಕೊರಿಯಾ, ಜಪಾನ್, ಜರ್ಮನಿ ಮುಂತಾದ ದೇಶಗಳ ಟೇಬಲ್ ಟೆನಿಸ್ ಪಟುಗಳು ಪ್ರತಿ ಬಾರಿಯೂ ಸಾಮರ್ಥ್ಯ ತೋರಿ ಪದಕಗಳನ್ನು ಗೆದ್ದು ಸಂಭ್ರಮಿಸುವಾಗ ಭಾರತದ ಪ್ರತಿನಿಧಿಗಳು ಬರಿಗೈಯಲ್ಲಿ ವಾಪಸ್ ಬಂದಿದ್ದಾರೆ. ನಿರಾಸೆಯನ್ನು ಮರೆತು ಪದಕಕ್ಕೆ ಮುತ್ತನ್ನಿಡುವ ನಿರೀಕ್ಷೆಯಲ್ಲಿ ಈ ಬಾರಿ ನಾಲ್ವರು ಟೋಕಿಯೊಗೆ ಪ್ರಯಾಣ ಬೆಳೆಸಿದ್ದಾರೆ.



ಜಿ.ಸತ್ಯನ್ – ರಾಯಿಟರ್ಸ್ ಚಿತ್ರ

ಅಚಂತ ಶರತ್ ಕಮಲ್ –ಪಿಟಿಐ ಚಿತ್ರ

ಮಣಿಕಾ ಭಾತ್ರ –ಪಿಟಿಐ ಚಿತ್ರ

ವಯಸ್ಸಿನಲ್ಲೂ ಅನುಭವದಲ್ಲೂ ಹಿರಿಯರಾಗಿರುವ ಅಚಂತಾ ಶರತ್ ಕಮಲ್ ನೇತೃತ್ವದಲ್ಲಿ ಮಣಿಕಾ ಭಾತ್ರ, ಗಣೇಶ್ವರನ್ ಸತ್ಯನ್ ಮತ್ತು ಸುತೀರ್ಥ ಮುಖರ್ಜಿ ಅವರು ಜಪಾನ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಡುವ ಹುಮ್ಮಸ್ಸಿನಲ್ಲಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಟೇಬಲ್ ಟೆನಿಸ್ ಕ್ರೀಡೆ ಸ್ಥಾನ ಪಡೆದುಕೊಂಡದ್ದು 1988ರ ಸೋಲ್ ಕ್ರೀಡಾಕೂಟದಲ್ಲಿ. 2008ರ ಬೀಜಿಂಗ್ ಕೂಟದ ವರೆಗೆ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್ ವಿಭಾಗದ ಸ್ಪರ್ಧೆಗಳು ಮಾತ್ರ ಇದ್ದವು. ಅನಂತರ ತಂಡ ವಿಭಾಗವನ್ನೂ ಸೇರಿಸಲಾಯಿತು. ಈ ಬಾರಿ ಮಿಶ್ರ ಡಬಲ್ಸ್ ವಿಭಾಗವೂ ಸೇರಿಕೊಂಡಿದೆ.

5ಕ್ಕಿಂತ ಹೆಚ್ಚು ಪದಕ ಗೆದ್ದ ದೇಶಗಳು

ದೇಶ	ಒಟ್ಟು	ಚಿನ್ನ	ಬೆಳ್ಳಿ	ಕಂಚು
ಚೀನಾ	53	28	17	8
ದ.ಕೊರಿಯಾ	18	3	3	12
ಜರ್ಮನಿ	7	-	3	4

20ನೇ ಶತಮಾನದ ಮಧ್ಯಭಾಗದ ವರೆಗೂ ಯುರೋಪ್‌ನ ಹಂಗೇರಿ, ಜೆಕ್ ಗಣರಾಜ್ಯ, ಆಸ್ಟ್ರಿಯಾ ಮತ್ತು ಜರ್ಮನಿ ದೇಶಗಳು ಟೇಬಲ್ ಟೆನಿಸ್‌ನಲ್ಲಿ ಪಾರಮ್ಯ ಮೆರೆದಿದ್ದವು. ಆದರೆ ಇದು ಒಲಿಂಪಿಕ್ ಕ್ರೀಡೆಯಾದ ನಂತರ ಚೀನಾ ಸಂಪೂರ್ಣ ಆಧಿಪತ್ಯ ಸ್ಥಾಪಿಸಿತು. ದಕ್ಷಿಣ ಕೊರಿಯಾ ಮತ್ತು ಜರ್ಮನಿಯ ಸಾಧನೆಯನ್ನೂ ಕಡೆಗಣಿಸುವಂತಿಲ್ಲ.

ಭಾರತ 1988ರಿಂದ ಪ್ರತಿ ಬಾರಿಯೂ ಈ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದೆ. ಈ ಪೈಕಿ ಮೂರು ಬಾರಿ ತಂಡದಲ್ಲಿ ಶರತ್ ಕಮಲ್ ಇದ್ದರು. ಇದು ಅವರಿಗೆ ನಾಲ್ಕನೇ ಒಲಿಂಪಿಕ್ಸ್. ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಅಮೋಘ ಸಾಧನೆ ಮಾಡಿರುವ ಮಣಿಕಾ ಭಾತ್ರ ಮಿಶ್ರ ಡಬಲ್ಸ್‌ನಲ್ಲಿ ಶರತ್ ಕಮಲ್ ಅವರ ಜೋಡಿ. ಭಾರತ, ಟೇಬಲ್ ಟೆನಿಸ್‌ನ ಎರಡಕ್ಕಿಂತ ಹೆಚ್ಚು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಕೂಡ ಇದೇ ಮೊದಲು. ಶರತ್ ಕಮಲ್ ಮತ್ತು ಮಣಿಕಾ 2018ರ ಏಷ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.

ಸತ್ಯನ್ ಮೊದಲ ಬಾರಿ ಒಲಿಂಪಿಕ್ಸ್‌ಗೆ ಆಯ್ಕೆಯಾಗಿದ್ದಾರೆ. ಮಣಿಕಾ ಮತ್ತು ಸುತೀರ್ಥ ಮೇಲೆಯೂ ಭರವಸೆ ಇದೆ. ಆದರೆ ಮಿಶ್ರ ಡಬಲ್ಸ್‌ನಲ್ಲಿ ಭಾರತ ಪದಕ ಗೆಲ್ಲುವ ಸಾಧ್ಯತೆ ಹೆಚ್ಚು ಇದೆ. ತಜ್ಞರ ಅಭಿಪ್ರಾಯ ಮತ್ತು ದೇಶದ ನಿರೀಕ್ಷೆ ಟೇಬಲ್ ಮೇಲೆ ನಿಜವಾಗುವುದೇ ಎಂಬ ಕುತೂಹಲ ಗರಿಗೆದರಿದೆ.

8 ಭಾರತ ಪಾಲ್ಗೊಂಡ ಆವೃತ್ತಿಗಳು

22 ಈ ವರೆಗೆ ಪ್ರತಿನಿಧಿಸಿದವರು

ಸುತೀರ್ಥ ಮುಖರ್ಜಿ
ವಯಸ್ಸು 25
ರ‍್ಯಾಂಕಿಂಗ್ 98

ಮಿಶ್ರ ಡಬಲ್ಸ್
ಶರತ್ ಕಮಲ್–ಮಣಿಕಾ ಭಾತ್ರ
ರ‍್ಯಾಂಕಿಂಗ್ 19

ಪ್ರಸಾರಕ್ಕೆ ದೆಹಲಿ ಹೈಕೋರ್ಟ್ ತಡೆ

ನವದೆಹಲಿ (ಪಿಟಿಐ): ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಪ್ರಸಾರ ಮಾಡದಂತೆ ಅನಧಿಕೃತ ವೆಬ್‌ಸೈಟ್‌ಗಳು ಮತ್ತು ಸ್ಥಳೀಯ ಕೇಬಲ್ ಆಪರೇಟರ್‌ಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಸೂಚಿಸಿದೆ.

ಅನಧಿಕೃತವಾಗಿ ಪ್ರಸಾರ ಮಾಡುವ ವೆಬ್‌ಸೈಟ್‌ಗಳನ್ನು ಸ್ಥಗಿತಗೊಳಿಸುವಂತೆ ಇಂಟರ್ನೆಟ್ ಸೇವೆ ಒದಗಿಸುವ ಸಂಸ್ಥೆಗಳಿಗೆ ತಿಳಿಸಿರುವ ನ್ಯಾಯಾಲಯ ಈ ಸಂಬಂಧ ಅಧಿಕೃತ ಆದೇಶ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ಸೂಚಿಸಿದೆ.

ಒಲಿಂಪಿಕ್ಸ್ ನೇರಪ್ರಸಾರದ ಹಕ್ಕು ಹೊಂದಿರುವ ಸೋನಿ ಪಿಕ್ಚರ್ಸ್ ನೆಟ್‌ವರ್ಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ನೀಡಲಾಗಿದೆ. ಸೋನಿ ಟೆನ್ ನೆಟ್‌ವರ್ಕ್‌ನ ಸೋನಿ ಟೆನ್ 1, ಸೋನಿ ಟೆನ್ 1 ಎಚ್‌ಡಿ, ಸೋನಿ ಟೆನ್ 2, ಸೋನಿ ಟೆನ್ 3, ಸೋನಿ ಟೆನ್ 2 ಎಚ್‌ಡಿ, ಸೋನಿ ಟೆನ್ 3 ಎಚ್‌ಡಿ, ಸೋನಿ ಇಎಸ್‌ಪಿಎನ್, ಸೋನಿ ಇಎಸ್‌ಪಿಎನ್ ಎಚ್‌ಡಿ, ಸೋನಿ ಸಿಕ್ಸ್, ಸೋನಿ ಸಿಕ್ಸ್ ಎಚ್‌ಡಿ ಮುಂತಾದ ಚಾನಲ್‌ಗಳ ಮಾಲೀಕತ್ವ ಸೋನಿ ಪಿಕ್ಚರ್ಸ್ ಬಳಿಯಿದೆ.

ವಾಲಿಬಾಲ್ ಪಟು, ಜಿಮ್ನಾಸ್ಟ್‌ಗೆ ಕೋವಿಡ್

ಟೋಕಿಯೊ (ರಾಯಿಟರ್ಸ್/ಎಎಫ್‌ಪಿ): ಒಲಿಂಪಿಕ್ಸ್‌ನ ಕ್ರೀಡಾ ಗ್ರಾಮದಲ್ಲಿ ಸೋಮವಾರವೂ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅಮೆರಿಕದ ಜಿಮ್ನಾಸ್ಟ್ ಮತ್ತು ಜೆಕ್ ಗಣರಾಜ್ಯದ ಬೀಚ್ ವಾಲಿಬಾಲ್ ಪಟುವಿನಲ್ಲಿ ಸೋಂಕು ಇರುವುದು ದೃಢವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೋಕಿಯೊ ನಗರದ ಇನ್‌ಜೈನಲ್ಲಿರುವ ತಂಡದ ಯುವ ಜಿಮ್ನಾಸ್ಟ್‌ಗೆ ಕೋವಿಡ್ ಇದೆ ಎಂದು ತಿಳಿಸಿರುವ ಅಧಿಕಾರಿ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು. ಈ ನಡುವೆ ಅಮೆರಿಕದ ಯುವ ಟೆನಿಸ್ ಆಟಗಾರ್ತಿ ಕೊಕೊ ಗಫ್ ಸೋಂಕಿಗೆ ಒಳಗಾಗಿದ್ದು ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳದೇ ಇರಲು ನಿರ್ಧರಿಸಿದ್ದಾರೆ.

ಒಲಿಂಪಿಕ್ಸ್ ಸುರಕ್ಷಿತ; ತಜ್ಞರ ಅಭಿಪ್ರಾಯ: ಕೋವಿಡ್ ಪ್ರಕರಣಗಳು ನಿತ್ಯವೂ ವರದಿಯಾಗುತ್ತಿದ್ದರೂ ಒಲಿಂಪಿಕ್ಸ್ ನಡೆಯುವ ಸ್ಥಳ ಸುರಕ್ಷಿತ ಎಂದು ಆರೋಗ್ಯ ಕ್ಷೇತ್ರದ ತಜ್ಞ ಬ್ರಯಾನ್ ಮೆಕ್‌ಲೊಸ್ಕಿ ಅಭಿಪ್ರಾಯಪಟ್ಟಿದ್ದಾರೆ.

'ಸದ್ಯ ವರದಿಯಾಗುತ್ತಿರುವ ಪ್ರಕರಣಗಳು ನಿರೀಕ್ಷಿತ. ಪ್ರಕರಣಗಳನ್ನು ಆದಷ್ಟು ತಹಬದಿಗೆ ತರುವುದಕ್ಕಾಗಿ ನಿತ್ಯವೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದ ಸೋಂಕು ಬೇಗನೇ ಪತ್ತೆಯಾಗುತ್ತಿದ್ದು ಇತರ ಕ್ರೀಡಾಪಟುಗಳಿಂದ ಅವರನ್ನು ದೂರ ಇರಿಸಲು ಸಾಧ್ಯವಾಗುತ್ತಿದೆ' ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ 68 ಶೇಕಡಾ ಮಂದಿ ಒಲಿಂಪಿಕ್ಸ್ ಸುರಕ್ಷಿತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್‌ನ ಪ್ರಮುಖ ಪ್ರಾಯೋಜಕ ಕಂಪನಿಗಳಲ್ಲಿ ಒಂದಾದ ಟೊಯೊಟಾದ ಪ್ರಮುಖರು ಕ್ರೀಡಾಕೂಟಕ್ಕೆ ಸಂಬಂಧಿಸಿದ ಟಿವಿ ಜಾಹೀರಾತು ನೀಡುವುದಿಲ್ಲ ಎಂದು ಸೋಮವಾರ ಘೋಷಿಸಿದೆ.

ಟೆನಿಸ್: ಬೋಪಣ್ಣ ಎಐಟಿಎ ಏಟು–ತಿರುಗೇಟು

ನವದೆಹಲಿ: ಒಲಿಂಪಿಕ್ಸ್‌ನಲ್ಲಿ ಆಡಲು ಅರ್ಹತೆ ಗಳಿಸುವ ವಿಷಯದಲ್ಲಿ ಅಖಿಲ ಭಾರತ ಟೆನಿಸ್ ಸಂಸ್ಥೆ (ಎಐಟಿಎ) ಎಲ್ಲರ ಕಣ್ಣಿಗೆ ಮಣ್ಣೆರಚಿದೆ ಎಂದು ಅನುಭವಿ ಆಟಗಾರ ರೋಹನ್ ಬೋಪಣ್ಣ ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಟೆನಿಸ್ ಸಂಸ್ಥೆ ಸ್ವಂತ ಸಾಮರ್ಥ್ಯದಿಂದ ಅರ್ಹತೆ ಗಳಿಸಲು ಸಾಧ್ಯವಾಗದ ಬೋಪಣ್ಣ ಆಧಾರರಹಿತ ಹೇಳಿಕೆ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ಒಲಿಂಪಿಕ್ಸ್‌ನ ಪುರುಷರ ಡಬಲ್ಸ್ ವಿಭಾಗದಲ್ಲಿ ಸ್ಪರ್ಧಿಸಲು ಬೋಪಣ್ಣ ಮತ್ತು ದಿವಿಜ್ ಶರಣ್ ಅವರ ಹೆಸರನ್ನು ಎಐಟಿಎ ಸೂಚಿಸಿತ್ತು. ಆದರೆ 113ನೇ ರ‍್ಯಾಂಕ್ ಹೊಂದಿದ್ದ ಈ ಜೋಡಿ ಅರ್ಹತೆ ಗಳಿಸಲು ವಿಫಲವಾಗಿತ್ತು. ಈ ನಡುವೆ ಕೊರೊನಾ ಕಾರಣದಿಂದ ಅನೇಕ ಆಟಗಾರರು ಹಿಂದೆ ಸರಿದ ಕಾರಣ ಭಾರತದ ಸುಮಿತ್ ನಗಾಲ್‌ಗೆ ಸಿಂಗಲ್ಸ್‌ನಲ್ಲಿ ಆಡಲು ಅವಕಾಶ ಸಿಕ್ಕಿತ್ತು.

ಇದರಿಂದ ಡಬಲ್ಸ್‌ನಲ್ಲಿ ಆಡಲು ರೋಹನ್‌ಗೂ ಅವಕಾಶ ಒದಗಿದೆ ಎಂದು ಎಐಟಿಎ ಹೇಳಿತ್ತು. ಈ ಹೇಳಿಕೆಗೆ ರೋಹನ್ ಬೋಪಣ್ಣ ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. 'ಅಂತರರಾಷ್ಟ್ರೀಯ ಟೆನಿಸ್ ಫೆಡರೇಷನ್ ನನ್ನ ಮತ್ತು ನಗಾಲ್ ಹೆಸರನ್ನು ಪರಿಗಣಿಸಿರಲಿಲ್ಲ. ನಾಮನಿರ್ದೇಶನದ ಕೊನೆಯ ದಿನ ಕಳೆದ ನಂತರ ಬದಲಾವಣೆ ಸಾಧ್ಯವಿಲ್ಲ ಎಂದೂ ಹೇಳಿತ್ತು. ಇದು ಗೊತ್ತಿದ್ದೂ ಎಐಟಿಎ ಆಟಗಾರರು, ಸರ್ಕಾರ ಮತ್ತು ಮಾಧ್ಯಮದವರಿಗೆ ತಪ್ಪು ಮಾಹಿತಿ ನೀಡಿದೆ' ಎಂದು ಹೇಳಿದ್ದರು. ಅವರಿಗೆ ಸಾನಿಯಾ ಮಿರ್ಜಾ ಬೆಂಬಲ ಸೂಚಿಸಿದ್ದರು.


ರೋಹನ್ ಬೋಪಣ್ಣ

'ಆಟಗಾರರ ಜೋಡಿಯಲ್ಲಿ ಬದಲಾವಣೆ ಮಾಡಲು ಅವಕಾಶ ಇದೆಯೇ ಎಂದು ಕೇಳಿ ಐಟಿಎಫ್‌ಗೆ ಪತ್ರ ಬರೆಯಲಾಗಿದೆ. ಅವರು ಆದಷ್ಟು ಶೀಘ್ರ ಉತ್ತರ ನೀಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಕಣ್ಣಿಗೆ ಮಣ್ಣೆರಚುವ ಪ್ರಶ್ನೆ ಎಲ್ಲಿ ಬಂತು. ಹಾಗೆ ಮಾಡಿದರೂ ಅದರಿಂದ ನಮಗೇನು ಲಾಭ' ಎಂದು ಎಐಟಿಎ ಪ್ರಧಾನ ಕಾರ್ಯದರ್ಶಿ ಅನಿಲ್ ಧುಪರ್ ಪ್ರಶ್ನಿಸಿದ್ದಾರೆ.

'ರೋಹನ್ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಸಮರ್ಪಕ ಮಾಹಿತಿ ಇಲ್ಲದೇ ಟ್ವೀಟ್ ಮಾಡಿದ್ದಾರೆ. ಐಟಿಎಫ್ ನಿಯಮಗಳ ಪ್ರಕಾರ ರೋಹನ್ ಬೋಪಣ್ಣ ಅರ್ಹತೆ ಗಳಿಸುವ ಸಾಧ್ಯತೆಯೇ ಇಲ್ಲ. ಹೀಗಾಗಿ ಅವರ ಹೇಳಿಕೆ ಬಾಲಿಶವಾಗಿದೆ. ಸಾನಿಯಾ ಹೇಳಿಕೆ ಅವರ ಘನತೆಗೆ ತಕ್ಕದಲ್ಲ' ಎಂದು ಹೇಳಿಕೆಯಲ್ಲಿ ಎಐಟಿಎ ಖಾರವಾಗಿ ಹೇಳಿದೆ.

ಲೂಯಿಸ್ ಹ್ಯಾಮಿಲ್ಟನ್‌ಗೆ ಜನಾಂಗೀಯ ನಿಂದನೆ: ಖಂಡನೆ

ಲಂಡನ್ (ಎಪಿ): ಏಳು ಬಾರಿಯ ವಿಶ್ವ ಚಾಂಪಿಯನ್ ಲೂಯಿಸ್ ಹ್ಯಾಮಿಲ್ಟನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜನಾಂಗೀಯ ನಿಂದನೆ ವ್ಯಕ್ತವಾಗಿದ್ದನ್ನು, ಫಾರ್ಮುಲಾ ಒನ್ ಮತ್ತು ಎಫ್‌ಐಎ ಖಂಡಿಸಿವೆ.

ಮರ್ಸಿಡಿಸ್ ಚಾಲಕ, ಬ್ರಿಟನ್‌ನ ಹ್ಯಾಮಿಲ್ಟನ್ ಭಾನುವಾರ ಬ್ರಿಟಿಷ್ ಗ್ರ್ಯಾನ್‌ಪ್ರಿಯಲ್ಲಿ ಚಾಂಪಿಯನ್ ಆಗಿದ್ದರು. ರೇಸ್ ವೇಳೆ ಅವರ ಮತ್ತು ಎದುರಾಳಿ ರೆಡ್‌ಬುಲ್ ತಂಡದ ಮ್ಯಾಕ್ಸ್ ವರ್ಸ್ಟ್ಯಾಪನ್ ಅವರ ಕಾರುಗಳ ನಡುವೆ ಅಪಘಾತ ಸಂಭವಿಸಿ ವರ್ಸ್ಟ್ಯಾಪನ್ ರೇಸ್‌ನಿಂದ ಹೊರಗುಳಿದಿದ್ದರು. ಚಾಂಪಿಯನ್‌ಷಿಪ್‌ನ ಬಳಿಕ ಹ್ಯಾಮಿಲ್ಟನ್ ಅವರನ್ನು ಜನಾಂ ಗೀಯ ನಿಂದನೆಗೆ ಗುರಿ ಮಾಡಲಾಗಿತ್ತು.

'ಜನಾಂಗೀಯ ನಿಂದನೆಯಯನ್ನು ಬಲವಾಗಿ ಖಂಡಿಸುತ್ತೇವೆ. ನಮ್ಮ ಕ್ರೀಡೆಯಲ್ಲಿ ಇಂತಹವರಿಗೆ ಜಾಗವಿಲ್ಲ' ಎಂದು ಫಾರ್ಮುಲಾ ಒನ್, ಎಫ್‌ಐಎ ಮತ್ತು ಮರ್ಸಿಡಿಸ್ ಹೇಳಿಕೆ ನೀಡಿವೆ.